

تكوين

بِالنَّهَارِ وَاللَّيْلِ وَتَفَرَّقَ بَيْنَ النُّورِ وَالظَّلَامِ. وَرَأَى اللَّهُ ذَلِكَ

- ١ في البدء خلق الله السماوات والأرض، ٢ وإذ كانت الأرض مشوشة ومقفرة وتكتنف الظلمة وجه المياه، وإذ كان روح الله يرفرف على سطح المياه، ٣ أمر الله: «ليكن نور»، فصار نور، ٤ ورأى الله النور فاستحسنه وفصل بينه وبين الظلام. ٥ وسمى الله النور نهاراً، أما الظلام فسماه ليلاً. وهكذا جاء مساءً أعقبه صباح، فكان اليوم الأول. ٦ ثم أمر الله: «ليكن جلد يجز بين مياه ومياه»، ٧ فخلق الله الجلد، وفرق بين المياه التي تحلها السحب والمياه التي تغمر الأرض. وهكذا كان. ٨ وسمى الله الجلد سماءً. ثم جاء مساءً أعقبه صباح فكان اليوم الثاني. ٩ ثم أمر الله: «لتجتمع المياه التي تحت السماء إلى موضع واحد، ولتظهر اليابسة»، وهكذا كان. ١٠ وسمى الله اليابسة أرضاً والمياه المجتمعة بحاراً. ورأى الله ذلك فاستحسنه. ١١ وأمر الله: «لتنبئ الأرض خضرة، وشجراً مثمرًا فيه بزءه الذي ينتج ثمراً يجنسه في الأرض»، وهكذا كان. ١٢ فأنبئت الأرض كل أنواع الأعشاب والبقول التي تحمل بزوراً من جنسها، والأشجار التي تحمل أثماراً ذات بذور حسب نوعها. ورأى الله ذلك فاستحسنه. ١٣ وجاء مساءً أعقبه صباح فكان اليوم الثالث. ١٤ ثم أمر الله: «لتكن أنوار في قبة السماء لتفرق بين النهار والليل، فتكون علامات لتحديد أزمانه وأيامه وسنينه. وتكون أيضاً أنواراً في قبة السماء لضيء الأرض»، وهكذا كان. ١٥ وخلق الله نورين عظيمين، النور الأكبر ليشرق في النهار، والنور الأصغر لضيء في الليل، كما خلق النجوم أيضاً. ١٦ وجعلها الله في قبة السماء لضيء الأرض، ١٨ لتتحكم

আদিপুস্তক

১ আদিতে ঈশ্বৰে আকাশ-মণ্ডল আৰু পৃথিৱী সৃষ্টি কৰিলে।
২ পৃথিৱীৰ আকাৰ নাছিল আৰু সম্পূৰ্ণ শূণ্য আছিল; তাৰ ওপৰত আন্ধাৰে ঢকা অগাধ জল আছিল আৰু ঈশ্বৰৰ আত্মাই সেই জলৰ ওপৰত উমাই আছিল। ৩ ঈশ্বৰে ক'লে, "পোহৰ হওক," তেতিয়া পোহৰ হ'ল। ৪ ঈশ্বৰে পোহৰক অতি উত্তম দেখিলে; তেওঁ আন্ধাৰৰ পৰা পোহৰক পৃথক কৰিলে। ৫ পাছত ঈশ্বৰে পোহৰৰ নাম "দিন" আৰু আন্ধাৰৰ নাম "ৰাতি" হ'ল। এইদৰে গধূলি হ'ল আৰু পুৱা হোৱাত এক দিন হ'ল। পাছত ঈশ্বৰে পোহৰৰ নাম দিন, আৰু আন্ধাৰৰ নাম ৰাতি থলে। গধূলি আৰু পুৱা হোৱাত প্ৰথম দিন হ'ল। ৬ তাৰ পাছত ঈশ্বৰে ক'লে, "জলৰ মাজত ভাগ হৈ এক বিস্তৃত খালী অংশ হওঁক আৰু ই জলক দুভাগ কৰক।" ৭ এইদৰে ঈশ্বৰে জলৰ মাজত এক খালী অংশৰ সৃষ্টি কৰিলে আৰু তলত থকা জল ভাগৰ পৰা ওপৰৰ জল ভাগক পৃথক কৰিলে; তাতে তেনেদৰেই হ'ল। ৮ ঈশ্বৰে সেই বিস্তৃত খালী অংশৰ নাম "আকাশ" ৰাখিলে। গধূলি আৰু পুৱা হ'লত, দ্বিতীয় দিন হ'ল। ৯ তাৰ পাছত ঈশ্বৰে ক'লে, "আকাশৰ তলত থকা জল ভাগ এক ঠাইত আহি গোট খাওঁক আৰু শুকান ভূমি ওলাওক;" তেতিয়া তেনেদৰেই হ'ল। ১০ ঈশ্বৰে শুকান ভূমিৰ নাম "স্থল" আৰু গোট খোৱা জল ভাগৰ নাম "সমুদ্ৰ" হ'ল; তেতিয়া ঈশ্বৰে ইয়াক উত্তম দেখিলে। ১১ ঈশ্বৰে ক'লে, "ভূমিয়ে ঘাঁহ-বন, শস্য উৎপাদনকাৰী উদ্ভিদ আৰু বীজ থকা গছ উৎপন্ন কৰক; বিভিন্ন ধৰণৰ ভিতৰত গুটি থকা ফলৰ গছ স্থলভাগৰ ওপৰত গজি উঠক।" তাতে তেনেদৰেই হ'ল; ১২ ভূমিত ঘাঁহ-বন, শস্যদায়ী উদ্ভিদ আৰু বীজ থকা গছ উৎপন্ন হ'ল; বিভিন্ন ধৰণৰ ফলৰ গছ হ'ল আৰু ফলৰ ভিতৰত গুটি হ'ল। তেতিয়া ঈশ্বৰে এইবোৰ উত্তম দেখিলে। ১৩ গধূলি আৰু পুৱা হোৱাৰ পাছত তৃতীয় দিন হ'ল। ১৪ তাৰ পাছত ঈশ্বৰে ক'লে, "পোহৰ হ'বলৈ আকাশত অনেক জ্যোতিবোৰ হওঁক; সেই পোহৰে ৰাতিৰ পৰা দিনক পৃথক কৰিব। সেইবোৰ বেলেগ বেলেগ ঋতু, দিন আৰু বছৰৰ চিন ৰূপে ব্যৱহাৰ হওঁক। ১৫ সেইবোৰে পৃথিৱীৰ ওপৰত পোহৰ দিবলৈ আকাশত প্ৰদীপস্বৰূপ হওঁক।" তেতিয়া তেনেদৰেই হ'ল। ১৬ ঈশ্বৰে দিনৰ ওপৰত অধিকাৰ চলাবলৈ এক মহা-জ্যোতি, আৰু ৰাতিৰ ওপৰত অধিকাৰ চলাবলৈ তাতকৈ এক ক্ষুদ্ৰ-জ্যোতি, এই দুই বৃহৎ জ্যোতি আৰু তৰাবোৰকো নিৰ্মাণ কৰিলে। ১৭ ঈশ্বৰে সেইবোৰক আকাশৰ মাজত স্থাপন কৰিলে যাতে সেইবোৰে পৃথিৱীৰ ওপৰত পোহৰ দিয়ে; ১৮ দিন আৰু ৰাতিৰ ওপৰত অধিকাৰ চলায় আৰু

আন্ধাৰৰ পৰা পোহৰক পৃথক কৰে। তেতিয়া ঈশ্বৰে ইয়াক উত্তম দেখিলে। ১৯ গধূলি আৰু পুৱা হোৱাৰ পাছত চতুৰ্থ দিন হ'ল। ২০ তাৰ পাছত ঈশ্বৰে ক'লে, "বিভিন্ন প্ৰাণীৰে জল ভাগ পূৰ্ণ হওঁক আৰু পৃথিৱীৰ ওপৰ ভাগত আকাশৰ মাজত চৰাইবোৰ উড়ি ফুৰক।" ২১ এইদৰে ঈশ্বৰে ডাঙৰ ডাঙৰ সাগৰীয় প্ৰাণী, জলৰ মাজত বিচৰণ কৰা বিভিন্ন প্ৰকাৰৰ উৰণ প্ৰাণী আৰু নানাবিধ ডেউকা থকা চৰাই সৃষ্টি কৰিলে; তেতিয়া ঈশ্বৰে এইবোৰ উত্তম দেখিলে। ২২ ঈশ্বৰে সেইবোৰক আশীৰ্বাদ কৰি ক'লে, "বংশ বৃদ্ধি কৰি তোমালোকে নিজৰ সংখ্যা বঢ়াই তোলা আৰু সমুদ্ৰবোৰৰ পানী পৰিপূৰ্ণ কৰা; পৃথিৱীৰ ওপৰত চৰাইবোৰেও নিজৰ সংখ্যা বৃদ্ধি কৰক।" ২৩ গধূলি আৰু পুৱা হোৱাৰ পাছত পঞ্চম দিন হ'ল। ২৪ তাৰ পাছত ঈশ্বৰে ক'লে, "পৃথিৱীত বিভিন্ন ধৰণৰ প্ৰাণী উৎপন্ন হওঁক; ঘৰচীয়া পশু, বগাই ফুৰা প্ৰাণী আৰু নানা বিধ বনৰীয়া জন্তু উৎপন্ন হওঁক।" তাতে তেনেকুৱাই হ'ল। ২৫ ঈশ্বৰে বিভিন্ন বনৰীয়া জন্তু, বিভিন্ন ঘৰচীয়া পশু আৰু মাটিত বগাই ফুৰা বিভিন্ন প্ৰাণী নিৰ্মাণ কৰিলে। তেতিয়া ঈশ্বৰে এইবোৰ উত্তম দেখিলে। ২৬ তাৰ পাছত ঈশ্বৰে ক'লে, "আমি নিজৰ প্ৰতিমূৰ্তিৰ দৰে আমাৰ সাদৃশ্যেৰে মানুহ নিৰ্মাণ কৰোঁহক; তেওঁলোকে সমুদ্ৰৰ মাছ, আকাশৰ চৰাই, ঘৰচীয়া পশু, সমুদায় পৃথিৱী আৰু পৃথিৱীত বগাই ফুৰা প্ৰাণীৰ ওপৰত অধিকাৰ চলাওঁক।" ২৭ তেতিয়া ঈশ্বৰে নিজৰ প্ৰতিমূৰ্তিৰে মানুহ সৃষ্টি কৰিলে; ঈশ্বৰে নিজৰ প্ৰতিমূৰ্তিৰেই মানুহ সৃষ্টি কৰিলে; তেওঁ তেওঁলোকক পুৰুষ আৰু স্ত্ৰী কৰি সৃষ্টি কৰিলে। ২৮ পাছত ঈশ্বৰে তেওঁলোকক আশীৰ্বাদ কৰি ক'লে, "তোমালোক বহুবংশ হোৱা; বাঢ়ি বাঢ়ি পৃথিৱীখন পৰিপূৰ্ণ কৰা আৰু তাক বশীভূত কৰা; সমুদ্ৰৰ মাছ; আকাশৰ চৰাই, আৰু পৃথিৱীৰ ওপৰত বিচৰণ কৰা সকলো প্ৰাণীৰ ওপৰত অধিকাৰ চলোৱা।" ২৯ ঈশ্বৰে ক'লে, "চোৱা, গোটেই পৃথিৱীৰ ওপৰিভাগত গুটি উৎপন্ন কৰা গছ আৰু ভিতৰত গুটি থকা সকলো ফলধৰা গছ মই তোমালোকক দিলোঁ; সেয়ে তোমালোকৰ আহাৰ হ'ব। ৩০ সকলো বনৰীয়া জন্তু, আকাশৰ সকলো চৰাই আৰু মাটিত বগাই ফুৰা সকলো প্ৰাণীৰ আহাৰৰ কাৰণে সকলো কোঁটা বন দিলোঁ।" তাতে তেনেকুৱাই হ'ল। ৩১ পাছত ঈশ্বৰে নিজে নিৰ্মাণ কৰা সকলোকে চালে। সেইবোৰ চাই অতি উত্তম পালে। গধূলি আৰু পুৱা হোৱাৰ পাছত ষষ্ঠ দিন হ'ল।

২ এনেদৰে আকাশ-মণ্ডল আৰু পৃথিৱী নিৰ্মাণ কৰা হ'ল; আৰু উভয়কে সকলোৰে পৰিপূৰ্ণ কৰা হ'ল। ২ ইতিমধ্যে ঈশ্বৰে তেওঁৰ কাম শেষ কৰি সপ্তম দিনত সোমাল আৰু সেইদিনা সকলো কাৰ্যৰ পৰা তেওঁ বিশ্রাম ল'লে। ৩ ঈশ্বৰে সেই সপ্তম দিনক আশীৰ্বাদ কৰি পবিত্ৰ

Yaradılış

1 Başlanğıcda Allah göyləri və yeri yaratdı.

2 Yer quruluşsuz və boş idi. Dərin sular üzərində qaranlıq var idi. Allahın Ruhı suların üzərində dolaşırdı. **3** Allah dedi: «Qoy işıq olsun». Işıq oldu. **4** Allah gördü ki, işıq yaxşıdır. Sonra O, işığı qaranlıqdan ayırdı. **5** Allah işığı «gündüz», qaranlığı isə «gecə» adlandırdı. Axşam oldu, səhər açıldı; bu, birinci gün idi. **6** Sonra Allah dedi: «Qoy suların arasında bir qübbə olsun və suları bir-birindən ayırsın». **7** Allah qübbəni düzəltdi və qübbənin altındakı suları onun üstündəki sulardan ayırdı. Belə də oldu. **8** Allah qübbəni «göy» adlandırdı. Axşam oldu, səhər açıldı; bu, ikinci gün idi. **9** Sonra Allah dedi: «Qoy göyün altındakı sular bir yerə yığılsın ki, quru görünsün». Belə də oldu. **10** Allah qurunu «yer», su yığımlarını isə «dənizlər» adlandırdı. Allah gördü ki, bu, yaxşıdır. **11** Sonra Allah dedi: «Qoy yer üzünü bitkilər yetirsin: toxumlar bitirən ot-ələf və torpaqda hər növ bəhərli ağaclar yetişsin. Ağaclar meyvə gətirsin və toxumları meyvələrinin içində olsun». Belə də oldu. **12** Yer üzünü bitkilər yetirdi: hər növ toxum bitirən ot-ələf və hər növ ağac yetişdi. Ağaclar meyvə gətirirdi və toxumları meyvələrinin içində idi. Allah gördü ki, bu, yaxşıdır. **13** Axşam oldu, səhər açıldı; bu, üçüncü gün idi. **14** Sonra Allah dedi: «Qoy göy qübbəsində gecəni gündüzdən ayıran çıraqlar olsun. Onlar işarələri, fəsilləri və günlərlə illəri göstərsin. **15** Qoy onlar göy qübbəsində çıraq olub, yer üzünə işıq saçsın». Belə də oldu. **16** Allah iki böyük çıraq düzəltdi: gündüzü idarə etmək üçün böyük çıraq, gecəni idarə etmək üçün kiçik çıraq. O həmçinin ulduzları düzəltdi. **17** Allah onları göy qübbəsinə qoydu ki, yer üzünə işıq saçsın, **18** gündüzü və gecəni idarə etsin, işığı qaranlıqdan ayırsın. Allah gördü ki, bu, yaxşıdır. **19** Axşam oldu, səhər açıldı; bu, dördüncü gün idi. **20** Sonra Allah dedi: «Qoy sular çoxlu canlı məxluqlarla qaynaşsın, yer üstündəki göy qübbəsində quşlar uçsun». **21** Allah nəhəng su əjdahalarını və suda qaynaşan hər növ bütün sürünən canlı məxluqları, həmçinin hər növ bütün qanadlı

quşları yaratdı. Allah gördü ki, bu, yaxşıdır. **22** Allah onlara bərəkət verərək dedi: «Törəyib çoxalın və dənizlərdəki suları doldurun, quşlar da yer üzündə çoxalsın». **23** Axşam oldu, səhər açıldı; bu, beşinci gün idi. **24** Sonra Allah dedi: «Qoy yer üzünü hər növ canlı məxluqlar – hər növ ev heyvanları, sürünən canlılar və çöl heyvanları əmələ gətirsin». Belə də oldu. **25** Allah hər növ çöl heyvanlarını, hər növ ev heyvanlarını və yerdə sürünən bütün canlıları yaratdı. Allah gördü ki, bu, yaxşıdır. **26** Sonra Allah dedi: «Öz surətimizə və bənzərimizə görə insanı yaradaq. Qoy o, dənizdəki heyvanlara, göydəki quşlara, yerdəki heyvanlara, bütün yer üzünə və yerdə sürünən canlıların hamısına hökmranlıq etsin». **27** Allah insanı Öz surətində yaratdı, Allahın surətində yaratdı, onları kişi və qadın olaraq yaratdı. **28** Allah onlara xeyir-dua verərək dedi: «Törəyib çoxalın və yer üzünü bürüyüb ona sahib olun: dənizdəki heyvanlar, göydəki quşlar, yerdə sürünən bütün canlılar üzərində hökmranlıq edin». **29** Allah dedi: «Budur, yer üzündə toxum verən bütün ot-ələfi və meyvələrində toxumu olan bütün ağacların bəhərini sizə verirəm ki, qidalanasınız. **30** Yerdəki heyvanların, göydəki quşların və yerdə sürünən canlıların hamısına – nəfəsi olan bütün canlılara isə yem olmaq üçün bütün yaşıl otları verirəm». Belə də oldu. **31** Allah gördü ki, yaratdığı hər şey çox yaxşıdır. Axşam oldu, səhər açıldı; bu, altıncı gün idi.

2 Göylər və yer, oradakı hər şey beləcə tamamlandı. **2** Allah yeddinci günə qədər gördüyü işləri qurtardı və yeddinci gün gördüyü işlərdən ayrılıb istirahət etdi. **3** Allah yeddinci günə bərəkət verdi və onu təqdis etdi, çünki gördüyü bütün yaratma işini qurtarıb həmin gün istirahət etdi. **4** Rəbb Allahın göyləri və yeri yaratmasının hekayəti belədir: Rəbb Allah göyləri və yeri yaradanda **5** yer üzündə heç bir bitki yox idi, heç bir çöl otu da bitmirdi, çünki Rəbb Allah yer üzünə hələ yağış göndərməmişdi və torpağı becərən insan da yaranmamışdı. **6** Amma yerdən su çıxırdı və bütün torpağı sulayırdı. **7** Rəbb Allah yerin torpağından insanı düzəltdi və onun burnuna həyat nəfəsi

Mui

1 Musa: hemonega, bisili esoga, Gode da mu amola osobo bagade degabo hahamoi. **2** Osobo bagade da liligi hame galu. Hano gafululi hamonana fawane amo gasi dunasi ganodini ba: i. Gode Ea A: silibu da hano dabua gadodidi lalalu. **3** Amalalu, Gode E amane sia: i, "Hadigi misa." Ea sia: beba: le, hadigi misi dagoi. **4** Gode da hadigi amo hahawane ba: i. Amalalu, E da hadigi amola gasi dunasi afafai. **5** Hadigi amoma E da "eso" dio asuli. Gasi dunasi amoma E da "gasi" dio asuli. Daeya asili, hahabe doaga: i, amo eso age da baligi dagoi ba: i. **6** Amalalu, Gode da hamoma: ne sia: beba: le, hisi sogebi amo hano amoga gududili amola hano gadodili amo afafama: ne misi. Hisi sogebi amoma E da 'mu' dio asuli. Daeya asili hahabe doaga: i, amo eso ageyadu da baligi dagoi ba: i. **9** Amalalu, Gode E amane hamoma: ne sia: i, "Hano amo mu hagudu gala amo gilisili, osobo hafoga: i ba: ma: ne misa!" E amane sia: beba: le, osobo da ba: i dagoi. **10** Osobo hafoga: i amoma Gode da 'Osobo' dio asuli. Amola hano gilisi amoma E da 'Hano Wayabo Bagade' dio asuli. Gode da Ea hamoi da noga: idafa ba: i. **11** Amalalu, Gode da amane hamoma: ne sia: i, "Osobo amoga ifa amola gisi heda: ma. Ifa amola gisi ilia aligi hou defele dulu amola fage legema: ne heda: ma: ma!" Amalalu, Gode Ea hamoma: ne sia: i defele ba: i. **12** Gisi amo ilia aligi defele fage legei amola ifa amo ilia aligi defele dulu (amo ganodini fage ba: i) legei da osoboga heda: i. Gode da Ea hamoi noga: idafa ba: i. **13** Daeya asili, hahabe doaga: i, amo eso osoda da baligi dagoi ba: i. **14** Amola Gode E amane hamoma: ne sia: i, "Mu amoga, gamali amo da gasi amola eso afafamusa: , eso, ode, anegagi oubi amola gibu dasu oubi, amo huluanema defei dawa: ma: ne, gamali misa! **15** Gamali da mu amoga nenanebeba: le, osobo bagadega hadigi imunu galebe." Amo hamoma: ne sia: beba: le, gamali ba: i. **16** Gode da gamali bagade aduna hahamoi. Eso da ha ouligima: ne amola oubi da gasi ouligima: ne, E hahamoi. Amola E da gasumuni hahamoi dagoi. **17** Gode da amo gamali osobo bagadega hadigi olelema: ne muagadodi ligisi. **18** Eso amola gasi amoma ouligisu dialoma: ne, amola hadigi amola gasi amo afafamusa: , E da amo gamali ligisi. Gode da Ea hamoi noga: idafa ba: i. **19** Daeya

asili, hahabe doaga: i, amo eso biyadu da baligi dagoi ba: i. **20** Amalalu Gode da amane hamoma: ne sia: i "Hano ganodini esalebe fi osea: idafa hano wayabo huluane nabama: ne misa! Hisi amo ganodini amola sio fi da amo nabama: ne misa!" **21** Amola Gode da menabo bagadedafa hahamoi amola hano ganodini esalebe fi liligi, amola sio fi huluane hahamoi dagoi. Amola Gode da Ea hahamoi huluane hahawane ba: i. **22** E da amo fi huluane ilima hahawane dogolegema: ne sia: i. Hano ganodini fi liligi ilima ilia mano lale, hano wayabo bagade nabama: ne amola sio fi osobo bagadega gilisima: ne, E da ilima mano lama: ne sia: i. **23** Daeya asili hahabe doaga: i, amo eso bi da baligi dagoi ba: i. **24** Amalalu, Gode amane hamoma: ne sia: i, "Esalebe liligi amo lai gebo, ohe fi amola liligi huluane da osoboba: le lafia: dalebe, amo ilia fi defele osoboga misa!" E da hamoma: ne sia: beba: le, huluane ba: i dagoi. **25** Gode da ohe fi ilia fi defele, lai gebo amola liligi osoboba: le lafia: dalebe, amo huluane ilia fi defele hahamoi. Gode da Ea hahamoi liligi huluane hahawane ba: i. **26** Amalalu, Gode amane hamoma: ne sia: i, "Ninia wali dunu fi amo ninia: agoaila hamomu. Dunu fi ilia da hano wayabo bagade menabo fi, sio fi mu amo ganodini esala, ohe fi amola osobo bagade liligi huluane osoboba: le lafia: dalebe, ilia da amo huluanema ouligisu esalumu." **27** Amaiba: le, Gode da dunu amo Ea hou defele hamoma: ne, hamoi dagoi. E da dunu fi amo dunu amola uda hamoi dagoi. **28** Gode da elama hahawane dogolegema: ne sia: i. E da elama amane hamoma: ne sia: i, "Ali gilisili fima! Mano bagohame lale, osobo bagade nabalesima! Osobo bagade, hano wayabo bagade menabo fi, mu amo ganodini sio fi, amola liligi huluane osoboba: le lafia: dalebe ilima alia ouligisa esaloma!" **29** Amalalu, Gode amane sia: i, "Osobo bagade amo ganodini, gisi amola ifa amo da fage legesa, liligi huluane amo ali moma: ne Na da alima iaha." **30** Amola E eno amane sia: i, "Na da mola: ya: i gisi liligi huluane amo osobo bagade ohe fi amola sio fi mu amo ganodini amola liligi osoboba: le lafia: dalebe, ilia moma: ne ilima iaha." E da amo sia: beba: le amo hou da doaga: i dagoi ba: i. **31** Gode da Ea hahamoi liligi huluane ba: i dagoiba: le, E da huluane noga: idafa ba: i. Amola daeya asili, hahabe doaga: i, amo eso gafe da baligi dagoi ba: i.

আদিপুস্তক

1 শুরুতে ঈশ্বর আকাশমণ্ডল ও পৃথিবী সৃষ্টি করলেন।

2 এমতাবস্থায় পৃথিবী নিরবয়ব ও ফাঁকা ছিল, গভীরের উপরের স্তরে অন্ধকার ছেয়ে ছিল, এবং ঈশ্বরের আত্মা জলের উপর ভেসে বেড়াচ্ছিলেন। 3 আর ঈশ্বর বললেন, “আলো হোক,” এবং আলো হল। 4 ঈশ্বর দেখলেন যে সেই আলো ভালো হয়েছে, এবং তিনি অন্ধকার থেকে আলোকে বিচ্ছিন্ন করলেন। 5 ঈশ্বর আলোকে “দিন” নাম দিলেন এবং অন্ধকারকে “রাত” নাম দিলেন। সন্ধ্যা হল এবং সকাল হল—এই হল প্রথম দিন। 6 আর ঈশ্বর বললেন, “পৃথিবীর জল থেকে আকাশের জলকে আলাদা করার জন্য এই দুই ধরনের জলের মাঝখানে উন্মুক্ত এলাকা তৈরি হোক।” 7 অতএব ঈশ্বর উন্মুক্ত এলাকা তৈরি করলেন এবং সেই এলাকার উপরের ও নিচের জলকে আলাদা করে দিলেন। আর তা সেইমতোই হল। 8 ঈশ্বর সেই উন্মুক্ত এলাকাকে “আকাশ” নাম দিলেন। আর সন্ধ্যা হল ও সকাল হল—এই হল দ্বিতীয় দিন। 9 আর ঈশ্বর বললেন, “আকাশের নিচের সব জল এক স্থানে জমা হোক, এবং শুকনো জমি দৃষ্টিগোচর হোক।” আর তা সেইমতোই হল। 10 ঈশ্বর সেই শুকনো জমির নাম দিলেন “ভূমি” এবং জমা জলকে তিনি “সমুদ্র” নাম দিলেন। আর ঈশ্বর দেখলেন যে সেটি ভালো হয়েছে। 11 পরে ঈশ্বর বললেন, “ভূমি গাছপালা উৎপন্ন করুক: সেগুলির বিভিন্ন ধরন অনুসারে ভূমিতে উৎপন্ন সবীজ লতাগুল্ম ও বীজ সমেত ফল উৎপাদনকারী গাছ উৎপন্ন হোক।” আর তা সেইমতোই হল। 12 ভূমি গাছপালা উৎপন্ন করল: নিজস্ব প্রজাতি অনুসারে বীজ উৎপাদনকারী লতাগুল্ম এবং নিজস্ব প্রজাতি অনুসারে বীজ সমেত ফল উৎপাদনকারী গাছ উৎপন্ন হল। এবং ঈশ্বর দেখলেন যে সেগুলি ভালো হয়েছে। 13 আর সন্ধ্যা হল ও সকাল হল—এই হল তৃতীয় দিন। 14 আর ঈশ্বর বললেন, “রাত থেকে দিনকে আলাদা করার জন্য আকাশের উন্মুক্ত এলাকায় জ্যোতি হোক, এবং বিভিন্ন ঋতু, দিন ও বছর চিহ্নিত করার জন্য এগুলি নিদর্শনরূপে কাজ করুক, 15 আর পৃথিবীতে আলো দেওয়ার জন্য এগুলি আকাশের উন্মুক্ত এলাকায় আলোর উৎস হয়ে যাক।” আর তা সেরকমই হল। 16 ঈশ্বর দুটি বড়ো জ্যোতি তৈরি করলেন—দিন নিয়ন্ত্রিত করার জন্য অপেক্ষাকৃত বড়ো জ্যোতি এবং রাত নিয়ন্ত্রিত করার জন্য অপেক্ষাকৃত ছোটো জ্যোতি। তিনি তারকামালাও তৈরি করলেন। 17 পৃথিবীতে আলো দেওয়ার জন্য ঈশ্বর সেগুলিকে আকাশের

উন্মুক্ত এলাকায় বসিয়ে দিলেন, 18 যেন সেগুলি দিন ও রাতের উপরে প্রভুত্ব করতে পারে, এবং অন্ধকার থেকে আলোকে আলাদা করতে পারে। আর ঈশ্বর দেখলেন যে তা ভালো হয়েছে। 19 আর সন্ধ্যা হল এবং সকাল হল—এই হল চতুর্থ দিন। 20 আর ঈশ্বর বললেন, “জলে জীবিত প্রাণীর ঝাঁক দেখা যাক এবং আকাশে পৃথিবীর উপর পাখিরা উড়ে বেড়াক।” 21 তাই ঈশ্বর সমুদ্রের বড়ো বড়ো প্রাণীদের এবং জলে থাকা প্রত্যেকটি জীবিত ও গতিশীল জীবকে তাদের প্রজাতি অনুসারে, এবং প্রত্যেকটি ডানায়ুক্ত পাখিকে তাদের প্রজাতি অনুসারে সৃষ্টি করলেন। আর ঈশ্বর দেখলেন যে তা ভালো হয়েছে। 22 ঈশ্বর তাদের আশীর্বাদ করে বললেন, “ফলবান হও ও সংখ্যায় বৃদ্ধি পেয়ে সমুদ্রের জল ভরিয়ে তোলো, এবং পৃথিবীর বুকে পাখিরাও সংখ্যায় বৃদ্ধি পাক।” 23 আর সন্ধ্যা হল এবং সকাল হল—এই হল পঞ্চম দিন। 24 আর ঈশ্বর বললেন, “ভূমি নিজস্ব প্রজাতি অনুসারে জীবিত প্রাণী উৎপন্ন করুক: গৃহপালিত পশু, জমির সরীসৃপ প্রাণী, এবং বন্যপশু, প্রত্যেকে নিজস্ব প্রজাতি অনুসারেই হোক।” আর তা সেইমতোই হল। 25 বন্যপশুদের তাদের নিজস্ব প্রজাতি অনুসারে, গৃহপালিত পশুদের তাদের নিজস্ব প্রজাতি অনুসারে, এবং জমির সরীসৃপ প্রাণীদের তাদের নিজস্ব প্রজাতি অনুসারে ঈশ্বর তৈরি করলেন। আর ঈশ্বর দেখলেন যে তা ভালো হয়েছে। 26 তখন ঈশ্বর বললেন, “এসো, আমরা আমাদের প্রতিমূর্তিতে ও আমাদের সাদৃশ্যে মানুষ তৈরি করি, যেন তারা সমুদ্রের মাছেদের উপরে এবং আকাশের পাখিদের উপরে, গৃহপালিত পশুদের ও সব বন্যপশুর উপরে, এবং জমির সব সরীসৃপ প্রাণীর উপরে কর্তৃত্ব করে।” 27 অতএব ঈশ্বর তাঁর নিজস্ব প্রতিমূর্তিতে মানুষ সৃষ্টি করলেন, ঈশ্বরের প্রতিমূর্তিতেই তিনি তাকে সৃষ্টি করলেন; পুরুষ ও স্ত্রী করে তিনি তাদের সৃষ্টি করলেন। 28 ঈশ্বর তাদের আশীর্বাদ করে বললেন, “তোমরা ফলবান হও ও সংখ্যায় বৃদ্ধিলাভ করো; পৃথিবী ভরিয়ে তোলো ও এটি বশে রেখো। সমুদ্রের মাছগুলির উপরে ও আকাশের পাখিদের উপরে এবং প্রত্যেকটি সরীসৃপ প্রাণীর উপরে তোমরা কর্তৃত্ব করো।” 29 পরে ঈশ্বর বললেন, “প্রত্যেকটি সবীজ লতাগুল্ম, যা সমগ্র পৃথিবীর বুকে উৎপন্ন হয় ও বীজ সমেত ফল উৎপাদনকারী প্রত্যেকটি গাছপালা আমি তোমাদের দিলাম। সেগুলি তোমাদের খাদ্যদ্রব্য হবে। 30 আর পৃথিবীর সব পশুর ও আকাশের সব পাখির এবং সব সরীসৃপ প্রাণীর কাছে—যে সবকিছুর মধ্যে জীবন আছে—খাদ্যদ্রব্যরূপে আমি প্রত্যেকটি সবুজ চারাগাছ

Битие

1 В началото Бог създаде небето и земята. **2** А земята беше пуста и неустроена; и тъмнина покриваше бездната; и Божият Дух се носеше над водата. **3** И Бог каза: Да бъде светлина. И стана светлина. **4** И Бог видя, че светлината беше добро; и Бог раздели светлината от тъмнината. **5** И Бог нарече светлината Ден, а тъмнината нарече Нощ. И стана вечер, и стана утро, ден първи. **6** И Бог каза: Да бъде простор посред водите, който да раздели вода от вода. **7** И Бог направи простора; и раздели водата, която беше под простора. **8** И Бог нарече простора Небе. И стана вечер, и стана утро, ден втори. **9** И Бог каза: Да се събере на едно място водата, която е под небето, та да се яви сушата; и стана така. **10** И Бог нарече сушата Земя, и събраната вода нарече Морета; и Бог видя, че беше добро. **11** И Бог каза: Да произрасти земята крехка трева, трева семеносна и плодно дърво, което да ражда плод, според вида си, чието семе да е в него на земята; и стана така. **12** Земята произрасти крехка трева, трева която дава семе, според вида си, и дърво, което да ражда плод, според вида си, чието семе е в него; и Бог видя че беше добро. **13** И стана вечер, и стана утро ден трети. **14** И Бог каза: Да има светлина на небесния простор, за да разделят деня от нощта; нека служат за знаци и за показване времената, дните, годините; **15** и да бъдат за светила на небесния простор, за да осветляват земята; и стана така. **16** Бог създаде двете големи светила: по-голямото светило, за да владее деня, а по-малкото светило, за да владее нощта; създаде и звездите. **17** И Бог ги постави на небесния простор, за да осветляват земята, **18** да владеят деня и нощта, и да разделят светлината от тъмнината; и Бог видя, че беше добро. **19** И стана вечер, и стана утро, ден четвърти. **20** И Бог каза: Да произведе водата изобилно множества одушевени влечуги, и птици да хвърчат над земята по небесния простор. **21** И Бог създаде големите морски чудовища и всяко одушевено същество, което се движи, които водата произведе изобилно, според видовете им, и всяка крилата птица според вида ѝ; и Бог видя, че беше добро. **22** И благослови Бог, казвайки:

Плодете се, размножавайте се, и напълнете водите в моретата; нека се размножават и птиците по земята. **23** И стана вечер, и стана утро, ден пети. **24** И Бог каза: Да произведе земята одушевени животни, според видовете им: добитък, влечуги и земни зверове, според видовете им; и стана така. **25** Бог създаде земните зверове според видовете им, добитъка - според видовете му, и всичко което пълзи по земята, според видовете му; И Бог видя, че беше добро. **26** И Бог каза: Да създадем човека по Нашия образ, по Наше подобие; и нека владее над морските риби, над небесните птици, над добитъка, над цялата земя и над всяко животно, което пълзи по земята. **27** и Бог създаде човека по Своя образ; по Божия образ го създаде; мъж и жена ги създаде. **28** И Бог ги благослови. И рече им Бог: Плодете се и размножавайте, напълнете земята и обладайте я, и владейте над морските риби, над въздушните птици и над всяко живо същество, което се движи по земята. **29** И Бог рече: Виджте, давам ви всяка семеносна трева, която е по лицето на цялата земя и всяко дърво, което има в себе си плод на семеносно дърво; те ще ви бъдат за храна. **30** А на всичките земни зверове, на всичките въздушни птици, и на всичко, което пълзи по земята, в което има живот, давам, всяка зелена трева за храна; и стана така. **31** И Бог видя всичко, което създаде; и, ето, беше твърде добро. И стана вечер, и стана утро, ден шести.

2 Така се свършиха небето и земята и цялото тяхно войнство. **2** И на седмия ден, като свърши Бог делата, които беше създал, на седмия ден си почива от всичките дела, които беше създал. **3** И благослови Бог седмия ден и го освети, защото в него си почива от всичките си дела, от всичко, което Бог беше създал и сътворил. **4** Това е произходът на небето и на земята при сътворението им във времето, когато Господ Бог създаде земя и небе. **5** А никакво полско растение още нямаше на земята и никаква полска трева не беше още поникнала; защото Господ Бог не беше дал дъжд на земята и нямаше човек, който да обработва земята; **6** но пара се издигаше от земята та напояваше цялото лице на земята. **7** И Господ Бог създаде човека от пръст из земята, и вдъхна в ноздрите му жизнено дихание; и човекът стана жива душа. **8** И Господ

Genesis

1 Sa sinugdang gibuhat sa Dios ang mga langit ug ang yuta. **2** Ang kalibotan wala pay porma ug wala pay sulod. Ang kangitngit anaa sa ibabaw sa kinahiladman. Ang Espiritu sa Dios naglihok ibabaw sa mga katubigan. **3** Ang Dios miingon, "Motungha ang kahayag," ug mitungha ang kahayag. **4** Nakita sa Dios ang kahayag, nga kini maayo. Gibahin niya ang kahayag gikan sa kangitngit. **5** Gitawag sa Dios ang kahayag ug "adlaw," ug ang kangitngit gitawag niya ug "gabii." Mao kini ang kagabhion ug kabuntagon, ang unang adlaw. **6** Ang Dios miingon, "Motungha ang usa ka wanang taliwala sa mga katubigan, ug bahinon niini ang mga tubig gikan sa katubigan." **7** Gibuhat sa Dios ang wanang ug gibahin ang mga tubig nga anaa sa ilalom sa wanang gikan sa katubigan nga anaa ibabaw sa wanang. Nahitabo kini. **8** Gitawag sa Dios ang wanang ug "kawanangan." Mao kini ang kagabhion ug ang kabuntagon, ang ikaduhang adlaw. **9** Ang Dios miingon, "Ang tubig nga anaa ilalom sa kawanangan matigom sa usa ka dapit ug motungha ang mala nga yuta." Nahitabo kini. **10** Gitawag sa Dios ang mala nga dapit nga "yuta," ug ang natigom nga mga tubig gitawag niya ug "kadagatan." Nakita niya nga kini maayo. **11** Ang Dios miingon, "Moturok sa yuta ang mga tanom: mga tanom nga adunay binhi ug mga kahoy nga nagapamunga nga ang liso anaa sa sulod sa bunga, ang matag usa sumala sa ilang kaugalingong matang." Nahitabo kini. **12** Ang yuta naghatag ug mga tanom, mga tanom nga adunay binhi sumala sa ilang matang, ug mga kahoy nga nagapamunga nga ang bunga adunay liso sa sulod niini, sumala sa ilang matang. Nakita sa Dios nga kini maayo. **13** Mao kini ang kagabhion ug ang kabuntagon, ang ikatulong adlaw. **14** Miingon ang Dios, "Motungha ang mga kahayag diha sa kawanangan aron magbahin sa adlaw gikan sa gabii. Ug tugoti nga sila mahimong mga ilhanan, alang sa mga tempo, alang sa mga adlaw ug sa mga katuigan. **15** Himoa sila nga mahimong kahayag sa kawanangan aron maghatag ug kahayag sa kalibotan." Nahitabo kini. **16** Gibuhat sa Dios ang duha ka dagko nga mga kahayag, ug ang labing dako nga kahayag mao ang magdumala sa adlaw, ug ang dili kaayo hayag mao ang magdumala sa kagabhion. Gibuhat usab niya ang mga bituon. **17** Gibutang sila sa Dios sa kawanangan aron maghatag ug kahayag sa kalibotan, **18** aron sa

pagdumala sa adlaw ug sa kagabhion, ug sa pagbahin sa kahayag gikan sa kangitngit. Nakita sa Dios nga kini maayo. **19** Mao kini ang kagabhion ug ang kabuntagon, ang ika-upat nga adlaw. **20** Miingon ang Dios, "Pun-a ang katubigan sa mga buhing binuhat, ug tugoti nga molupad ang mga langgam ibabaw sa kayutaan diha sa haw-ang sa kawanangan." **21** Gihimo sa Dios ang dagkong mga mananap sa dagat, lakip ang uban pang buhing binuhat sumala sa iyang matang, mga binuhat nga nagalihok ug naglukop sa katubigan, ug matag langgam nga adunay pako sumala sa ilang matang. Nakita sa Dios nga kini maayo. **22** Gipanalanginan sila sa Dios, nga nag-ingon, "Pagmabungahon ug panaghan, ug pun-a ninyo ang katubigan sa kadagatan. Managhan ang mga langgam sa kalibotan." **23** Mao kini ang kagabhion ug ang kabuntagon, ang ikalimang adlaw. **24** Ang Dios miingon, "Motungha sa yuta ang mga buhing binuhat, sumala sa matag matang niini, mga binuhing mga mananap, mga mananap nga nagakamang, ug mga mapintas nga mananap sa kalibotan, sumala sa matag matang niini." Nahitabo kini. **25** Gibuhat sa Dios ang mapintas nga mga mananap sa kalibotan sumala sa ilang matang, ang binuhing mga mananap sumala sa ilang matang, ug ang tanang nagakamang ibabaw sa yuta sumala sa matang niini. Nakita niya nga kini maayo. **26** Miingon ang Dios, "Buhaton nato ang tawo sama sa atong hulagway, sunod kanato. Magdumala sila sa mga isda sa dagat, sa mga langgam sa kawanangan, sa mga binuhing mga mananap, sa tibuok kalibotan, ug sa matag mananap nga nagakamang sa kalibotan." **27** Gibuhat sa Dios ang tawo sama sa iyang hulagway. Gibuhat niya siya sama sa iyang kaugalingong panagway. Gibuhat niya ang babaye ug ang lalaki. **28** Gipanalanginan sila sa Dios ug miingon kanila, "Pagmabungahon, ug pagpadaghan. Pun-a ang kalibotan, ug lukopa kini. Pagdumala ngadto sa tanang isda sa dagat, ngadto sa mga kalanggaman sa kawanangan, ug ngadto sa tanang buhing mananap nga nagalihok sa kalibotan." **29** Miingon ang Dios, "Tan-awa, gihatag ko kaninyo ang tanang tanom nga nagahatag ug binhi nga anaa sa tibuok kalibotan, ug ang matag kahoy nga nagapamunga nga adunay liso. Mahimo ninyo kining pagkaon. **30** Sa matag mapintas nga mananap sa kalibotan, sa matag langgam sa kalangitan, ug sa tanang mananap nga nagakamang sa kalibotan, ug sa matag binuhat nga adunay gininhawa sa kinabuhi

Genesis

1 Pachiyambi Mulungu analenga kumwamba ndi dziko lapansi. **2** Dziko lapansi linali losakonzedwa ndi lopanda kanthu. Mdimba wandiweyani unakuta nyanja ndipo Mzimu wa Mulungu un kayendayenda pamwamba pa madziwo. **3** Pamenepo Mulungu anati, “Kuwale” ndipo kunawaladi. **4** Mulungu anaona kuti kuwalako kunali bwino ndipo Iye analekanitsa kuwala ndi mdima. **5** Mulungu anatcha kuwalako “usana” ndipo mdima anawutcha “usiku.” Ndipo panali madzulo ndiponso mmawa pa tsiku loyamba. **6** Kenaka Mulungu anati, “Pakhale thambo pakati pa madzi kuti lilekanitse madzi a m’mwamba ndi madzi a pansi.” **7** Ndipo Mulungu anapanga thambo nalekanitsa madzi amene anali pansi ndi pamwamba pa thambo lija, ndipo zinachitikadi. **8** Mulungu anatcha thambo lija “kumwamba.” Ndipo panali madzulo ndiponso mmawa pa tsiku lachiwiri. **9** Mulungu anati, “Madzi a pansi pa thambo asonkhane pa malo amodzi kuti mtunda uwoneke,” ndipo zinachitikadi. **10** Mulungu anawutcha mtundawo “dziko,” madzi osonkhana pamodziwo anawutcha “nyanja.” Ndipo Mulungu anaona kuti zinali bwino. **11** Kenaka Mulungu anati, “Dziko libereke zomera zobala mbewu, mitengo yobala zipatso za mbewu, molingana ndi mitundu yake.” Ndipo zinachitikadi. **12** Dziko linabereka zomera zokhala ndi mbewu monga mwa mitundu yake ndi mitengo yokhala ndi zipatso za mbewu m’kati mwake monga mwa mitundu yake. Ndipo Mulungu anaona kuti zinali bwino. **13** Ndipo panali madzulo ndiponso mmawa pa tsiku lachitatu. **14** Mulungu anati, “Pakhale zowunikira kuthambo kuti zilekanitse usana ndi usiku. Ndipo zimenezi zikhale zizindikiro zoonetsa nyengo, masiku ndi zaka; **15** zikhale kuthambo kuti ziwunikire pa dziko lapansi. Ndipo zinachitikadi.” **16** Mulungu anapanga zowunikira zazikulu ziwiri; chachikulu chilamulire usana ndi chaching’ono chilamulire usiku. Iye anapanganso nyenyezi. **17** Mulungu anaziyika mlengalenga kuti ziziwunikira pa dziko lapansi, **18** kuti zilamulire

usana ndi usiku, ndi kuti zilekanitse kuwala ndi mdima. Mulungu anaona kuti zinali bwino. **19** Ndipo panali madzulo ndiponso mmawa pa tsiku lachinayi. **20** Mulungu anati, “M’madzi mukhale zamoyo zochuluka ndipo mbalame ziwuluke mlengalenga pamwamba pa dziko lapansi.” **21** Choncho Mulungu analenga zamoyo zikuluzikulu za m’nyanja ndi chamoyo chamtundu uliwonse chokhala m’madzi ndi mbalame iliyonse ya mapiko monga mwa mtundu wake. Mulungu anaona kuti zinali bwino. **22** Mulungu anazidalitsa nati, “Muswane, ndi kudzaza m’madzi a m’nyanja, ndipo mbalame zichuluke pa dziko lapansi.” **23** Ndipo panali madzulo ndiponso mmawa pa tsiku lachisanu. **24** Kenaka Mulungu anati, “Dziko lapansi litulutse zolengedwa zamoyo monga mwa mitundu yawo: ziweto, zolengedwa zokwawa ndi nyama zakuthengo, iliyonse monga mwa mtundu wake.” Ndipo zinaterodi. **25** Mulungu anapanga nyama zakuthengo monga mwa mitundu yawo, nyama zoweta monga mwa mitundu yawo ndi nyama zokwawa monga mwa mitundu yawo. Ndipo Mulungu anaona kuti zinali bwino. **26** Zitatha izi Mulungu anati, “Tipange munthu m’chifanizo chathu, mofanana ndi ife kuti alamulire nsomba za m’nyanja, mbalame zamlengalenga, nyama zonse zoweta ndi zonse zokwawa za pa dziko lapansi ndi zamoyo zonse zakutchire.” **27** Ndipo Mulungu analenga munthu m’chifanizo chake. Anawalengadi m’chifanizo cha Mulungu; analenga iwo, mwamuna ndi mkazi. **28** Mulungu anawadalitsa nati kwa iwo, “Muberekane, muchulukane, mudzaze dziko lapansi ndipo muligonjetse. Mulamulire nsomba zam’nyanja, mbalame zamlengalenga ndi cholengedwa chamoyo chilichonse chimene chimayenda mokwawa pa dziko lapansi.” **29** Kenaka Mulungu anati, “Ine ndakupatsani chomera chilichonse cha pa dziko lapansi chimene chili ndi mbewu komanso mtengo uliwonse wobala zipatso zokhala ndi mbewu m’kati mwake kuti zikhale chakudya chanu. **30** Ndaperekanso msipu kwa nyama zonse za pa dziko lapansi ndi kwa mbalame zamlengalenga ndi kwa cholengedwa chamoyo chilichonse chimene chimakwawa,

Genesis

1 Tangsuek naah Sithaw mah van hoi long to sak.

2 Long loe tungkrang om ai, kong sut; kaving loe kathuk nuiah oh. Sithaw ih Muithla loe tui nuiah angtawt. 3 Sithaw mah, Aanghah om nasoe, tiah thuih pongah, Aanghah to oh. 4 Sithaw mah aanghah to hnuk naah hoih, tiah thuih; Sithaw mah aanghah to kaving thung hoiah tapraek. 5 Ka-aang to Sithaw mah Khodai, tiah kaw k moe, kaving to Khoving, tiah kaw k. To tiah duem hoi khawn to oh moe, amtong tangsuekhah niah oh. 6 Sithaw mah, Tuinaw um ah van hma to om nasoe loe, tui thung hoiah tui to ampraek nasoe, tiah thuih. 7 To pongah Sithaw mah van hma to sak moe, van hma tlim ih tui hoi van hma ranui ih tui to tapraek; a thuih ih lok baktih toengah oh. 8 Sithaw mah van hma to van, tiah kaw k; to tiah duem hoi khawn to oh; to loe ni hnetto haih ah oh. 9 Sithaw mah, tuinaw loe van tlim ah nawnto angcu o nasoe loe, saoeng to amtueng nasoe, tiah thuih; a thuih ih lok baktih toengah oh. 10 Sithaw mah kaphui long to saoeng, tiah kaw k moe, nawnto angcuu tui to tuipui, tiah kaw k; a sak ih hmuen to Sithaw mah hnuk naah hoih, tiah thuih. 11 Sithaw mah, Saoeng nuiah phroh, amuu kaom aan kahingnaw k, amuu kaom thingthai congca kathai thingkungnaw k to amprawk o nasoe, tiah thuih; a thuih ih lok baktih toengah oh. 12 Long ah phroh to amprawk, amuu kaom aan congca hoi thingthai congca to amprawk o; a sak ih hmuen to Sithaw mah hnuk naah hoih, tiah thuih. 13 Duem hoi khawn to oh, to loe ni thumto haih ah oh. 14 Sithaw mah, khoving thung hoi khodai to tapraek hanah, van hma ah aanghah to om nasoe, atuenaw k, aninaw k, saningnaw k loe angmatah ah om nasoe, 15 long to aanghah paek hanah van hma ah aanghah to om nasoe, tiah thuih; a thuih ih lok baktih toengah oh. 16 Sithaw mah aanghah paekkung kalen hnetto sak, kalen kue khodai ukkung ka-aang hoi kathoeng kue khoving ukkung ka-aang to a sak; cakaehnaw k doeh a sak. 17 Long to aanghah paek hanah, to aanghah to Sithaw mah van hma ah suek. 18 Khodai hoi khoving to uk moe, khoving thung hoi khodai to tapraek hanah, to tiah a suek; a sak ih hmuen to Sithaw mah hnuk naah hoih, tiah thuih. 19 Duem hoi khawn to oh, to loe ni palito haih ah oh. 20 Sithaw mah, tui thungah Hinghah katawn, kangtawt

thaih moi congca to om nasoe loe, long ranui ah kaom kaw k parai van hma ah tavaanaw k to azaw k o nasoe, tiah thuih. 21 To tiah Sithaw mah kalen parai tuipui thungah tanga pui, hinghah katawn angtawt thaih moi congca hoi azaw k thaih tava congca doeh pungsak; a sak ih hmuen to Sithaw mah hnuk naah hoih, tiah thuih. 22 To a sak ih moinaw k to Sithaw mah tahamhoihah paek, Athaih pop nasoe loe, tuipui koi mongah pung o nasoe, tavaanaw k doeh long ah pung o nasoe, tiah thuih. 23 Duem hoi khawn to oh, to loe ni pangato haih ah oh. 24 Sithaw mah, Hinghah tawn pacah ih moi congca, long ah kavak moinaw k, taw ah kaom congca moinaw k loe long mah pungsak nasoe, tiah thuih; a thuih ih lok baktih toengah oh. 25 Sithaw mah taw ih congca moi, pacah ih congca moi, long ah kavak angtawt thaih congca moi to sak; a sak ih hmuen to Sithaw mah hnuk naah hoih, tiah thuih. 26 To pacoengah Sithaw mah, Kami hae aimacae tungkrang baktih, aimacae hoi kanghmong ah sah si loe, tuipui thung ih tanganaw k, van ih tavaanaw k, long ah pacah ih moinaw k, long ah kavak moinaw k boih to uk nasoe, tiah thuih. 27 To pongah Sithaw mah kami to angmah ih tungkrang baktih toengah sak; Sithaw krang hoi kanghmong ah nongpa hoi nongpata to sak. 28 Sithaw mah, nihnik khaeah, Athaih athai hoih, pung hoih, long ah koi hoi ah loe, long to uk hoih; tuipui thung ih tanganaw k, van ih tavaanaw k, long nuiah kavak hinghah katawn moinaw k boih to uk hoih, tiah tahamhoihah paek. 29 To pacoengah Sithaw mah, Khenah, long pum ah amuu kaom ann congca, thingthakung congca to kang paek; to hmuennaw k loe nang hnik ih buh ah om tih. 30 Na caak hoi hanah, long ah kaom taw ih moinaw k boih, van ih tavaanaw k boih, long ah kavak hinghah tawn moinaw k boih, anqam congca to kang paek, tiah a naa. A thuih ih lok baktih toengah oh. 31 A sak ih hmuennaw k boih Sithaw mah khet naah, Hoih parai, tiah thuih. Duem hoi khawn to oh, to loe ni tarukto haih ah oh.

2 To tiah van hoi long, to ah kaom hmuennaw k boih to a sak pacoeng. 2 Ni sarihto naah loe Sithaw mah a sak ih tok to pacoeng, to pongah ni sarihto naah loe a toksakhah boih thung hoiah anghak. 3 A sak ih tok boih thung hoiah Sithaw anghakhah niah oh pongah, sarihto ni to Sithaw mah tahamhoihah paek moe, cimcaisak. 4 Angraeng Sithaw mah van

創世記

1起初，上帝創造天地。**2**地是空虛混沌，淵面黑暗；上帝的靈運行在水面上。**3**上帝說：「要有光」，就有了光。**4**上帝看光是好的，就把光暗分開了。**5**上帝稱光為「晝」，稱暗為「夜」。有晚上，有早晨，這是頭一日。**6**上帝說：「諸水之間要有空氣，將水分為上下。」**7**上帝就造出空氣，將空氣以下的水、空氣以上的水分開了。事就這樣成了。**8**上帝稱空氣為「天」。有晚上，有早晨，是第二日。**9**上帝說：「天下的水要聚在一處，使旱地露出來。」事就這樣成了。**10**上帝稱旱地為「地」，稱水的聚處為「海」。上帝看着是好的。**11**上帝說：「地要發生青草和結種子的菜蔬，並結果子的樹木，各從其類，果子都包着核。」事就這樣成了。**12**於是地發生了青草和結種子的菜蔬，各從其類；並結果子的樹木，各從其類；果子都包着核。上帝看着是好的。**13**有晚上，有早晨，是第三日。**14**上帝說：「天上要有光體，可以分晝夜，作記號，定節令、日子、年歲，**15**並要發光在天空，普照在地上。」事就這樣成了。**16**於是上帝造了兩個大光，大的管晝，小的管夜，又造眾星，**17**就把這些光擺列在天空，普照在地上，**18**管理晝夜，分別明暗。上帝看着是好的。**19**有晚上，有早晨，是第四日。**20**上帝說：「水要多多滋生有生命的物；要有雀鳥飛在地面以上，天空之中。」**21**上帝就造出大魚和水中所滋生各樣有生命的動物，各從其類；又造出各樣飛鳥，各從其類。上帝看着是好的。**22**上帝就賜福給這一切，說：「滋生繁多，充滿海中的水；雀鳥也要多生在地上。」**23**有晚上，有早晨，是第五日。**24**上帝說：「地要生出活物來，各從其類；牲畜、昆蟲、野獸，各從其類。」事就這樣成了。**25**於是上帝造出野獸，各從其類；牲畜，各從其類；地上一切昆蟲，各從其類。上帝看着是好

的。**26**上帝說：「我們要照着我們的形像、按着我們的樣式造人，使他們管理海裏的魚、空中的鳥、地上的牲畜，和全地，並地上所爬的一切昆蟲。」**27**上帝就照着自己的形像造人，乃是照着他的形像造男造女。**28**上帝就賜福給他們，又對他們說：「要生養眾多，遍滿地面，治理這地，也要管理海裏的魚、空中的鳥，和地上各樣行動的活物。」**29**上帝說：「看哪，我將遍地上一切結種子的菜蔬和一切樹上所結有核的果子全賜給你們作食物。**30**至於地上的走獸和空中的飛鳥，並各樣爬在地上有生命的物，我將青草賜給牠們作食物。」事就這樣成了。**31**上帝看着一切所造的都甚好。有晚上，有早晨，是第六日。

2天地萬物都造齊了。**2**到第七日，上帝造物的工已經完畢，就在第七日歇了他一切的工，安息了。**3**上帝賜福給第七日，定為聖日；因為在這日，上帝歇了他一切創造的工，就安息了。**4**創造天地的來歷，在耶和華上帝造天地的日子，乃是這樣，**5**野地還沒有草木，田間的菜蔬還沒有長起來；因為耶和華上帝還沒有降雨在地上，也沒有人耕地，**6**但有霧氣從地上騰，滋潤遍地。**7**耶和華上帝用地上的塵土造人，將生氣吹在他鼻孔裏，他就成了有靈的活人，名叫亞當。**8**耶和華上帝在東方的伊甸立了一個園子，把所造的人安置在那裏。**9**耶和華上帝使各樣的樹從地裏長出來，可以悅人的眼目，其上的果子好作食物。園子當中又有生命樹和分別善惡的樹。**10**有河從伊甸流出來，滋潤那園子，從那裏分為四道：**11**第一道名叫比遜，就是環繞哈腓拉全地的。在那裏有金子，**12**並且那地的金子是好的；在那裏又有珍珠和紅瑪瑙。**13**第二道河名叫基訓，就是環繞古實全地的。**14**第三道河名叫底格里斯，流在亞述的東邊。第四道河就是幼發拉底河。**15**耶和華上帝將那人安置在伊甸園，使他修理，看守。**16**耶和華上帝吩咐他說：「園中各樣樹上的果子，你可以

Suencuek

1 A cuekca vaengah Pathen loh vaan neh diklai a suen. 2 Te vaengah diklai te a hinghong la om tih hoeng. Tuidung hman khaw a hmuep loh a dah. Te vaengah Pathen Mueihla tah tui hman ah lam. 3 Tedae Pathen loh, "Vangnah om saeh," a ti dongah vangnah om. 4 Te vaengah Pathen loh vangnah te then tila a hmuh. Te dongah Pathen loh vangnah neh a hmuep te a laklo ah a phih. 5 Te phoeiah Pathen loh vangnah te kothaih la a khue tih a hmuep te khoyin la a khue. Te vaengah hlaem neh mincang om tih khohnin lamhmacuek la om. 6 Te phoeiah Pathen loh tui laklo ah bangyai om saeh lamtah tui neh tui laklo ah phih la om saeh a ti. 7 Te dongah Pathen loh bangyai te a saii tih, bangyai hmui lamkah tui neh bangyai hman kah tui te a laklo ah aka phih la om tangoeng. 8 Pathen loh bangyai te vaan la a khue. Te vaengah hlaem neh mincang om tih khohnin pabae la om. 9 Te phoeiah Pathen loh vaan hmui kah tui rhoek te hmuen pakhat la tingtun uh saeh lamtah laiphuei tueng saeh," a ti. Te dongah om tangoeng. 10 Pathen loh laiphuei te lan la a khue tih, tui rhoek a tungnah te tuitunli la a khue. Te dongah Pathen loh then tila a hmuh. 11 Te phoeiah Pathen loh, "Diklai loh toian, baelhing, a muu aka om ham a thaih te amah hui la a thaih aka saii thing te poe sak saeh. Diklai ah a tii te om saeh," a ti. Te dongah om tangoeng coeng. 12 Te dongah amah hui la a tii a muu aka om toian, baelhing khaw, amah hui vanbangla amah ah a muu a thaih aka saii thing khaw diklai loh a poe sak. Te dongah Pathen loh then tila a hmuh. 13 Te vaengah hlaem neh mincang om tih a thum khohnin la om. 14 Te phoeiah Pathen loh, "Kothaih neh khoyin te a laklo ah phih ham neh khoning ham khaw, khohnin ham khaw, kum tue ham khaw miknoek la om sak ham vaan bangyai ah vangnah om saeh. 15 Vaan bangyai ah khaw, diklai hman aka tue ham khaw, vangnah om saeh," a ti. Te dongah om tangoeng coeng. 16 Te phoeiah Pathen loh vangnah a len panit te, kothaih kah khohung la vangnah a len pakhat neh khoyin kah khohung la vangnah a yit neh aisi rhoek te khaw a saii. 17 Te phoeiah Pathen loh kothaih neh khoyin aka taemrhai khaw, vangnah neh a hmuep te aka phih ham khaw, 18 Diklai hman aka tue ham khaw, vaan bangyai ah amih te a khueh

vaengah Pathen loh then tila a hmuh. 19 Te vaengah hlaem neh mincang om tih a li khohnin la om. 20 Te phoeiah Pathen loh, "Rhulcai mulhing hinglu te tui loh luem puei saeh lamtah diklai hman boeih vaan bangyai hmai ah vaa ding saeh," a ti. 21 Te dongah Pathen loh, tuihnam a len rhoek neh aka colh aka tat mulhing, hinglu boeih khaw, a suen. Te te amah hui la tui loh a luem sak tih phae aka khueh vaa cungkuem khaw amah hui la om. Te dongah Pathen loh then tila a hmuh. 22 Amih khaw Pathen loh yoethen a paek tih, "Pungtai uh lamtah ping uh. Tuitunli kah tui dongah khaw baetawt uh. Vaa long khaw diklai ah pungtai saeh," a ti. 23 Te vaengah hlaem neh mincang aka om te a nga khohnin la om. 24 Te phoeiah Pathen loh, "Diklai loh mulhing hinglu te amah hui la, rhamsa khaw, rhulcai khaw, diklai mulhing khaw amah hui la thoeng sak saeh," a ti. Te dongah thoeng tangoeng. 25 Te dongah Pathen loh diklai mulhing te amah hui la, rhamsa te khaw amah hui la, diklai rhulcai boeih khaw amah hui la a saii. Te te Pathen loh a then la a hmuh. 26 Te phoeiah Pathen loh, "Mamih mueiloh la mamih mui neh hlang saii uh sih lamtah tuitunli kah nga soah khaw, vaan kah vaa soah khaw, rhamsa soah khaw, diklai kah a cungkuem soah khaw, diklai ah aka colh rhulcai cungkuem soah khaw, taemrhai uh saeh," a ti. 27 Te dongah Pathen loh, amah mui la hlang a suen. Pathen kah mui la tongpa khaw a suen tih huta khaw a suen. 28 Te phoeiah Pathen loh amih rhoi te yoethen a paek tih Pathen loh amih rhoi taengah, "Pungtai uh lamtah ping uh. Diklai khaw khulae uh lamtah tuitunli kah nga khaw, vaan kah vaa khaw, diklai kah aka yuel mulhing boeih khaw, khoem rhoi," a ti nah. 29 Te phoeiah Pathen loh, "Diklai hman boeih kah a tii aka om baelhing boeih neh a thaih ah a muu aka om thing neh, thing boeih khaw nangmih ham ka khueh coeng ne, nangmih ham cakok la om ni," a ti nah. 30 Te phoeiah, "Diklai kah mulhing boeih khaw, vaan kah vaa boeih khaw, diklai ah aka tat tih amah dongah hingnah hinglu aka khueh boeih khaw, baelhing hingsuep boeih te cakok la om saeh," a ti nah. Te dongah om tangoeng coeng. 31 Pathen loh a saii boeih te a sawt vaengah bahoeng then coeng ne. Te vaengah hlaem neh mincang om tih a rhuk hnin la om.

2 Te tlam te vaan rhoek khaw, diklai khaw, amih kah caempuei boeih khaw a coeng. 2 Pathen loh amah

Semtilbu

1 Pathen in Semtilin van le leiset asem tai. **2** Leiset chu agong bei le ahomkeu ahin, muthim chun twipi thutah chu akhukhum ahin, Hiche twipi chung'a chu Pathen lhagao chu ana lhale ahi. **3** Pathen in; "Vah hung umhen," atin, Vah chu aum tai. **4** Pathen in vah chu aven pha asah e. Chule Pathen in vah chu muthim akon in aseph khen tai. **5** Pathen'in vah chu sun asah in muthim chu jan asah tai. Hiche apat chun nilhah le jingkah ahung umdohtan hichu nikho masa pen ahung hitai. **6** Hichun Pathenin aseiyin, "Twipi sukhen dingin, vanthamjol hung kidal hen lang Van, twipi le leiset twipi chu alang alang ah sukhen hen," atin. **7** Hiti chun ase bang in aum in, van twipi le leiset twipi chu alang alang ah asukhen tai." **8** Pathen in onghom chu vanthamjol asah in, hichun nilhah le jingkah achedoh kitin ahileh nikho nina ahi tai. **9** Chule Pathen in aseiyee, "Vantham jol'a twi umjouse chu mun khat'a kikhoh kom hen lang chule tolgo lai um doh hen," ati. Asei bang chun aum jeng tai. **10** Pathen in tolgo lai chu leiset asah in chule twi jouse kikhoh na mun chu twikhanglen asah e. Pathen in aven pha asa lhez jeng in ahi. **11** Chuin Pathen'in aseiyee, "Leiset in hamphung ho, amu nei hamphung, agatheh hamhing chi chom chom leh thingphung aga amunei ho, hiche ho chun ama ama chi dungjui cheh ahin sepdoh kit diu ahi," ati. Hiti chun ahung kehdothauve. **12** Leiset'in hamphung thingphung ama ama chi dung juiyin ahung kehdothauve, agatheh amu nei thingphung ama ama chi dungjui yin ahung kehdothauvin ahi. Pathen'in aven pha asah lhez jeng in ahi. **13** Nilhah khat le jingkah khat achekit in nithum alhing tai. **14** Chuin Pathen'in aseiyee, "Sun le jan sepken dingin vanthomjol avah theh vahho hung kigol uhenlang, hiche ho chu kum kihei chin melchihnan jong, nikho simtoh nan jong chule kum simtoh nan jong pang'u hen. **15** Chujong le hiche ho chu vana vanthamjol akon in leiset salvah-in pang u-hen," atin ahileh, hiti chun aum tai. **16** Hiche achun Pathen in vah alen cheh ni asem in, vah alenjo chu sunlaiya thunei ding in apansah-in, chule vah aneajo chu janlaiya thunei ding in apansah tai; hiti chun ahsi ho jong ahin sem tai. **17** Pathen in vahho chu vanthamjol apat in leiset salvah din apansah tai. **18** Sunlaiya thunei ding, janlaiya thunei ding, chule khovah le muthim sepken ding in

apansah tan ahi. Pathen in aven ahileh pha asa lhez jeng in ahi. **19** Hichu nikho li ahin ni ahi. **20** Pathen in aseiyee, "Twija kon in nga ho leh ganhing ahingtheh dangho umhen, chuleh vanthamjol ajong vachate ajat kimsah in hung leng leu hen," ati. **21** Hiti chun Pathen in twikhanglen'a ganhing ahing theh jouse ahona kijot le ding in asem in, hiche ho chun twi a kidil sah sahuvin, ama ama jat cheh in alha uvin ahi, chujong le ajat jat in alhanei vachate jong asem in ahi. Hichu Pathen in aven pha asalhez jeng in ahi. **22** Pathen in abonchavuin phattheh aboh in, "Hinpha uvin lang chule pung uvin, twikhanglen'a twi lah dimset uvin, chule leiset chung'a vachate jong pung u-hen," ati. **23** Chuin nilhah khat le jingkah khat achen ni nga lhinna ahi tai. **24** Chuin Pathen in aseiyee, "Leiset in ama akon in sa jat chom chom hin hingdothauve hen! Ama ama jat dungyui cheh in, vah ngui theh gancho, tol'a kithol ganhing, leh gamsa ho jong hihen" ati. Hiti chun aum jeng tai. **25** Chuin leiset chung'a gamsa ho ama ama jat cheh in chule gancho ho jong ama ama jat cheh in a-opma kithol ajat jat in asem'e. Pathen in hiche ho chu aven pha asa lhez jeng in ahi. **26** Hichun Pathen in aseiyee, "Eihon mihem ho, eiho lim pu'in sem u-hitin. Amaho chun twikhanglen sunga nga ho jouse chung'a thunei diu, vanlai jol'a leng le vacha ho chule vah ngui theh gancho ho, le gam sa ho, chule a opa a kithol chengse chung'a thunei vaihom in pang'u hen," ati. **27** Hiti chun Pathen in ama lim mong mong in mihem chu asem in, Pathen lim tobang bang in ama lim chu asem tai, pasal le numei asem doh tan ahi. **28** Pathen in amani chu phattheh aboh in amani jah'a aseiyee, "Chipha lhon in chule pung jing lhon in simseng louvin leiset chung hinlo dimset un, chule nangni noiya vaihom na umhen, vanlai jol'a leng vachate chung'a jong chule twikhanglen'a ahingtheh jouse chung'a hijong le aboncha ganhing namkim hihen chule leiset chung'a lhale ganhing jouse hile achung uva thunei vaihom in pang lhon tan," ati. **29** Pathen in hitin jong seiye, "Ve lhon in keiman leiset chung'a muchi gatheh phung jouse le thingphung gatheh jouse aboncha hi nangni kihinso theina dinga kapeh lhon nahitai. **30** Chule leiset chung'a um gamsa jouse hihen chung'a leng vachate ho hijongle tol'a aop'a kithol ganhing jouse hijongle ahaitheh hinna nei jouse aneh ding uva hamhing jouse kapeh doh ahi tai," atile, hitobang chun aum tai. **31** Chuin Pathen in

Kamtawngnae

1 Apuengcue vah, Cathut ni kalvan hoi talai a sak. **2** Talai teh meilam tawn hoeh. Ahrawng lah doeh ao. Hmonae ni kadung poung e hmuen a ramuk. Cathut e Muitha teh tui van a kâroe. **3** Cathut ni angnae awm seh ati teh angnae teh ao. **4** Angnae teh Cathut ni a khet navah ahawi ati teh, Cathut ni angnae teh hmonae dawk hoi a kapek. **5** Cathut ni angnae hah khodai telah a phung, hmonae hah karum telah a phung. Hottelah, tangmin hoi amom teh apasuek hnin lah ao. **6** Hahoi Cathut ni, tui lungui lathueng awmseh, tui hoi tui kâkapek seh telah ati. **7** Hottelah Cathut ni lathueng a sak teh, lathueng lah kaawm e tui hoi lathueng rahim lah kaawm e tui hah a kapek teh hottelah ao awh. **8** Cathut ni lathueng teh kalvan telah a phung. Hottelah tangmin hoi amom teh apâhni hnin lah ao. **9** Hahoi Cathut ni kalvan rahim kaawm e tui hmuen buet touh koe awm seh. Kaphui e talai kamnuek seh ati e patetlah ao. **10** Cathut ni kaphui e talai hah talai telah ati teh, tuikamuemnae teh tuipui telah a phung. Cathut ni a khet navah ahawi telah ati. **11** Hahoi Cathut ni hettelah ati, talai ni pho, cati ka tâcawt sak e cakung, a paw ka paw e thingkung, amamouh a coung e patetlah atimu katâcawtkhai e naw hah paw naseh ati e patetlah ao awh. **12** Talai ni pho, cati ka tâcawt sak e cakung, ati ka tawn ni teh a paw ka paw e thingkungnaw a pâw sak. Hotnaw hah Cathut ni a khet navah ahawi telah ati. **13** Hottelah tangmin hoi amom teh apâthum hnin lah ao. **14** Hahoi Cathut ni karum dawk hoi khodai kapek nahanelah, kalvan e lathueng dawk angnae awm seh, mitnoutnae tue, hnin hoi kumnaw awmseh. **15** Kalvan e lathueng dawk, talai angnae ka poe hanelah, angnae awmseh telah ati e patetlah ao. **16** Hahoi Cathut ni angnae kalen kahni touh a sak teh, khodai ka uk hanelah kalen e buet touh, karum ka uk hanelah kathoenge buet touh hoi âsinaw a sak. **17** Cathut ni talai dawk ang sak hanelah thoseh, khodai hoi karum ka uk hanelah thoseh, hmonae dawk hoi angnae kapek hanelah thoseh, kalvan e lathueng dawk a hruek. **18** Hote hah Cathut ni a khet navah, ahawi telah ati. **19** Hottelah tangmin hoi amom teh apali hnin lah ao. **20** Hahoi, Cathut ni kahring ni teh kâroe e saring, tui ni pungdaw sak naseh. Tavanaw hai kalvan e lathueng dawk kamleng naseh telah ati. **21** Hahoi, Cathut ni

tuipui dawk e saring kalenpoungnaw, kahring ni teh kâroe e saringnaw tui ni amamouh coungnae patetlah lengkaleng a pungdaw sak teh, rathei ka tawn e tavanaw hai amamouh coungnae patetlah lengkaleng a sak. Hote hah Cathut ni a khet navah ahawi telah ati. **22** Cathut ni hote saringnaw hah yawhawi a poe teh, moikapap pungdaw awn nateh, tuipui tuinaw dawk kawi sak awn. Tavanaw hai talai dawk pungdaw awn telah ati. **23** Hottelah tangmin hoi amom teh apanga hnin lah ao. **24** Hahoi Cathut ni saring hoi moithangnaw, vonpui hoi kâva e moithangnaw tali ni pungdaw sak seh telah ati e patetlah ao. **25** Hottelah Cathut ni moithangnaw, saringnaw, vonpui hoi kâva e moithang pueng teh a sak. Hote hah Cathut ni a khet navah ahawi telah ati. **26** Hahoi Cathut ni, mamae mei hoi kâvan lah, meikalat lah tami sak awn sei. Ahni ni tuipui dawk e tanganaw, kalvan e tavanaw, talai dawk e saring pueng hoi, vonpui hoi kâva e saring pueng e lathueng kâ tawn seh telah ati. **27** Hottelah Cathut ni amae mei hoi kâvan lah, amae meikalat lah tongpa hoi napui hah a sak. **28** Hahoi ahnimouh roi hah Cathut ni yawhawinae a poe teh, Cathut ni ahnimouh roi koe, canaw moikapap khe nateh pungdaw awn. Talai dawk kawi awn nateh, tâ awn loe. Tuipui dawk e tanganaw, kalvan e tavanaw, talai dawk vonpui hoi kâva e moithang pueng koe kâ tawn awn telah ati. **29** Hahoi Cathut ni khenhaw! talai dawk cati ka tâcawt sak e cakung aphunphun, a paw dawk a mu kaawm e thingkung pueng, na ca awn hanelah kai ni na poe. **30** Hahoi, talai e moithang, kalvan e tava, hoi kahring niteh, talai dawk vonpui hoi kâva e moithang pueng ni a ca hanelah, pho kahring aphunphun ka poe telah ati e patetlah ao. **31** Hahoi, Cathut ni a sak e pueng a khet navah, ahawipoung telah ati. Hottelah tangmin hoi amom teh ataruk hnin lah ao.

2 Hottelah kalvan hoi talai, a thung kaawm e pueng teh koug a cum. **2** Hahoi, a cum e thaw hah asari hnin dawk Cathut ni a pâpout. Hahoi, thaw pueng a cum dawkvah, asari hnin a kâhat. **3** Hottelah, Cathut ni asari hnin hah yawhawi a poe teh a thoungsak. Bangkongtetpawiteh, a sak e hno pueng koug a cum toung dawkvah, hote hnin dawk a kâhat. **4** Hetenaw teh kalvan hoi talai a saknae hnin navah, **5** talai dawk phokung pâw hoehnahlan, law dawk patue e hai a pâw hoehnahlan, BAWIPA Cathut ni talai van khorak sak hoeh rah. Talai dawk ka tawk hane tami hai awm

Postanak

1 U početku stvori Bog nebo i zemlju. **2** Zemlja bijaše pusta i prazna; tama se prostirala nad bezdanom i Duh Božji lebdio je nad vodama. **3** I reče Bog: "Neka bude svjetlost!" I bi svjetlost. **4** I vidje Bog da je svjetlost dobra; i rastavi Bog svjetlost od tame. **5** Svjetlost prozva Bog dan, a tamu prozva noć. Tako bude večer, pa jutro - dan prvi. **6** I reče Bog: "Neka bude svod posred voda da dijeli vode od voda!" I bi tako. **7** Bog načini svod i vode pod svodom odijeli od voda nad svodom. **8** A svod prozva Bog nebo. Tako bude večer, pa jutro - dan drugi. **9** I reče Bog: "Vode pod nebom neka se skupe na jedno mjesto i neka se pokaže kopno!" I bi tako. **10** Kopno prozva Bog zemlja, a skupljene vode mora. I vidje Bog da je dobro. **11** I reče Bog: "Neka proklija zemlja zelenilom - travom sjemenitom, stablima plodonosnim, koja, svako prema svojoj vrsti, na zemlji donose plod što u sebi nosi svoje sjeme. I bi tako. **12** I nikne iz zemlje zelena trava što se sjemeni, svaka prema svojoj vrsti, i stabla koja rode plodovima što u sebi nose svoje sjeme, svako prema svojoj vrsti. I vidje Bog da je dobro. **13** Tako bude večer, pa jutro - dan treći. **14** I reče Bog: "Neka budu svjetlila na svodu nebeskom da luče dan od noći, da budu znaci blagdanima, danima i godinama, **15** i neka svijetle na svodu nebeskom i rasvjetljaju zemlju!" I bi tako. **16** I načini Bog dva velika svjetlila - veće da vlada danom, manje da vlada noću - i zvijezde. **17** I Bog ih postavi na svod nebeski da rasvjetljaju zemlju, **18** da vladaju danom i noću i da rastavljaju svjetlost od tame. I vidje Bog da je dobro. **19** Tako bude večer, pa jutro - dan četvrti. **20** I reče Bog: "Nek' povrvi vodom vrea živih stvorova, i ptice nek' polete nad zemljom, svodom nebeskim!" I bi tako. **21** Stvori Bog morske grdosije i svakovrsne žive stvorove što mile i vrve vodom i ptice krilate svake vrste. I vidje Bog da je dobro. **22** I blagoslovi ih govoreći: "Plodite se i množite i napunite vode morske! I ptice neka se namnože na zemlji!" **23** Tako bude večer, pa jutro - dan peti. **24** I reče Bog: "Neka zemlja izvede živa bića, svako prema svojoj vrsti: stoku, gmizavce i zvjerad svake vrste!" I bi tako. **25** I stvori Bog svakovrsnu zvjerad, stoku i gmizavce svake vrste. I vidje Bog da je dobro. **26** I reče Bog: "Načinimo čovjeka na svoju sliku, sebi slična, da

bude gospodar ribama morskim, pticama nebeskim i stoci - svoj zemlji - i svim gmizavcima što puze po zemlji!" **27** Na svoju sliku stvori Bog čovjeka, na sliku Božju on ga stvori, muško i žensko stvori ih. **28** I blagoslovi ih Bog i reče im: "Plodite se, i množite, i napunite zemlju, i sebi je podložite! Vladajte ribama u moru i pticama u zraku i svim živim stvorovima što puze po zemlji!" **29** I doda Bog: "Evo, dajem vam sve bilje što se sjemeni, po svoj zemlji, i sva stabla plodonosna što u sebi nose svoje sjeme: neka vam budu za hranu! **30** A zvijerima na zemlji i pticama u zraku i gmizavcima što puze po zemlji u kojima je dah života - neka je za hranu sve zeleno bilje!" I bi tako. **31** I vidje Bog sve što je učinio, i bijaše veoma dobro. Tako bude večer, pa jutro - dan šesti.

2 Tako bude dovršeno nebo i zemlja sa svom svojom vojskom. **2** I sedmoga dana Bog dovrši svoje djelo koje učini. I počinu u sedmi dan od svega djela koje učini. **3** I blagoslovi Bog sedmi dan i posveti, jer u taj dan počinu od svega djela svoga koje učini. **4** To je postanak neba i zemlje, tako su stvarani. Kad je Jahve, Bog, saznao nebo i zemlju, **5** još nije bilo nikakva poljskoga gmlja po zemlji, još ne bijaše niklo nikakvo poljsko bilje, jer Jahve, Bog, još ne pusti dažda na zemlju i nije bilo čovjeka da zemlju obrađuje. **6** Ipak, voda je izvirala iz zemlje i natapala svu površinu zemaljsku. **7** Jahve, Bog, napravi čovjeka od praha zemaljskog i u nosnice mu udahne dah života. Tako postane čovjek živa duša. **8** I Jahve, Bog, zasadi vrt na istoku, u Edenu, i u nj smjesti čovjeka koga je napravio. **9** Tada Jahve, Bog, učini te iz zemlje nikoše svakovrsna stabla - pogledu zamamljiva a dobra za hranu - i stablo života, nasred vrta, i stablo spoznaje dobra i zla. **10** Rijeka je izvirala iz Edena da bi natapala vrt; odatle se granala u četiri kraka. **11** Prvom je ime Pišon, a optječe svom zemljom havilskom, u kojoj ima zlata. **12** Zlato je te zemlje dobro, a ima ondje i bdelijia i oniksa. **13** Drugoj je rijeci ime Gihon, a optječe svu zemlju Kuš. **14** Treća je rijeka Tigris, a teče na istok od Ašura; četvrta je Eufkrat. **15** Jahve, Bog, uzme čovjeka i postavi ga u edenski vrt da ga obrađuje i čuva. **16** Jahve, Bog, zapovjedi čovjeku: "Sa svakoga stabla u vrtu slobodno jedi, **17** ali sa stabla spoznaje dobra i zla da nisi jeo! U onaj dan u koji s njega okusiš, zacijelo ćeš umrijeti!" **18** I reče Jahve, Bog: "Nije dobro da čovjek

1 Mojžišova

1 Na počátku stvořil Bůh nebe a zemi. **2** Země pak byla nesličná a pustá, a tma byla nad propastí, a Duch Boží vznášel se nad vodami. **3** I řekl Bůh: Bud' světlo! I bylo světlo. **4** A viděl Bůh světlo, že bylo dobré; i oddělil Bůh světlo od tmy. **5** A nazval Bůh světlo dnem, a tmu nazval nocí. I byl večer a bylo jitro, den první. **6** Řekl také Bůh: Bud' obloha u prostřed vod, a děl vody od vod! **7** I učinil Bůh tu oblohu, a oddělil vody, kteréž jsou pod oblohou, od vod, kteréž jsou nad oblohou. A stalo se tak. **8** I nazval Bůh oblohu nebem. I byl večer a bylo jitro, den druhý. **9** Řekl také Bůh: Shromazďte se vody, kteréž jsou pod nebem, v místo jedno, a ukaž se místo suché! A stalo se tak. **10** I nazval Bůh místo suché zemi, shromáždění pak vod nazval mořem. A viděl Bůh, že to bylo dobré. **11** Potom řekl Bůh: Zplod' země trávu, a bylinu vydávající símě, a strom plodný, nesoucí ovoce podlé pokolení svého, v němž by bylo símě jeho na zemi. A stalo se tak. **12** Nebo země vydala trávu, a bylinu nesoucí semeno podlé pokolení svého, i strom přinášející ovoce, v němž bylo símě jeho, podlé pokolení jeho. A viděl Bůh, že to bylo dobré. **13** I byl večer a bylo jitro, den třetí. **14** Opět řekl Bůh: Budte světla na obloze nebeské, aby oddělovala den od noci, a byla na znamení a rozměření časů, dnů a let. **15** A aby svítila na obloze nebeské, a osvětcovala zemi. A stalo se tak. **16** I učinil Bůh dvě světla veliká, světlo větší, aby správu drželo nade dnem, a světlo menší, aby správu drželo nad nocí; též i hvězdy. **17** A postavil je Bůh na obloze nebeské, aby osvětcovala zemi; **18** A aby správu držela nade dnem a nocí, a oddělovala světlo od tmy. A viděl Bůh, že to bylo dobré. **19** I byl večer a bylo jitro, den čtvrtý. **20** Řekl ještě Bůh: Vydejte vody hmyz duše živé v hojnosti, a **21** I stvořil Bůh velryby veliké a všelijakou duši živou, hýbající se, kteroužto v hojnosti vydaly vody podlé pokolení jejich, a všeliké ptactvo křídla mající, podlé pokolení jeho. A viděl Bůh, že to bylo dobré. **22** I požeňnal jim Bůh, řka: Plodtež se a množte se, a naplňte vody mořské; též ptactvo at' se rozmnožuje na zemi! **23** I byl večer a bylo jitro, den pátý. **24** Řekl též Bůh: Vydej země duši živou, jednu každou podlé pokolení jejího, hovada a zeměplazy, i zvěř zemskou, podlé pokolení jejího. A stalo se tak. **25** I učinil Bůh

zvěř zemskou podlé pokolení jejího, též hovada vedlé pokolení jejich, i všeliký zeměplaz podlé pokolení jeho. A viděl Bůh, že bylo dobré. **26** Řekl opět Bůh: Učiňme člověka k obrazu našemu, podlé podobenství našeho, a at' panují nad rybami mořskými, a nad ptactvem nebeským, i nad hovady, a nade vši zemi, i nad všelikým zeměplazem hýbajícím se na zemi. **27** I stvořil Bůh člověka k obrazu svému, k obrazu Božímu stvořil jej, muže a ženu stvořil je. **28** A požeňnal jim Bůh, a řekl jim Bůh: Plodtež se a rozmnožujte se, a naplňte zemi, a podmaňte ji, a panujte nad rybami mořskými, a nad ptactvem nebeským, i nad všelikým živočichem hýbajícím se na zemi. **29** Řekl ještě Bůh: Aj, dal jsem vám všelikou bylinu, vydávající símě, kteráž jest na tváři vsí země, a všeliké stromové, (na němž jest ovoce stromu), nesoucí símě; to bude vám za pokrm. **30** Všechněm pak živočichům zemským, i všemu ptactvu nebeskému, a všemu tomu, což se hýbe na zemi, v čemž jest duše živá, všelikou bylinu zelenou dal jsem ku pokrmu. I stalo se tak. **31** A viděl Bůh vše, což učinil, a aj, bylo velmi dobré. I byl večer a bylo jitro, den šestý.

2 A tak dokonána jsou nebesa a země, i všecko vojsko jejich. **2** A dokonal Bůh dne sedmého dílo své, kteréž dělal; a odpočinul v den sedmý ode všeho díla svého, kteréž byl dělal. **3** I požeňnal Bůh dni sedmému a posvětil ho; nebo v něm odpočinul Bůh ode všeho díla svého, kteréž byl stvořil, aby učiněno bylo. **4** Tit' jsou rodové nebes a země, (když stvořena jsou v den, v němž učinil Hospodin Bůh zemi i nebe), **5** I každé chrastiny polní, dříve než byla na zemi, i všeliké byliny polní, prvé než vzcházela; nebo ještě byl nedštil Hospodin Bůh na zemi, aniž byl který člověk, ješto by dělal zemi. **6** A aniž pára vystupovala z země, aby svažovala všecken svrček země. **7** I učinil Hospodin Bůh člověka z prachu země, a vdechl v chřípě jeho dchnutí života, i byl člověk v duši živou. **8** Štípil pak byl Hospodin Bůh ráj v Eden na východ, a postavil tam člověka, jehož byl učinil. **9** A vyvedl Hospodin Bůh z země všeliký strom na pohledění libý, a ovoce k jídlu chutné; též strom života u prostřed ráje, i strom vědění dobrého a zlého. **10** (A řeka vycházela z Eden, k svažování ráje, a odtud dělila se, a byla ve čtyři hlavní řeky. **11** Jméno jedné Píson, ta obchází všecku zemi Hevilah, kdež jest zlato. **12** A zlato země té jest výborné;

1 Mosebog

1 I Begyndelsen skabte Gud Himmelen og Jorden. **2** Og Jorden var øde og tom, og der var Mørke over Verdensdybet. Men Guds Aand svævede over Vandene. **3** Og Gud sagde: »Der blive Lys!« Og der blev Lys. **4** Og Gud saa, at Lyset var godt, og Gud satte Skel mellem Lyset og Mørket, **5** og Gud kaldte Lyset Dag, og Mørket kaldte han Nat. Og det blev Aften, og det blev Morgen, første Dag. **6** Derpaa sagde Gud: »Der blive en Hvælving midt i Vandene til at skille Vandene ad!« **7** Og saaledes skete det: Gud gjorde Hvælvingen og skilte Vandet under Hvælvingen fra Vandet over Hvælvingen; **8** og Gud kaldte Hvælvingen Himmel. Og det blev Aften, og det blev Morgen, anden Dag. **9** Derpaa sagde Gud: »Vandet under Himmelen samle sig paa eet Sted, saa det faste Land kommer til Syne!« Og saaledes skete det; **10** og Gud kaldte det faste Land Jord, og Stedet, hvor Vandet samlede sig, kaldte han Hav. Og Gud saa, at det var godt. **11** Derpaa sagde Gud: »Jorden lade fremspire grønne Urter, der bærer Frø, og Frugttræer, der bærer Frugt med Kærne, paa Jorden!« Og saaledes skete det: **12** Jorden frembragte grønne Urter, der bar Frø, efter deres Arter, og Træer, der bar Frugt med Kærne, efter deres Arter. Og Gud saa, at det var godt. **13** Og det blev Aften, og det blev Morgen, tredje Dag. **14** Derpaa sagde Gud: »Der komme Lys paa Himmelhvælvingen til at skille Dag fra Nat, og de skal være til Tegn og til Fastsættelse af Højtider, Dage og Aar **15** og tjene som Lys paa Himmelhvælvingen til at lyse paa Jorden!« Og saaledes sket det: **16** Gud gjorde de to store Lys, det største til at herske om Dagen, det mindste til at herske om Natten, og Stjernerne; **17** og Gud satte dem paa Himmelhvælvingen til at lyse paa Jorden **18** og til at herske over Dagen og Natten og til at skille Lyset fra Mørket. Og Gud saa, at det var godt. **19** Og det blev Aften, og det blev Morgen, fjerde Dag. **20** Derpaa sagde Gud: »Vandet vrindle med en Vrimmel af levende Væsener, og Fugle flyve over Jorden oppe under Himmelhvælvingen!« Og saaledes

skete det: **21** Gud skabte de store Havdyr og den hele Vrimmel af levende Væsener, som Vandet vrimler med, efter deres Arter, og alle vingede Væsener efter deres Arter. Og Gud saa, at det var godt. **22** Og Gud velsignede dem og sagde: »Bliv frugtbare og mangfoldige og opfyld Vandet i Havene, og Fuglene blive mangfoldige paa Jorden!« **23** Og det blev Aften, og det blev Morgen, femte Dag. **24** Derpaa sagde Gud: »Jorden frembringe levende Væsener efter deres Arter: Kvæg, Kryb og vildtlevende Dyr efter deres Arter!« Og saaledes skete det: **25** Gud gjorde de vildtlevende Dyr efter deres Arter, Kvæget efter dets Arter og alt Jordens Kryb efter dets Arter. Og Gud saa, at det var godt. **26** Derpaa sagde Gud: »Lad os gøre Mennesker i vort Billede, saa de ligner os, til at herske over Havets Fisk og Himmelens Fugle, Kvæget og alle vildtlevende Dyr paa Jorden og alt Kryb, der kryber paa Jorden!« **27** Og Gud skabte Mennesket i sit Billede; i Guds Billede skabte han det, som Mand og Kvinde skabte han dem; **28** og Gud velsignede dem, og Gud sagde til dem: »Bliv frugtbare og mangfoldige og opfyld Jorden, gør eder til Herre over den og hersk over Havets Fisk og Himmelens Fugle, Kvæget og alle vildtlevende Dyr, der rører sig paa Jorden!« **29** Gud sagde fremdeles: »Jeg giver eder alle Urter paa hele Jorden, som bærer Frø, og alle Træer, som bærer Frugt med Kærne; de skal være eder til Føde; **30** men alle Jordens Dyr og alle Himmelens Fugle og alt, hvad der kryber paa Jorden, og som har Livsaande, giver jeg alle grønne Urter til Føde.« Og saaledes skete det. **31** Og Gud saa alt, hvad han havde gjort, og se, det var saare godt. Og det blev Aften, og det blev Morgen, sjette Dag.

2 Saaledes fuldendtes Himmelen og Jorden med al deres Hær. **2** Paa den syvende Dag fuldendte Gud det Værk, han havde udført, og han hvilede paa den syvende Dag efter det Værk, han havde udført; **3** og Gud velsignede den syvende Dag og helligede den, thi paa den hvilede han efter hele sit Værk, det, Gud havde skabt og udført. **4** Det er Himmelens og Jordens Skabelseshistorie. Da Gud HERREN

Chakruok

1 Kar chakruok Nyasaye nochweyo polo gi piny. **2** Koro piny ne onge kido kendo ne onge gimoro amora e iye. Mudho mandiwa noimo ataro mang'ongo kendo Roho mar Nyasaye ne wuotho ewi atarono. **3** Eka Nyasaye nowacho niya, "Ler mondo obedie," mi ler nobetie. **4** Nyasaye noneno ni ler ber, kendo ne opogo ler kuom mudho. **5** Nyasaye noluongo ler ni "odiechieng'" kendo mudho noluongo ni "otieno." Piny noyuso, kendo noru ma en chieng' mokwongo. **6** Eka Nyasaye nowacho niya, "Gima pogo pi mondo obedie mondo opog pi gi pige." **7** Omiyo Nyasaye noketo gima pogo pi mamalo gi pi ma piny. Kendo nobedo kamano. **8** Nyasaye noluongo gima nopogo pigno ni "polo." Piny noyuso kendo noru, ma en chieng' mar ariyo. **9** Kendo Nyasaye nowacho niya, "Pi manie bwo polo mondo ochokre kaachiel, kendo lowo motwo obedie." Kendo notimore kamano. **10** Nyasaye nochako lowo ni "piny" kendo pige mane ochokore nochako ni "nembe." Kendo Nyasaye noneno ni mano ber. **11** Eka Nyasaye nowacho niya, "Buya nyaka nyag e piny, kothe manyago cham kod yiende manyago olembe man-gi kuthe eigi kaka kitgi obet kendo nobedo kamano. **12** Buya nonyak e piny: Cham nonywolo kothe gi kaka kitgi nobet kendo yiende nonywolo olembe man-gi kodhi kaka kitgi nobet. Kendo Nyasaye noneno ni mano ber. **13** Piny noyuso kendo noru, ma en chieng' mar adek." **14** Bang'e Nyasaye nowacho niya, "Ler mondo obedie e kor polo mondo opog odiechieng' gi otieno, kendo gibed kaka ranyisi mag lokruok ndalo kod odiechieng, kod higni, **15** kendo ginibedi ler mae kor polo mondo gi chiw ler e piny." Kendo nobedo kamano. **16** Nyasaye noloso gik moko ariyo madongo makelo ler; ler maduong' ne rito odiechieng', to ler matin ne rito otieno. Sulwe bende noloso. **17** Nyasaye noketogi e kor polo mondo gi chiw ler e piny, **18** mondo girit odiechieng' gotieno, kendo gipog ler koa kuom mudho. Nyasaye noneno ni mano ber. **19** Piny noyuso kendo noru, ma en chieng' mar ang'wen. **20** Kendo

Nyasaye nowacho niya, "Pi mondo opong' gi gik mangima, kendo winy mondo ofu ewi piny e kor polo." **21** Kamano Nyasaye nochweyo gik madongo mag nam kod gik mangima duto kod gik malak mag pi, kaka kitgi obet kod winy duto man-gi bwombegi kaka kitgi obet. Nyasaye noneno ni mano ber. **22** Nyasaye nogwedhogi kendo owacho niya, "Nywolreuru kendo umedru kuom kwan kendo opong' pi mag nembe kendo winy bende omedre e piny." **23** Kendo piny noyuso, kendo noru, ma en chieng' mar abich. **24** Kendo Nyasaye nowacho niya, "Piny mondo onywol gik mangima kaka kitgi obet: Jamni, kod gik moko duto mamol e lowo, kod le mag bungu, mana kaka kit moro ka moro obet." Kendo nobet kamano. **25** Nyasaye noloso le mag bungu kaka kitgi obet; jamni kaka kitgi obet kendo gi gik mamol e lowo kaka kitgi obet. Nyasaye noneno ni mano ber. **26** Eka Nyasaye nowacho niya, "We wachwe dhano e kido machal kodwa kendo gibed gi teko ewi rech mae nam kendo gi winy mae kor polo, ewi jamni, ewi piny duto kendo ewi chwech duto mawuotho ewi lowo." **27** Kuom mano Nyasaye nochweyo dhano e kite owuon, e kit Nyasaye nochweye; nochweyogi dichwo gi dhako. **28** Nyasaye nogwedhogi mi owachonegi niya, "Nywolreuru kendo kwanu omedre; pong'uru piny kendo urite. Beduru gi teko ewi rech ma e nam kod winy mae kor polo kendo ewi gik mangima duto mawuotho ewi lowo." **29** Eka Nyasaye nowacho niya, "Amiyou kothe duto manyago cham e wang' piny duto kod yiende duto man kod olemo gi kodhi eigi. Ginibed magu kuom chiemo. **30** To ne le duto mag piny kod winy duto mafuyo e kor polo kod gik moko duto mawuotho e piny, gimoro amora mangima; amiyo lum duto mondo obed chiembgi." Kendo nobedo kamano. **31** Nyasaye nong'iyogik moko duto mane osechweyo kendo noneno ni gibeyo ahinya. Piny noyuso kendo noru, ma en chieng' mar auchiel.

2 Kuom mano chwech polo gi piny norumo gi gik mane ni eigi duto ka moro ka moro oket kare. **2** E odiechieng' mar abiriyo Nyasaye nosetieko tichne mane osebedo ka otimo; omiyo odiechieng' mar abiriyo noyweyo kuom tijene

Genesis

1 In het begin schiep God hemel en aarde. **2** Maar de aarde was nog ongeordend en leeg, over de wereldzee heerste duisternis, en Gods Geest zweefde over de wateren. **3** God sprak: "Daar zij licht." En er was licht. **4** En God zag, dat het licht goed was. Nu scheidde God het licht van de duisternis; **5** het licht noemde Hij dag, en de duisternis noemde Hij nacht. Zo werd het avond en morgen: de eerste dag. **6** God sprak: "Er zij een uitspannel tussen de wateren, om de wateren van elkander te scheiden." Zo geschiedde. **7** God maakte het uitspannel, en scheidde het water onder het uitspannel van het water daarboven; **8** het uitspannel noemde God hemel. Weer werd het avond en morgen: de tweede dag. **9** God sprak: "Het water onder de hemel moet samenvloeien naar één plaats, zodat het droge te voorschijn komt." Zo geschiedde. **10** Het droge noemde God aarde, het saamgevoelde water noemde Hij zee. En God zag, dat het goed was. **11** God sprak: "De aarde moet groene planten voortbrengen, zaaddragend gewas en vruchtbomen, die zaadvruchten dragen op aarde, elk naar zijn soort." Zo geschiedde. **12** De aarde deed groene planten ontspruiten, zaaddragend gewas, en bomen, die zaadvruchten dragen, elk naar zijn soort. En God zag, dat het goed was. **13** Weer werd het avond en morgen: de derde dag. **14** God sprak: "Er moeten lichten komen aan het hemelgewelf, om de dag en de nacht van elkaar te scheiden; zij moeten ook tot tekenen dienen voor vaste tijden, dagen en jaren; **15** en als lichten staan aan het hemelgewelf, om de aarde te verlichten." Zo geschiedde. **16** God maakte de beide grote lichten: het grootste licht om de dag te beheersen, en het kleinste om heerschappij te voeren over de nacht; bovendien de sterren. **17** God plaatste ze aan het hemelgewelf, om de aarde te verlichten, **18** om te heersen over de dag en de nacht, en om licht en duisternis van elkander te scheiden. En God zag, dat het goed was. **19** Weer werd het avond en morgen: de vierde dag. **20** God sprak: "Laat het water krioelen van levend gewemel, en over de aarde de vogels vliegen langs het hemelgewelf." **21** Toen schiep God de grote zeegedrochten met al het levend gewemel, waarvan het water krioelt, elk naar zijn soort; en al de verschillende soorten van gevleugelde dieren. En

God zag, dat het goed was. **22** Toen zegende God ze, en sprak: "Weest vruchtbaar en vermenigvuldigt u; bevolkt het water der zee, en laat ook de vogels zich op aarde vermeerderen." **23** Weer werd het avond en morgen: de vijfde dag. **24** God sprak: "Laat de aarde levende wezens voortbrengen van allerlei soort; tamme dieren, kruipende dieren en beesten in het wild, elk naar zijn soort." Zo geschiedde. **25** God maakte de verschillende soorten van wilde en tamme dieren met al wat over de aarde kruipt. En God zag, dat het goed was. **26** God sprak: "Laat ons den mens maken als ons beeld, op ons gelijkend; hij heerse over de vissen der zee, de vogels in de lucht, de viervoetige dieren, en over heel de aarde met alles, wat er op kruipt." **27** En God schiep den mens als zijn beeld. Als het beeld van God schiep Hij hem; Man en vrouw schiep Hij hen. **28** Toen zegende God ze, en sprak tot hen: "Weest vruchtbaar en vermenigvuldigt u; bevolkt de aarde en onderwerpt haar; heerst over de vissen der zee, de vogels in de lucht en over alle levende wezens, die zich op de aarde bewegen." **29** God sprak: "Zie, Ik geef u al het zaaddragend gewas op de hele aarde, met alle bomen, die zaadvruchten dragen; die zullen u tot voedsel dienen. **30** Maar aan alle wilde beesten, aan alle vogels in de lucht, aan al wat beweegt en leeft op de aarde, geef Ik alle groene planten tot voedsel." Zo geschiedde. **31** En God zag dat alles, wat Hij gemaakt had, zeer goed was. Weer werd het avond en morgen: de zesde dag.

2 Zo werden hemel en aarde voltooid met heel hun heil. **2** En toen God op de zevende dag het werk had voltooid, dat Hij gemaakt had, rustte Hij op de zevende dag van al het werk, dat Hij had gedaan. **3** God zegende de zevende dag, en verklaarde die heilig, omdat God toen rustte van al het werk, dat Hij geschapen en tot stand had gebracht. **4** Dit is de scheppingsgeschiedenis van hemel en aarde. Toen Jahweh God aarde en hemel gemaakt had, **5** groeide er op aarde nog geen enkele struik in het wild, en evenmin ontsproot er gras op de velden; want Jahweh God had het nog niet laten regenen op aarde, en er was nog geen mens, om het land te bewerken; **6** maar een damp steeg op uit de aarde, die heel de aardbodem drenkte. **7** Toen vormde Jahweh God den mens uit kleiaarde, en blies levensadem in zijn neus; zo werd de mens een levend wezen. **8** Nu plantte

Genesis

1 In the beginning, God created the heavens and the earth. **2** The earth was formless and empty. Darkness was on the surface of the deep and God's Spirit was hovering over the surface of the waters. **3** God said, "Let there be light," and there was light. **4** God saw the light, and saw that it was good. God divided the light from the darkness. **5** God called the light "day", and the darkness he called "night". There was evening and there was morning, the first day. **6** God said, "Let there be an expanse in the middle of the waters, and let it divide the waters from the waters." **7** God made the expanse, and divided the waters which were under the expanse from the waters which were above the expanse; and it was so. **8** God called the expanse "sky". There was evening and there was morning, a second day. **9** God said, "Let the waters under the sky be gathered together to one place, and let the dry land appear;" and it was so. **10** God called the dry land "earth", and the gathering together of the waters he called "seas". God saw that it was good. **11** God said, "Let the earth yield grass, herbs yielding seeds, and fruit trees bearing fruit after their kind, with their seeds in it, on the earth;" and it was so. **12** The earth yielded grass, herbs yielding seed after their kind, and trees bearing fruit, with their seeds in it, after their kind; and God saw that it was good. **13** There was evening and there was morning, a third day. **14** God said, "Let there be lights in the expanse of the sky to divide the day from the night; and let them be for signs to mark seasons, days, and years; **15** and let them be for lights in the expanse of the sky to give light on the earth;" and it was so. **16** God made the two great lights: the greater light to rule the day, and the lesser light to rule the night. He also made the stars. **17** God set them in the expanse of the sky to give light to the earth, **18** and to rule over the day and over the night, and to divide the light from the darkness. God saw that it was good. **19** There was evening and there was morning, a fourth day. **20** God said, "Let the waters abound with living creatures, and let birds fly above the earth in the open expanse of the sky." **21** God created the large sea creatures and every living creature that moves, with which the waters swarmed, after their kind, and every winged

bird after its kind. God saw that it was good. **22** God blessed them, saying, "Be fruitful, and multiply, and fill the waters in the seas, and let birds multiply on the earth." **23** There was evening and there was morning, a fifth day. **24** God said, "Let the earth produce living creatures after their kind, livestock, creeping things, and animals of the earth after their kind;" and it was so. **25** God made the animals of the earth after their kind, and the livestock after their kind, and everything that creeps on the ground after its kind. God saw that it was good. **26** God said, "Let's make man in our image, after our likeness. Let them have dominion over the fish of the sea, and over the birds of the sky, and over the livestock, and over all the earth, and over every creeping thing that creeps on the earth." **27** God created man in his own image. In God's image he created him; male and female he created them. **28** God blessed them. God said to them, "Be fruitful, multiply, fill the earth, and subdue it. Have dominion over the fish of the sea, over the birds of the sky, and over every living thing that moves on the earth." **29** God said, "Behold, I have given you every herb yielding seed, which is on the surface of all the earth, and every tree, which bears fruit yielding seed. It will be your food. **30** To every animal of the earth, and to every bird of the sky, and to everything that creeps on the earth, in which there is life, I have given every green herb for food;" and it was so. **31** God saw everything that he had made, and, behold, it was very good. There was evening and there was morning, a sixth day.

2 The heavens, the earth, and all their vast array were finished. **2** On the seventh day God finished his work which he had done; and he rested on the seventh day from all his work which he had done. **3** God blessed the seventh day, and made it holy, because he rested in it from all his work of creation which he had done. **4** This is the history of the generations of the heavens and of the earth when they were created, in the day that the LORD God made the earth and the heavens. **5** No plant of the field was yet in the earth, and no herb of the field had yet sprung up; for the LORD God had not caused it to rain on the earth. There was not a man to till the ground, **6** but a mist went up from the earth, and watered the whole surface of the ground. **7** The

Genesis

1 In the beginning, God created the heavens and the earth. **2** The earth was formless and empty. Darkness was on the surface of the deep and God's Spirit was hovering over the surface of the waters. **3** God said, "Let there be light," and there was light. **4** God saw the light, and saw that it was good. God divided the light from the darkness. **5** God called the light "day", and the darkness he called "night". There was evening and there was morning, the first day. **6** God said, "Let there be an expanse in the middle of the waters, and let it divide the waters from the waters." **7** God made the expanse, and divided the waters which were under the expanse from the waters which were above the expanse; and it was so. **8** God called the expanse "sky". There was evening and there was morning, a second day. **9** God said, "Let the waters under the sky be gathered together to one place, and let the dry land appear;" and it was so. **10** God called the dry land "earth", and the gathering together of the waters he called "seas". God saw that it was good. **11** God said, "Let the earth yield grass, herbs yielding seeds, and fruit trees bearing fruit after their kind, with their seeds in it, on the earth;" and it was so. **12** The earth yielded grass, herbs yielding seed after their kind, and trees bearing fruit, with their seeds in it, after their kind; and God saw that it was good. **13** There was evening and there was morning, a third day. **14** God said, "Let there be lights in the expanse of the sky to divide the day from the night; and let them be for signs to mark seasons, days, and years; **15** and let them be for lights in the expanse of the sky to give light on the earth;" and it was so. **16** God made the two great lights: the greater light to rule the day, and the lesser light to rule the night. He also made the stars. **17** God set them in the expanse of the sky to give light to the earth, **18** and to rule over the day and over the night, and to divide the light from the darkness. God saw that it was good. **19** There was evening and there was morning, a fourth day. **20** God said, "Let the waters abound with living creatures, and let birds fly above the earth in the open expanse of the sky." **21** God created the large sea creatures and every living creature that moves, with which the waters swarmed, after their kind, and every winged

bird after its kind. God saw that it was good. **22** God blessed them, saying, "Be fruitful, and multiply, and fill the waters in the seas, and let birds multiply on the earth." **23** There was evening and there was morning, a fifth day. **24** God said, "Let the earth produce living creatures after their kind, livestock, creeping things, and animals of the earth after their kind;" and it was so. **25** God made the animals of the earth after their kind, and the livestock after their kind, and everything that creeps on the ground after its kind. God saw that it was good. **26** God said, "Let's make man in our image, after our likeness. Let them have dominion over the fish of the sea, and over the birds of the sky, and over the livestock, and over all the earth, and over every creeping thing that creeps on the earth." **27** God created man in his own image. In God's image he created him; male and female he created them. **28** God blessed them. God said to them, "Be fruitful, multiply, fill the earth, and subdue it. Have dominion over the fish of the sea, over the birds of the sky, and over every living thing that moves on the earth." **29** God said, "Behold, I have given you every herb yielding seed, which is on the surface of all the earth, and every tree, which bears fruit yielding seed. It will be your food. **30** To every animal of the earth, and to every bird of the sky, and to everything that creeps on the earth, in which there is life, I have given every green herb for food;" and it was so. **31** God saw everything that he had made, and, behold, it was very good. There was evening and there was morning, a sixth day.

2 The heavens, the earth, and all their vast array were finished. **2** On the seventh day God finished his work which he had done; and he rested on the seventh day from all his work which he had done. **3** God blessed the seventh day, and made it holy, because he rested in it from all his work of creation which he had done. **4** This is the history of the generations of the heavens and of the earth when they were created, in the day that the LORD God made the earth and the heavens. **5** No plant of the field was yet in the earth, and no herb of the field had yet sprung up; for the LORD God had not caused it to rain on the earth. There was not a man to till the ground, **6** but a mist went up from the earth, and watered the whole surface of the ground. **7** The

Genezo

1 En la komenco Dio kreis la ĉielon kaj la teron.

2 Kaj la tero estis senforma kaj dezerta, kaj mallumo estis super la abismo; kaj la spirito de Dio ŝvebis super la akvo. **3** Kaj Dio diris: Estu lumo; kaj fariĝis lumo. **4** Kaj Dio vidis la lumon, ke ĝi estas bona; kaj Dio apartigis la lumon de la mallumo. **5** Kaj Dio nomis la lumon Tago, kaj la mallumon Li nomis Nokto. Kaj estis vespero, kaj estis mateno, unu tago. **6** Kaj Dio diris: Estu firmaĵo inter la akvo, kaj ĝi apartigu akvon de akvo. **7** Kaj Dio kreis la firmaĵon, kaj apartigis la akvon, kiu estas sub la firmaĵo, de la akvo, kiu estas super la firmaĵo; kaj fariĝis tiel. **8** Kaj Dio nomis la firmaĵon Ĉielo. Kaj estis vespero, kaj estis mateno, la dua tago. **9** Kaj Dio diris: Kolektiĝu la akvo de sub la ĉielo en unu lokon, kaj aperu la sekaĵo; kaj fariĝis tiel. **10** Kaj Dio nomis la sekaĵon Tero, kaj la kolektiĝojn de la akvo Li nomis Maroj. Kaj Dio vidis, ke ĝi estas bona. **11** Kaj Dio diris: Kreskigu la tero verdaĵon, herbon, kiu naskas semon, fruktarbon, kiu donas laŭ sia speco frukton, kies semo estas en ĝi mem, sur la tero; kaj fariĝis tiel. **12** Kaj la tero elkreskigis verdaĵon, herbon, kiu naskas semon laŭ sia speco, kaj arbon, kiu donas frukton, kies semo estas en ĝi mem laŭ sia speco. Kaj Dio vidis, ke ĝi estas bona. **13** Kaj estis vespero, kaj estis mateno, la tria tago. **14** Kaj Dio diris: Estu lumajoj en la ĉiela firmaĵo, por apartigi la tagon de la nokto, kaj ili prezentu signojn, tempojn, tagojn, kaj jarojn; **15** kaj ili estu lumajoj en la ĉiela firmaĵo, por lumi super la tero; kaj fariĝis tiel. **16** Kaj Dio faris la du grandajn lumajojn: la pli grandan lumajon, por regi la tagon, kaj la malpli grandan lumajon, por regi la nokton, kaj la stelojn. **17** Kaj Dio starigis ilin sur la ĉiela firmaĵo, por ke ili lumu sur la teron, **18** kaj por ke ili regu la tagon kaj la nokton kaj faru diferencon inter la lumo kaj la mallumo. Kaj Dio vidis, ke ĝi estas bona. **19** Kaj estis vespero, kaj estis mateno, la kvara tago. **20** Kaj Dio diris: La akvo aperigu moviĝantaĵojn, vivajn estaĵojn, kaj birdoj ekflugu super la tero, sub la ĉiela firmaĵo. **21** Kaj Dio kreis la grandajn

balenojn, kaj ĉiujn vivajn estaĵojn moviĝantajn, kiujn aperigis la akvo, laŭ ilia speco, kaj ĉiujn flugilhavajn birdojn laŭ ilia speco. Kaj Dio vidis, ke ĝi estas bona. **22** Kaj Dio ilin benis, dirante: Fruktu kaj multiĝu, kaj plenigu la akvon en la maroj, kaj la birdoj multiĝu sur la tero. **23** Kaj estis vespero, kaj estis mateno, la kvina tago. **24** Kaj Dio diris: La tero aperigu vivajn estaĵojn, laŭ ilia speco, brutojn kaj rampaĵojn kaj surterajn bestojn, laŭ ilia speco; kaj fariĝis tiel. **25** Kaj Dio kreis la bestojn de la tero, laŭ ilia speco, kaj la brutojn, laŭ ilia speco, kaj ĉiujn rampaĵojn de la tero, laŭ ilia speco. Kaj Dio vidis, ke ĝi estas bona. **26** Kaj Dio diris: Ni kreu homon laŭ Nia bildo, similan al Ni; kaj ili regu super la fiŝoj de la maro kaj super la birdoj de la ĉielo kaj super la brutoj, kaj super ĉiuj rampaĵoj, kiuj rampas sur la tero. **27** Kaj Dio kreis la homon laŭ Sia bildo, laŭ la bildo de Dio Li kreis lin; en formo de viro kaj virino Li kreis ilin. **28** Kaj Dio benis ilin, kaj Dio diris al ili: Fruktu kaj multiĝu, kaj plenigu la teron kaj submetu ĝin al vi, kaj regu super la fiŝoj de la maro kaj super la birdoj de la ĉielo, kaj super ĉiuj bestoj, kiuj moviĝas sur la tero. **29** Kaj Dio diris: Jen Mi donis al vi ĉiujn herbojn, kiuj semas semon, kiuj troviĝas sur la tuta tero, kaj ĉiujn arbojn, kiuj havas en si arban frukton, kiu semas semon; tio estu por vi manĝaĵo. **30** Kaj al ĉiuj bestoj de la tero kaj al ĉiuj birdoj de la ĉielo kaj al ĉiuj rampaĵoj sur la tero, kiuj havas en si vivan animon, la tutan verdan herbaĵon kiel manĝaĵon. Kaj fariĝis tiel. **31** Kaj Dio rigardis ĉion, kion Li kreis, kaj vidis, ke ĝi estas tre bona. Kaj estis vespero, kaj estis mateno, la sesa tago.

2 Kaj estis finitaj la ĉielo kaj la tero kaj ĉiuj iliaj apartenaĵoj. **2** Kaj Dio finis en la sepa tago Sian laboron, kiun Li faris, kaj Li ripozis en la sepa tago de la tuta laboro, kiun Li faris. **3** Kaj Dio benis la sepan tagon kaj sanktigis ĝin, ĉar en ĝi Li ripozis de Sia tuta laboro, kiun Li faris kreante. **4** Tia estas la naskiĝo de la ĉielo kaj la tero, kiam ili estis kreitaj, kiam Dio la Eternulo faris la teron kaj la ĉielon. **5** Kaj nenia kampa arbetaĵo ankoraŭ estis sur la tero, kaj nenia kampa herbo ankoraŭ kreskis,

Mose 1

1 Le gomedzedzea me la, Mawu wɔ dzifo kple anyigba. **2** Anyigba nɔ nyamaa, nɔnɔme aɖeke meli nɛ o. Ele fuflu, eye viviti do ɖe tsi gbana la dzi, eye Mawu fe Gbɔgbɔ nɔ agba sam le tsia dzi. **3** Mawu gbɔ be, “Kekeli nedo.” Eye kekeli do. **4** Mawu kpɔ be kekeli la nyo, eye wɔma kekeli la tso viviti la gbɔ. **5** Mawu yɔ kekeli la be “ɲekeke,” eye wòyo viviti la be “zã.” Ale zã do, eye ɲu ke. Esiae nye ɲekeke gbãtɔ. **6** Mawu gbɔ be, “Lilikpo nedo, eye wɔama tsi si le lilikpo la te kple esi le lilikpo la tame la me. Eye wòva eme nenema.” **7** Ale Mawu wɔ lilikpo, eye wɔma tsi si le lilikpo la te la ɖa tso esi le lilikpo la tame la gbɔ, eye wòva eme. **8** Mawu yɔ lilikpo la be “dzifo.” Zã do, eye ɲu ke. Esiae nye ɲekeke evelia. **9** Mawu gbɔ be, “Mina tsi si le lilikpo la te la nafo fu ɖe tefe ɖeka be anyigba fe fufufie nadze.” Eva eme nenema. **10** Mawu yɔ fufufie la be “anyigba,” eye wòyo tsi siwo fo fu la be, “atsiafuwo.” Mawu kpɔe be enyo. **11** Mawu gbɔ be, “Mina nuwo namie ɖe anyigba la dzi: ati tsekuwo kple ati siwo tsena, eye ku nɔa tsetseawo me wotɔxewotɔxe la.” Eva eme nenema. **12** Tete nuwo mie ɖe anyigba la dzi: ati siwo tsea ku wotɔxewotɔxe, eye Mawu kpɔe be enyo. **13** Zã do, eye ɲu ke. Esiae nye ɲekeke etɔlia. **14** Mawu gbɔ be, “Mina akadiwo nanao dziɲgoli la me be woama ɲekeke ɖa tso zã gbɔ, eye woanye dzesi siwo afia ɲeyiyiwo, ɲekewo kple fewo, **15** eye woanye akadiwo le dziɲgoli la me be woana kekeli anyigba.” Eye wòva eme nenema. **16** Mawu wɔ nu keklẽ gã eve: ɲe kple ɲleti, be woaklẽ ɖe anyigba dzi. Eɖe be nu keklẽ gãtɔ si nye ɲe la naklẽ le ɲekeke me, eye suetɔ si nye ɲleti la naklẽ le zã me. Ewo ɲletiviwo hã. **17** Mawu tso wo ɖo lilikpo la ɲu, be woana kekeli anyigba, **18** aɖu zã kple ɲekeke dzi, eye woama kekeli ɖa tso viviti gbɔ. Nu sia dze Mawu ɲu. **19** Ale zã do, eye ɲu ke. Esiae nye ɲekeke enelia. **20** Mawu gbɔ be, “Tɔmelãwo nedzi ɖe tsiawo me, eye xeiviwo nedzo le yame le dziɲgoli la fe ɲkume.” **21** Ale Mawu wɔ fumelã gãwo kple nu gbagbe siwo tana, eye wonɔa tsi me la fomevi vovovowo kple xeivi siwo dzona la

fomeviwo katã. Mawu kpɔe be enyo. **22** Mawu yra wo gbɔ be, “Midzi ne miasɔ gbɔ, miayo atsiafuwo me, eye miana xeiviwo nasɔ gbɔ le anyigba dzi.” **23** Eye zã do, eye ɲu ke. Esiae nye ɲekeke atɔlia. **24** Mawu gbɔ be, “Anyigba nedzi lã kple nu gbagbe ɖe sia ɖe fomevi: nyiwo, nu tatawo kple gbemelã ɖe sia ɖe tɔgbi.” Eye wòva eme nenema. **25** Mawu wɔ lã wɔadãwo, nyi kple nu tatawo dometo ɖe sia ɖe tɔgbi. Eye Mawu kpɔe be enyo. **26** Mawu gbɔ be, “Mina miãwo ame ɖe miafe nɔnɔme me, wòadɲ mí, eye wòadɲ fumelãwo, dzifoxewo, afemelãwo kple gbemelãwo katã kpakple nu gbagbe siwo katã tana le anyigba dzi la dzi.” **27** Ale Mawu wɔ ame ɖe eya ɲutɔ fe nɔnɔme me. Mawu fe nɔnɔme me wòwɔ ame ɖo; ɲutsu kple nyɔnu wòwɔ. **28** Mawu yra wo gbɔ na wo be, “Midzi miayo anyigba blibo la dzi, eye miaɖu edzi; miawoe nye tɔmelãwo, dzifoxewo kple lã siwo katã tana le anyigba dzi la dzi ɖulawo.” **29** Mawu gagblɔ be “Metsɔ nu miemie siwo tsea ku le anyigba blibo la dzi kple ati tsekuwo na mi abe miafe nuɖuɖu ene. **30** Metsɔ gbewo kple atiwo katã na lãwo kple xeiviwo kple nu siwo katã tana, siwo me agbe le, le anyigba dzi abe wofe nuɖuɖu ene.” Eye wòva me nenema. **31** Mawu lé ɲku ɖe nu siwo katã wòwɔ la ɲu, eye wòkpɔe be wonyo ɲuto. Zã do, eye ɲu ke. Esiae nye ɲekeke adelia.

2 Ale Mawu wu dzifo kple anyigba kpakple nu siwo katã le xexea me la wòwɔ nu. **2** Eya ta le ɲekeke adrelia gbe, esi Mawu wu efe dɔwɔwɔwo nu la, edzudzɔ edokui tso efe dɔwɔnawo katã me. **3** Mawu yra ɲekeke adrelia, eye wòwɔe kɔkɔe, elabena eyae nye ɲekeke si dzi wòdzudzɔ xexea me wòwɔ le. **4** Esiawoe nye dzifo kple anyigba fe dzɔdzɔmenyawo, le wo wòwɔ me le ɲeyiyi si me Yehowa Mawu wɔ anyigba kple dzifo. **5** Do ɲgo la, atiwo kple gbewo memie ɖe anyigba dzi haɖe o, elabena Yehowa Mawu meɖo tsidzadzɔ ɖa haɖe o, eye ame aɖeke hã menɔ anyi ade agble ɖe anyigba la dzi o. **6** Gake tsi dzi tso anyigba fe tume le tefe aɖewo, eye wòtsa le anyigba la dzi. **7** Azɔ Yehowa Mawu tso anyi me amegbetɔ, eye wògbɔ agbegbɔgbɔ ɖe efe ɲotime, eye wòzu luvo gbagbe. **8** Esia megbe la, Yehowa Mawu wɔ abɔ aɖe ɖe Eden

1 Mooseksen

1 Alussa loi Jumala taivaan ja maan. **2** Ja maa oli autio ja tyhjä, ja pimeys oli syvyyden päällä, ja Jumalan Henki liikkui vetten päällä. **3** Ja Jumala sanoi: "Tulkoon valkeus". Ja valkeus tuli. **4** Ja Jumala näki, että valkeus oli hyvä; ja Jumala erotti valkeuden pimeydestä. **5** Ja Jumala kutsui valkeuden päiväksi, ja pimeyden hän kutsui yöksi. Ja tuli ehtoo, ja tuli aamu, ensimmäinen päivä. **6** Ja Jumala sanoi: "Tulkoon taivaanvahuus vetten välille erottamaan vedet vesistä". **7** Ja Jumala teki taivaanvahuuden ja erotti vedet, jotka olivat taivaanvahuuden alla, vesistä, jotka olivat taivaanvahuuden päällä; ja tapahtui niin. **8** Ja Jumala kutsui vahuuden taivaaksi. Ja tuli ehtoo, ja tuli aamu, toinen päivä. **9** Ja Jumala sanoi: "Kokoontukoot vedet, jotka ovat taivaan alla, yhteen paikkaan, niin että kuiva tulee näkyviin". Ja tapahtui niin. **10** Ja Jumala kutsui kuivan maaksi, ja paikan, mihin vedet olivat kokoontuneet, hän kutsui mereksi. Ja Jumala näki, että se oli hyvä. **11** Ja Jumala sanoi: "Kasvakoon maa vihantaa, ruohoja, jotka tekevät siementä, ja hedelmäpuita, jotka lajiensa mukaan kantavat maan päällä hedelmää, jossa niiden siemen on". Ja tapahtui niin: **12** maa tuotti vihantaa, ruohoja, jotka tekivät siementä lajiensa mukaan, ja puita, jotka lajiensa mukaan kantoivat hedelmää, jossa niiden siemen oli. Ja Jumala näki, että se oli hyvä. **13** Ja tuli ehtoo, ja tuli aamu, kolmas päivä. **14** Ja Jumala sanoi: "Tulkoot valot taivaanvahuuteen erottamaan päivää yöstä, ja olkoot ne merkkeinä osoittamassa aikoja, päiviä ja vuosia, **15** ja olkoot valoina taivaanvahuudella paistamassa maan päälle". Ja tapahtui niin: **16** Jumala teki kaksi suurta valoa, suuremman valon hallitsemaan päivää ja pienemmän valon hallitsemaan yötä, sekä tähdet. **17** Ja Jumala pani ne taivaanvahuuteen, paistamaan maan päälle **18** ja hallitsemaan päivää ja yötä ja erottamaan valon pimeästä. Ja Jumala näki, että se oli hyvä. **19** Ja tuli ehtoo, ja tuli aamu, neljäs päivä. **20** Ja Jumala sanoi: "Viiskööt vedet eläviä olentoja, ja lentäkööt linnut maan päällä, taivaanvahuuden alla". **21** Ja Jumala loi suuret merieläimet ja kaikkinaiset liikkuvat, vesissä vilisevät elävät olennot, kunkin lajinsa mukaan, ja kaikkinaiset siivekkäät linnut, kunkin lajinsa mukaan. Ja Jumala

näki, että se oli hyvä. **22** Ja Jumala siunasi ne sanoen: "Olkaa hedelmälliset ja lisääntyköö ja täyttäkää meren vedet, ja linnut lisääntykööt maan päällä". **23** Ja tuli ehtoo, ja tuli aamu, viides päivä. **24** Ja Jumala sanoi: "Tuottakoon maa elävät olennot, kunkin lajinsa mukaan, karjaeläimet ja matelijat ja metsäeläimet, kunkin lajinsa mukaan". Ja tapahtui niin: **25** Jumala teki metsäeläimet, kunkin lajinsa mukaan, ja karjaeläimet, kunkin lajinsa mukaan, ja kaikki maan matelijat, kunkin lajinsa mukaan. Ja Jumala näki, että se oli hyvä. **26** Ja Jumala sanoi: "Tekkäämme ihminen kuvaksemme, kaltaiseksemme; ja vallitkoot he meren kalat ja taivaan linnut ja karjaeläimet ja koko maan ja kaikki matelijat, jotka maassa matelevat". **27** Ja Jumala loi ihmisen omaksi kuvaksensa, Jumalan kuvaksi hän hänet loi; mieheksi ja naiseksi hän loi heidät. **28** Ja Jumala siunasi heidät, ja Jumala sanoi heille: "Olkaa hedelmälliset ja lisääntyköö ja täyttäkää maa ja tehkää se itsellenne alamaiseksi; ja vallitkaa meren kalat ja taivaan linnut ja kaikki maan päällä liikkuvat eläimet". **29** Ja Jumala sanoi: "Katso, minä annan teille kaikkinaiset siementä tekevät ruohot, joita kasvaa kaikkialla maan päällä, ja kaikki puut, joissa on siementä tekevä hedelmä; olkoot ne teille ravinnoksi. **30** Ja kaikille metsäeläimille ja kaikille taivaan linnuille ja kaikille, jotka maassa matelevat ja joissa on elävä henki, minä annan kaikkinaiset viheriät ruohot ravinnoksi". Ja tapahtui niin. **31** Ja Jumala katsoi kaikkea, mitä hän tehnyt oli, ja katso, se oli sangen hyvää. Ja tuli ehtoo, ja tuli aamu, kuudes päivä.

2 Niin tulivat valmiiksi taivas ja maa kaikkine joukkoinensa. **2** Ja Jumala päätti seitsemäntenä päivänä työnsä, jonka hän oli tehnyt, ja lepäsi seitsemäntenä päivänä kaikesta työstänsä, jonka hän oli tehnyt. **3** Ja Jumala siunasi seitsemännen päivän ja pyhitti sen, koska hän sinä päivänä lepäsi kaikesta luomistyöstänsä, jonka hän oli tehnyt. **4** Tämä on kertomus taivaan ja maan synnystä, kun ne luotiin. Siihen aikaan kun Herra Jumala teki maan ja taivaan, **5** ei ollut vielä yhtään kedon pensasta maan päällä, eikä vielä kasvanut mitään ruohoa kedolla, koska Herra Jumala ei vielä ollut antanut sataa maan päälle eikä ollut ihmistä maata viljelemässä, **6** vaan sumu nousi maasta ja kasteli koko maan pinnan. **7** Silloin Herra Jumala teki maan tomusta ihmisen ja puhalsi

Genèse

1 Au commencement, Dieu créa les cieux et la terre. **2** La terre était informe et vide. Les ténèbres étaient à la surface de l'abîme et l'Esprit de Dieu planait au-dessus de la surface des eaux. **3** Dieu dit: « Que la lumière soit! » et la lumière fut. **4** Dieu vit la lumière, et il vit qu'elle était bonne. Dieu sépara la lumière d'avec les ténèbres. **5** Dieu appela la lumière « jour », et il appela les ténèbres « nuit ». Il y eut un soir et il y eut un matin: ce fut le premier jour. **6** Dieu dit: « Qu'il y ait une étendue au milieu des eaux, et qu'elle sépare les eaux d'avec les eaux. » **7** Dieu fit l'étendue, et il sépara les eaux qui étaient au-dessous de l'étendue des eaux qui étaient au-dessus de l'étendue; et il en fut ainsi. **8** Dieu appela l'étendue « ciel ». Il y eut un soir et il y eut un matin, un second jour. **9** Dieu dit: « Que les eaux qui sont sous le ciel se rassemblent en un seul lieu, et que la terre sèche apparaisse »; et il en fut ainsi. **10** Dieu appela la terre sèche « terre », et il appela le rassemblement des eaux « mer ». Dieu vit que cela était bon. **11** Dieu dit: « Que la terre produise de l'herbe, des herbes portant des graines, et des arbres fruitiers portant des fruits selon leur espèce, avec leurs graines, sur la terre ». **12** La terre produisit de l'herbe, des herbes portant de la semence selon leur espèce, et des arbres fruitiers portant du fruit selon leur espèce, avec leur semence en elle; et Dieu vit que cela était bon. **13** Il y eut un soir, et il y eut un matin: ce fut le troisième jour. **14** Dieu dit: « Qu'il y ait des luminaires dans l'étendue du ciel pour séparer le jour d'avec la nuit, et qu'ils servent de signes pour marquer les saisons, les jours et les années; **15** et qu'ils servent de luminaires dans l'étendue du ciel pour éclairer la terre ». **16** Dieu fit les deux grands luminaires: le grand luminaire pour régir le jour, et le petit luminaire pour régir la nuit. Il fit aussi les étoiles. **17** Dieu les plaça dans l'étendue du ciel pour éclairer la terre, **18** pour dominer le jour et la nuit, et pour séparer la lumière des ténèbres. Dieu vit que cela était bon. **19** Il y eut un soir et il y eut un matin: ce fut le quatrième jour. **20** Dieu dit: « Que les eaux regorgent d'êtres vivants, et que les oiseaux volent au-dessus de la terre dans l'étendue du ciel. » **21** Dieu créa les grands animaux marins et tous les êtres vivants qui se meuvent, dont les

eaux fourmillent, selon leur espèce, et tout oiseau ailé selon son espèce. Dieu vit que cela était bon. **22** Dieu les bénit, en disant: « Soyez féconds, multipliez, remplissez les eaux des mers, et que les oiseaux se multiplient sur la terre. » **23** Il y eut un soir, et il y eut un matin: ce fut le cinquième jour. **24** Dieu dit: « Que la terre produise des êtres vivants selon leur espèce, du bétail, des reptiles et des animaux de la terre selon leur espèce »; et il en fut ainsi. **25** Dieu fit les animaux de la terre selon leur espèce, le bétail selon son espèce, et tout ce qui rampe sur le sol selon son espèce. Dieu vit que cela était bon. **26** Dieu dit: « Faisons l'homme à notre image, selon notre ressemblance. Qu'ils dominent sur les poissons de la mer, sur les oiseaux du ciel, sur le bétail, sur toute la terre et sur tous les reptiles qui rampent sur la terre. » **27** Dieu a créé l'homme à son image. Il le créa à l'image de Dieu; il les créa mâle et femelle. **28** Dieu les bénit. Dieu leur dit: « Soyez féconds, multipliez, remplissez la terre et soumettez-la. Dominez les poissons de la mer, les oiseaux du ciel et tout être vivant qui se meut sur la terre. » **29** Dieu dit: « Voici, je vous ai donné toute herbe portant de la semence, qui est à la surface de toute la terre, et tout arbre portant du fruit et portant de la semence. Ce sera votre nourriture. **30** A tout animal de la terre, à tout oiseau du ciel, et à tout ce qui rampe sur la terre et qui a de la vie, j'ai donné toute herbe verte pour nourriture. **31** Dieu vit tout ce qu'il avait fait, et voici, cela était très bon. Il y eut un soir et il y eut un matin, un sixième jour.

2 Les cieux, la terre et toute leur étendue furent achevés. **2** Le septième jour, Dieu acheva l'œuvre qu'il avait faite, et il se reposa au septième jour de toute son œuvre. **3** Dieu bénit le septième jour et le sanctifia, parce qu'il se reposa en ce jour de toute l'œuvre de la création qu'il avait faite. **4** Voici l'histoire des générations des cieux et de la terre, quand ils furent créés, au jour où Yahvé Dieu fit la terre et les cieux. **5** Aucune plante des champs n'était encore sur la terre, et aucune herbe des champs n'avait encore poussé, car Yahvé Dieu n'avait pas fait pleuvoir sur la terre. Il n'y avait pas d'homme pour cultiver la terre, **6** mais une brume montait de la terre et arrosait toute la surface du sol. **7** Yahvé Dieu forma l'homme de la poussière de la terre, il souffla dans ses narines une

1 Mose

1 Im Anfang schuf Gott den Himmel und die Erde.

2 Und die Erde war wüst und leer, und es lag Finsternis auf der Tiefe, und der Geist Gottes schwebte über den Wassern. **3** Und Gott sprach: Es werde Licht! Und es ward Licht. **4** Und Gott sah, daß das Licht gut war; da schied Gott das Licht von der Finsternis; **5** und Gott nannte das Licht Tag, und die Finsternis Nacht. Und es ward Abend, und es ward Morgen: der erste Tag. **6** Und Gott sprach: Es soll eine Feste entstehen inmitten der Wasser, die bilde eine Scheidewand zwischen den Gewässern! **7** Und Gott machte die Feste und schied das Wasser unter der Feste von dem Wasser über der Feste, daß es so ward. **8** Und Gott nannte die Feste Himmel. Und es ward Abend, und es ward Morgen: der zweite Tag. **9** Und Gott sprach: Es sammle sich das Wasser unter dem Himmel an einen Ort, daß man das Trockene sehe! Und es geschah also. **10** Und Gott nannte das Trockene Land; aber die Sammlung der Wasser nannte er Meer. Und Gott sah, daß es gut war. **11** Und Gott sprach: Es lasse die Erde grünes Gras sprossen und Gewächs, das Samen trägt, fruchtbare Bäume, deren jeder seine besondere Art Früchte bringt, in welcher ihr Same sei auf Erden! Und es geschah also. **12** Und die Erde brachte hervor Gras und Gewächs, das Samen trägt nach seiner Art, und Bäume, welche Früchte bringen, in welchen ihr Same ist nach ihrer Art. Und Gott sah, daß es gut war. **13** Und es ward Abend, und es ward Morgen: der dritte Tag. **14** Und Gott sprach: Es seien Lichter an der Himmelsfeste, zur Unterscheidung von Tag und Nacht, die sollen zur Bestimmung der Zeiten und der Tage und Jahre dienen, **15** und zu Leuchtern an der Himmelsfeste, daß sie die Erde beleuchten! Und es geschah also. **16** Und Gott machte die zwei großen Lichter, das große Licht zur Beherrschung des Tages und das kleinere Licht zur Beherrschung der Nacht; dazu die Sterne. **17** Und Gott setzte sie an die Himmelsfeste, damit sie die Erde beleuchteten **18** und den Tag und die Nacht beherrschten und Licht und Finsternis unterschieden. Und Gott sah, daß es gut war. **19** Und es ward Abend, und es ward Morgen: der vierte Tag. **20** Und Gott sprach: Das Wasser soll wimmeln von einer Fülle lebendiger Wesen, und es sollen Vögel fliegen

über die Erde, an der Himmelsfeste dahin! **21** Und Gott schuf die großen Fische und alles, was da lebt und webt, wovon das Wasser wimmelt, nach ihren Gattungen, dazu allerlei Vögel nach ihren Gattungen. Und Gott sah, daß es gut war. **22** Und Gott segnete sie und sprach: Seid fruchtbar und mehret euch und füllet das Wasser im Meere, und das Geflügel mehre sich auf Erden! **23** Und es ward Abend, und es ward Morgen: der fünfte Tag. **24** Und Gott sprach: Die Erde bringe hervor lebendige Wesen nach ihrer Art, Vieh, Gewürm und Tiere des Feldes nach ihrer Art! Und es geschah also. **25** Und Gott machte die Tiere des Feldes nach ihrer Art und das Vieh nach seiner Art. Und Gott sah, daß es gut war. **26** Und Gott sprach: Wir wollen Menschen machen nach unserm Bild uns ähnlich; die sollen herrschen über die Fische im Meer und über die Vögel des Himmels und über das Vieh auf der ganzen Erde, auch über alles, was auf Erden kriecht! **27** Und Gott schuf den Menschen ihm zum Bilde, zum Bilde Gottes schuf er ihn; männlich und weiblich schuf er sie. **28** Und Gott segnete sie und sprach zu ihnen: Seid fruchtbar und mehret euch und füllet die Erde und machet sie euch untertan und herrschet über die Fische im Meer und über die Vögel des Himmels und über alles Lebendige, was auf Erden kriecht! **29** Und Gott sprach: Siehe, ich habe euch alles Gewächs auf Erden gegeben, das Samen trägt, auch alle Bäume, an welchen Früchte sind, die Samen tragen; sie sollen euch zur Nahrung dienen; **30** aber allen Tieren der Erde und allen Vögeln des Himmels und allem, was auf Erden kriecht, allem, was eine lebendige Seele hat, habe ich alles grüne Kraut zur Nahrung gegeben. Und es geschah also. **31** Und Gott sah an alles, was er gemacht hatte, und siehe, es war sehr gut. Und es ward Abend, und es ward Morgen: der sechste Tag.

2 Also waren Himmel und Erde vollendet samt ihrem ganzen Heer, **2** so daß Gott am siebenten Tage sein Werk vollendet hatte, das er gemacht; und er ruhte am siebenten Tage von allen seinen Werken, die er gemacht hatte. **3** Und Gott segnete den siebenten Tag und heiligte ihn, denn an demselbigen ruhte er von all seinem Werk, das Gott schuf, als er es machte. **4** Dies ist die Entstehung des Himmels und der Erde, zur Zeit, als Gott der HERR Himmel und Erde schuf. **5** Es war aber noch kein Strauch des

Kĩambĩrĩria

1 Kĩambĩrĩria-inĩ kĩa maũndũ mothe, Ngai nĩombire igũrũ na thĩ. **2** Hindĩ ñyo thĩ ndiari ũrĩa yatarĩ na ndiari na kĩndũ, nayo nduma yari igũrũ rĩa kũrĩa kũriku, nake Roho wa Ngai aareereite igũrũ rĩa maaĩ. **3** Nake Ngai agĩathana, akiuga atĩrĩ, “Nĩkũgĩe ũtheri,” na gũkĩgĩa ũtheri. **4** Ngai akĩona atĩ ũtheri ũcio warĩ mwega, nake akĩgayũkania ũtheri na nduma. **5** Ngai agĩta ũtheri ũcio “mũthenya,” nayo nduma akĩmĩta “ũtukũ.” Na gũkĩgĩa hwaĩ-inĩ, na gũkĩgĩa rũciinĩ. ũcio ũgĩtuika mũthenya wa mbere. **6** Nake Ngai agĩathana, akiuga atĩrĩ, “Nĩkũgĩe warĩ mũnene gatagatĩ ka maaĩ ũgayũkanie maaĩ na marĩa mangĩ.” **7** Nĩ ũndũ ũcio Ngai agĩkĩra warĩ ũcio na akĩgayũkania maaĩ marĩa maarĩ thĩ ya warĩ ũcio na maaĩ marĩa maarĩ igũrũ riagu. Na gũgĩtuika o ũguo. **8** Ngai agĩta warĩ ũcio “matu mairũ.” Na gũkĩgĩa hwaĩ-inĩ na gũkĩgĩa rũciinĩ. ũcio ũgĩtuika mũthenya wa keerĩ. **9** Nake Ngai agĩathana, akiuga atĩrĩ, “Maaĩ marĩa marĩ thĩ ya matu mairũ nĩ mongane handũ hamwe na kũgĩe thĩ nyũmũ.” Na gũgĩtuika o ũguo. **10** Ngai agĩta kũrĩa kũmũ “thĩ,” namo maaĩ marĩa maacookanĩrĩre akĩmeeta “maria.” Nake Ngai akĩona atĩ ũndũ ũcio warĩ mwega. **11** Ningĩ Ngai agĩathana, akiuga atĩrĩ, “Thĩ nĩ ñmere mĩmera: Mĩmera ñria ñciaraga mbeũ, na mĩtĩ ñria ñciaraga matunda marĩ na mbeũ thĩinĩ, kũringana na mĩthemba yayo.” Na gũgĩtuika o ũguo. **12** Thĩ ñkĩmera mĩmera: Mĩmera igũciara mbeũ kũringana na mĩthemba yayo, na mĩtĩ igũciara matunda marĩ na mbeũ thĩinĩ kũringana na mĩthemba yayo. Nake Ngai akĩona atĩ ũndũ ũcio warĩ mwega. **13** Nakuo gũkĩgĩa hwaĩ-inĩ na gũkĩgĩa rũciinĩ. ũcio ũgĩtuika mũthenya wa gatatũ. **14** Ningĩ Ngai agĩathana, akiuga atĩrĩ, “Nĩkũgĩe imũrĩ warĩ-inĩ wa matu mairũ cia kũgayũkania mũthenya na ũtukũ, na irekwo ituĩke imenyithania cia imera, na mũthenya na mĩaka. **15** Na ituĩke imũrĩ warĩ-inĩ ũcio wa matu mairũ, itũmage thĩ kũgĩage na ũtheri.” Na gũgĩtuika o ũguo. **16** Ngai nĩombire imũrĩ igĩrĩ nene. Kĩmũrĩ kĩrĩa kĩnenanene, nĩkĩo rĩũa, kĩarage mũthenya; nakĩo kĩmũrĩ kĩrĩa

kĩninanini, nĩkĩo mweri, kĩarage ũtukũ. O na ningĩ akĩũmba njata. **17** Ngai agĩciiga warĩ-inĩ wa matu mairũ itũmage thĩ kũgĩe ũtheri, **18** ciarage mũthenya na ũtukũ, na igayũkanagie nduma na ũtheri. Nake Ngai akĩona atĩ ũndũ ũcio warĩ mwega. **19** Na gũkĩgĩa hwaĩ-inĩ na gũkĩgĩa rũciinĩ. ũcio ũgĩtuika mũthenya wa kana. **20** Ningĩ Ngai agĩathana, akiuga atĩrĩ: “Maaĩ nĩmaiyũrwo nĩ ciũmbe irĩ muoyo, nacio nyoni nĩciũmbũkagĩre igũrũ rĩa thĩ gũtuĩkania warĩ wa matu mairũ.” **21** Nĩ ũndũ ũcio Ngai akĩũmba ciũmbe iria nene cia iria-inĩ na kĩũmbe o gĩothe kĩrĩ muoyo na kĩongoyaga, ikĩyũra maaĩ-inĩ kũringana na mĩthemba yacio, na nyoni o yothe ñrĩ mathagu kũringana na mĩthemba wayo. Nake Ngai akĩona atĩ ũndũ ũcio warĩ mwega. **22** Ngai agĩcirathima akiuga atĩrĩ, “Ciaranai mũingĩhe, mũiyũre maaĩ-inĩ marĩa marĩ maria-inĩ, nacio nyoni nĩcingĩhe thĩ.” **23** Na gũkĩgĩa hwaĩ-inĩ na gũkĩgĩa rũciinĩ. ũcio ũgĩtuika mũthenya wa gatano. **24** Ningĩ Ngai agĩathana, akiuga atĩrĩ, “Thĩ nĩgĩe ciũmbe irĩ muoyo kũringana na mĩthemba yacio: mahiũ, na ciũmbe iria ithiagĩra thĩ, na nyamũ cia gĩthaka, o nyamũ kũringana na mĩthemba wayo.” Na gũgĩtuika o ũguo. **25** Ngai akĩũmba nyamũ cia gĩthaka kũringana na mĩthemba yacio, na mahiũ kũringana na mĩthemba yamo, na ciũmbe ciothe iria ithiagĩra thĩ kũringana na mĩthemba yacio. Nake Ngai akĩona atĩ ũndũ ũcio warĩ mwega. **26** Ningĩ Ngai agĩathana, akiuga atĩrĩ, “Nĩtũũmbei andũ na mũhianĩre witũ, mahaanane na ithuĩ, nao maathage thamaki cia iria na nyoni cia rĩera-inĩ, na mahiũ ma thĩ yothe, na maathage ciũmbe ciothe iria ithiagĩra thĩ.” **27** Nĩ ũndũ ũcio Ngai akĩũmba mũndũ **28** Ngai akĩmarathima, akĩmeera atĩrĩ, “Ciaranai mũingĩhe, mũiyũre thĩ na mũmĩtoorie. Athagai thamaki cia iria na nyoni cia rĩera-inĩ, na mwathage ciũmbe ciothe irĩ muoyo iria ithiagĩra thĩ.” **29** Ningĩ Ngai akiuga atĩrĩ, “Nĩndamũhe mĩmera yothe ya thĩ ñria ñciaraga mbeũ, na mũtĩ o wothe ũrĩa ũciaraga matunda marĩ mbeũ thĩinĩ. Ñyo igũtuika irio cianyu. **30** Na kũrĩ nyamũ ciothe cia gũkũ thĩ, na nyoni ciothe cia rĩera-inĩ, o na ciũmbe ciothe iria ithiagĩra

Γένεσις

1 Εν αρχή εποίησεν ο Θεός τον ουρανόν και την γην. **2** Η δε γη ήτο άμορφος και έρημος και σκότος επί του προσώπου της αβύσσου. Και πνεύμα Θεού εφέρετο επί της επιφανείας των υδάτων. **3** Και είπεν ο Θεός, Γενηθήτω φώς και έγεινε φώς. **4** και είδεν ο Θεός το φως ότι ήτο καλόν· και διεχώρισεν ο Θεός το φως από του σκότους. **5** και εκάλεσεν ο Θεός το φως, Ημέραν· το δε σκότος εκάλεσε, Νύκτα. Και έγεινεν εσπέρα και έγεινε πρωΐ, ημέρα πρώτη. **6** Και είπεν ο Θεός, Γενηθήτω στερέωμα αναμέσον των υδάτων, και ας διαχωρίζη ύδατα από υδάτων. **7** Και εποίησεν ο Θεός το στερέωμα, και διεχώρισε τα ύδατα τα υποκάτωθεν του στερεώματος από των υδάτων των επάνωθεν του στερεώματος. Και έγεινεν ούτω. **8** Και εκάλεσεν ο Θεός το στερέωμα, Ουρανόν. Και έγεινεν εσπέρα και έγεινε πρωΐ, ημέρα δευτέρα. **9** Και είπεν ο Θεός, Ας συναρθώσι τα ύδατα τα υποκάτω του ουρανού εις τόπον ένα, και ας φανή η ξηρά. Και έγεινεν ούτω. **10** Και εκάλεσεν ο Θεός την ξηράν, γήν· και το σύναγμα των υδάτων εκάλεσε, Θαλάσσας· και είδεν ο Θεός ότι ήτο καλόν. **11** Και είπεν ο Θεός, Ας βλαστήση η γη χλωρόν χόρτον, χόρτον κάμνοντα σπόρον, και δένδρον κάρπιμον κάμνον καρπόν κατά το είδος αυτού, του οποίου το σπέρμα να ήναι εν αυτώ επί της γης. Και έγεινεν ούτω. **12** Και εβλάστησεν η γη χλωρόν χόρτον, χόρτον κάμνοντα σπόρον κατά το είδος αυτού, και δένδρον κάμνον καρπόν, του οποίου το σπέρμα είναι εν αυτώ κατά το είδος αυτού· και είδεν ο Θεός ότι ήτο καλόν. **13** Και έγεινεν εσπέρα και έγεινε πρωΐ, ημέρα τρίτη. **14** Και είπεν ο Θεός, Ας γείνωσι φωστήρες εν τω στερεώματι του ουρανού, διά να διαχωρίζωσι την ημέραν από της νυκτός· και ας ήναι διά σημεία και καιρούς και ημέρας και ενιαυτούς. **15** και ας ήναι διά φωστήρας εν τω στερεώματι του ουρανού, διά να φέγγωσιν επί της γης. Και έγεινεν ούτω. **16** Και έκαμεν ο Θεός τους δύο φωστήρας τους μεγάλους, τον φωστήρα τον μέγαν διά να εξουσιάζη επί της ημέρας, και τον φωστήρα τον

μικρόν διά να εξουσιάζη επί της νυκτός· και τους αστέρας. **17** και έθεσεν αυτούς ο Θεός εν τω στερεώματι του ουρανού, διά να φέγγωσιν επί της γης, **18** και να εξουσιάζωσιν επί της ημέρας και επί της νυκτός και να διαχωρίζωσι το φως από του σκότους. Και είδεν ο Θεός ότι ήτο καλόν. **19** Και έγεινεν εσπέρα και έγεινε πρωΐ, ημέρα τετάρτη. **20** Και είπεν ο Θεός, Ας γεννήσωσι τα ύδατα εν αφθονία νηκτά έμψυχα και πετεινά ας πέτωνται επάνωθεν της γης κατά το στερέωμα του ουρανού. **21** Και εποίησεν ο Θεός τα κήτη τα μεγάλα και παν έμψυχον κινούμενον, τα οποία εγέννησαν εν αφθονία τα ύδατα κατά το είδος αυτών, και παν πετεινόν πτερωτόν κατά το είδος αυτού. Και είδεν ο Θεός ότι ήτο καλόν. **22** Και ευλόγησεν αυτά ο Θεός, λέγων, Αυξάνεσθε και πληθύνεσθε και γεμίσατε τα ύδατα εν ταις θαλάσσαις και τα πετεινά ας πληθύνωνται επί της γης. **23** Και έγεινεν εσπέρα και έγεινε πρωΐ, ημέρα πέμπτη. **24** Και είπεν ο Θεός, Ας γεννήση η γη ζώα έμψυχα κατά το είδος αυτών, κτήνη και ερπετά και ζώα της γης κατά το είδος αυτών· και έγεινεν ούτω. **25** Και έκαμεν ο Θεός τα ζώα της γης κατά το είδος αυτών, και τα κτήνη κατά το είδος αυτών, και παν ερπετόν της γης κατά το είδος αυτού. Και είδεν ο Θεός ότι ήτο καλόν. **26** Και είπεν ο Θεός, Ας κάμωμεν άνθρωπον κατ' εικόνα ημών, καθ' ομοίωσιν ημών· και ας εξουσιάζη επί των ιχθύων της θαλάσσης και επί των πετεινών του ουρανού και επί των κτηνών και επί πάσης της γης και επί παντός ερπετού, έρποντος επί της γης. **27** Και εποίησεν ο Θεός τον άνθρωπον κατ' εικόνα εαυτού· κατ' εικόνα Θεού εποίησεν αυτόν· άρσεν και θήλυ εποίησεν αυτούς. **28** και ευλόγησεν αυτούς ο Θεός· και είπε προς αυτούς ο Θεός, Αυξάνεσθε και πληθύνεσθε και γεμίσατε την γην και κυριεύσατε αυτήν, και εξουσιάζετε επί των ιχθύων της θαλάσσης και επί των πετεινών του ουρανού και επί παντός ζώου κινουμένου επί της γης. **29** Και είπεν ο Θεός, Ιδού, σας έδωκα πάντα χόρτον κάμνοντα σπόρον, όστις είναι επί του προσώπου πάσης της γης, και παν δένδρον, το όποιον έχει εν εαυτώ καρπόν δένδρου κάμνοντος σπόρον·

૩૧ત્પત્તિ

૧ પ્રારંભે ઈશ્વરે આકાશ તથા પૃથ્વી ઉત્પન્ન કર્યાં. ૨ પૃથ્વી અસ્તવ્યસ્ત તથા ખાલી હતી. પાણી પર અંધારું હતું. ઈશ્વરનો આત્મા પાણી પર ફરતો હતો. ૩ ઈશ્વરે કહ્યું, “ત્યાં અજવાળું થાઓ” અને અજવાળું થયું. ૪ ઈશ્વરે અજવાળું જોયું કે તે સારું છે. તેમણે અજવાળું તથા અંધારું અલગ કર્યાં. ૫ ઈશ્વરે અજવાળાંને “દિવસ” અને અંધારાને “રાત” કહ્યું. આમ સાંજ થઈ તથા સવાર થઈ, પ્રથમ દિવસ. ૬ ઈશ્વરે કહ્યું, “પાણીની વચ્ચે અંતરિક્ષ થાઓ અને પાણીને પાણીથી અલગ કરો.” ૭ ઈશ્વરે અંતરિક્ષ બનાવ્યું અને અંતરિક્ષની નીચેના પાણીને અંતરિક્ષની ઉપરના પાણીથી અલગ કર્યાં. એ પ્રમાણે થયું. ૮ ઈશ્વરે અંતરિક્ષને “આકાશ” કહ્યું. સાંજ થઈ તથા સવાર થઈ, બીજો દિવસ. ૯ ઈશ્વરે કહ્યું, “આકાશ નીચેનાં પાણી એક જગ્યામાં એકત્ર થાઓ અને કોરી ભૂમિ દેખાઓ.” એ પ્રમાણે થયું. ૧૦ ઈશ્વરે કોરી જગ્યાને “ભૂમિ” કહી અને એકત્ર થયેલા પાણીને “સમુદ્રો” કહ્યા. તેમણે જોયું કે તે સારું છે. ૧૧ ઈશ્વરે કહ્યું, “પૃથ્વી પર બીજદાયક શાક તથા ફળવૃક્ષ પોતપોતાની જાત પ્રમાણે, જેનાં બીજ પોતામાં છે તેઓને પૃથ્વી ઉગાવે.” એ પ્રમાણે થયું. ૧૨ ઘાસ તથા પોતપોતાની જાત પ્રમાણે બીજદાયક શાક, પોતપોતાની જાત પ્રમાણે ફળદાયક વૃક્ષ, જેનાં બીજ પોતામાં છે તેઓને પૃથ્વીએ ઉગાવ્યાં. ઈશ્વરે જોયું કે તે સારું છે. ૧૩ સાંજ થઈ તથા સવાર થઈ, ત્રીજો દિવસ. ૧૪ ઈશ્વરે કહ્યું, “રાત અને દિવસ જુદાં પાડવા સારુ આકાશમાં જ્યોતિઓ થાઓ અને તેઓ ચિહ્નો, ઋતુઓ, દિવસો તથા વર્ષોને અર્થે થાઓ. ૧૫ પૃથ્વી પર અજવાળું આપવા માટે આકાશના અંતરિક્ષમાં જ્યોતિઓ થાઓ.” એ પ્રમાણે થયું. ૧૬ ઈશ્વરે જ્યોતિ આપવા માટે બે મોટી પ્રકાશ બનાવી. દિવસ પર અમલ ચલાવનારી એક મોટી પ્રકાશ અને રાત પર અમલ ચલાવનારી તેનાથી નાની એક પ્રકાશ બનાવી. તેમણે તારાઓ પણ બનાવ્યા. ૧૭ ઈશ્વરે પૃથ્વી પર અજવાળું આપવાને, ૧૮ દિવસ અને રાત પર અમલ ચલાવવાને, અને અંધારામાંથી અજવાળાંને જુદાં કરવાને આકાશમાં તેઓને સ્થિર કર્યાં. ઈશ્વરે જોયું કે તે સારું છે. ૧૯ સાંજ થઈ તથા સવાર થઈ, ચોથો દિવસ. ૨૦ ઈશ્વરે કહ્યું, “પાણી પુષ્કળ જીવજંતુઓને ઉપજાવો અને આકાશમાં પક્ષીઓ ઉડો.” ૨૧ ઈશ્વરે સમુદ્રમાંના મોટા જીવો બનાવ્યા, દરેક પ્રકારનાં જીવજંતુઓ, જે પોતપોતાની જાત પ્રમાણે પાણીએ પુષ્કળ ઉપજાવ્યાં અને પોતપોતાની જાત પ્રમાણે

દરેક જાતનાં પક્ષીને ઉત્પન્ન કર્યાં. ઈશ્વરે જોયું કે તે સારું છે. ૨૨ ઈશ્વરે તેઓને આશીર્વાદ આપતા કહ્યું, “સફળ થાઓ, વધો અને સમુદ્રોમાંના પાણીને ભરપૂર કરો. પૃથ્વી પર પક્ષીઓ વધો.” ૨૩ સાંજ થઈ તથા સવાર થઈ, પાંચમો દિવસ. ૨૪ ઈશ્વરે કહ્યું કે, “પાણીઓને પોતપોતાની જાત પ્રમાણે, એટલે ગ્રામ્યપશુઓ, પેટે ચાલનારાં તથા વનપશુઓ પોતપોતાની જાત પ્રમાણે તેઓને પૃથ્વી ઉપજાવો.” એ પ્રમાણે થયું. ૨૫ ઈશ્વરે પોતપોતાની જાત પ્રમાણે વનપશુઓને, ગ્રામ્યપશુઓ, અને પૃથ્વી પરનાં બધાં પેટે ચાલનારાંને બનાવ્યાં. તેમણે જોયું કે તે સારું છે. ૨૬ ઈશ્વરે કહ્યું કે, “આપણે આપણા સ્વરૂપ તથા પ્રતિમા પ્રમાણે માણસને બનાવીએ. તેઓ સમુદ્રનાં માછલાં પર, આકાશના પક્ષીઓ પર, પશુઓ પર, આખી પૃથ્વી પર તથા પૃથ્વી પર પેટે ચાલનારાં પર શાસન કરે.” ૨૭ ઈશ્વરે પોતાના સ્વરૂપ પ્રમાણે માણસને ઉત્પન્ન કર્યું. તેમણે ઈશ્વરના સ્વરૂપમાં તેને ઉત્પન્ન કર્યું. તેમણે પુરુષ અને સ્ત્રીને ઉત્પન્ન કર્યાં. ૨૮ ઈશ્વરે તેઓને આશીર્વાદ આપ્યો અને તેઓને કહ્યું કે, “સફળ થાઓ અને વધતાં જાઓ. પૃથ્વીને ભરપૂર કરો અને તેને વશ કરો. સમુદ્રનાં માછલાં પર, આકાશના પક્ષીઓ પર, પૃથ્વી પર ચાલનારાં સઘળાં પ્રાણીઓ પર અમલ ચલાવો.” ૨૯ ઈશ્વરે કહ્યું કે, “જીઓ, દરેક બીજદાયક શાક જે આખી પૃથ્વી પર છે અને દરેક વૃક્ષ જેમાં વૃક્ષનાં બીજદાયક ફળ છે તેઓને મેં તમને આપ્યાં છે. તેઓ તમારા ખોરાકને સારુ થશે. ૩૦ “પૃથ્વીનું દરેક પશુ, આકાશમાંનું દરેક પક્ષી, પૃથ્વી પર પેટે ચાલનારું દરેક પ્રાણી જેમાં જીવનનો શ્વાસ છે, તેઓના ખોરાકને સારુ મેં સર્વ લીલોતરી આપી છે.” એ પ્રમાણે થયું. ૩૧ ઈશ્વરે જે સર્વ ઉત્પન્ન કર્યું તે તેમણે જોયું. તે સર્વોત્તમ હતું. સાંજ થઈ તથા સવાર થઈ, છઠ્ઠો દિવસ.

૨ આમ આકાશ, પૃથ્વી તથા તેમાંનાં સર્વ સેનાઓનું સર્જન પૂર્ણ થયું. ૨ ઈશ્વરે પોતાનું જે કામ હતું તે પૂર્ણ કર્યું અને પોતાનાં કરેલાં સર્વ કામોથી પરવારીને સાતમા દિવસે આરામ કર્યો. ૩ ઈશ્વરે સાતમા દિવસને આશીર્વાદ આપ્યો અને તેને પવિત્ર ઠરાવ્યો, કેમ કે તેમણે જે સર્વ ઉત્પન્ન કર્યું તે સઘળાં કામ પછી તે દિવસે તેમણે આરામ લીધો હતો. ૪ આ આકાશ તથા પૃથ્વીના સર્જન સંબંધિત વૃત્તાંત છે; જ્યારે ચહોવાહ ઈશ્વરે પૃથ્વી તથા આકાશ ઉત્પન્ન કર્યાં, ૫ ત્યારે ખેતરની કોઈપણ વનસ્પતિ હજુ પૃથ્વીમાં ઊગી ન હતી અને ખેતરમાં અનાજ ઊગ્યું ન હતું, કેમ કે ચહોવાહ ઈશ્વરે પૃથ્વી પર વરસાદ વરસાવ્યો નહોતો અને જમીનને ખેડવા માટે કોઈ માણસ ન

Jenèz

1 Nan kòmansman an Bondye te kreye syèl yo ak tè a. **2** Latè te san fòm e vid, epi tenèb la te sou tout sifas fon an, e Lespri Bondye t ap ajite sou fas dlo a. **3** Alò Bondye te di: “Ke li gen limyè”. Epi te gen limyè. **4** Bondye te wè ke limyè a te bon. Bondye te separe limyè a avèk tenèb la. **5** Bondye te rele limyè a jou, e tenèb la, Li te rele li lannwit. Konsa, te gen aswè, ak maten, yon jou. **6** Alò Bondye te di: “Ke vin gen yon gran espas nan mitan dlo yo, e ke li separe dlo avèk dlo”. **7** Bondye te fè gran espas la. Li te separe dlo ki te anba gran espas la, avèk lo ki te anwo gran espas la. Se konsa sa te ye. **8** Bondye te rele gran espas la syèl. Epi te gen aswè, e te gen maten, yon dezyèm jou. **9** Alò Bondye te di: “Ke dlo anba syèl yo vin rasanble nan yon plas, e ke tè sèch la vin parèt”. Konsa, sa te vin fèt. **10** Bondye te rele pati sèch la tè, ak dlo ki rasanble yo, lanmè. Epi Bondye te wè ke sa te bon. **11** Epi Bondye te di: “Ke latè a boujonnen avèk bagay vèt; plant ki donnen grenn selon espès pa yo, ak bwa k ap donnen fwi avèk grenn nan yo selon espès pa yo”. Konsa, sa te vin fèt. **12** Latè te pwodwi bagay vèt, plant ki donnen grenn selon espès pa yo, ak pyebwa ki pwodwi fwi avèk grenn sou yo selon espès pa yo. Bondye te wè ke sa te bon. **13** Te gen aswè, ak maten, yon twazyèm jou. **14** Alò Bondye te di: “Ke vin gen limyè nan gran espas syèl yo pou separe jou avèk nwit lan, e ke yo vin kòm sign pou sezon yo, pou jou avèk lane yo; **15** ke yo vin sèvi pou limyè nan gran espas syèl yo pou bay limyè sou latè”. Konsa, sa te vin fèt. **16** Bondye te fè de gran limyè, pi gran an pou gouvènè lajounen, e pi piti a pou gouvènè lannwit. Anplis, Li te fè zetwal yo. **17** Bondye te plase yo nan gran espas syèl yo pou bay limyè sou latè, **18** epi pou gouvènè lajounen avèk lannwit, e pou separe limyè a avèk tenèb la. Bondye te wè ke sa te bon. **19** Te gen aswè, e te gen maten, yon katriyèm jou. **20** Alò Bondye te di: “Ke dlo yo vin ranpli avèk anpil kreyati vivan, e ke zwazo yo vole anwo tè a nan gran espas syèl yo.” **21** Bondye te kreye gwo bèt sovaj lanmè avèk tout kreyati vivan ki fè mouvman. Dlo yo te plen bèt selon espès pa yo, e chak zwazo selon espès pa l. Bondye te wè ke sa te bon. **22** Bondye te beni yo. Li te di: “Fè pitit, e vin miltipliye. Ranpli dlo nan lanmè yo, e

kite zwazo yo vin miltipliye sou tè a.” **23** Te gen aswè ak maten, yon senkyèm jou. **24** Alò, Bondye te di, “Ke tè a vin pwodwi kreyati vivan dapre espès pa yo; bèt domestik, reptil, avèk bèt latè selon espès yo”. Se konsa li te fèt. **25** Bondye te fè bèt latè yo selon espès yo, ak bèt gade yo dapre espès yo, tout bèt ki trennen atè dapre espès yo; epi Bondye te wè ke sa te bon. **26** Alò Bondye te di, “Annou fè lòm nan limaj Nou, menm jan ke Nou sanble a, e ke yo vin mèt sou tout pwason nan lanmè, sou zwazo yo nan syèl yo, sou bèt domestik nan chan yo, ak sou tout bèt reptil ki ranpe atè”. **27** Bondye te kreye lòm, nan pwòp imaj pa Li, nan imaj Bondye Li te kreye li; mal avèk femèl Li te kreye yo. **28** Bondye te beni yo; Li te di yo, “Se pou nou vin fekon. Fè pitit pou ranpli latè, e domine sou li; se pou nou vin mèt sou pwason lanmè yo ak zwazo anlè yo, sou chak bèt vivan kab fè mouvman sou tè a”. **29** Alò Bondye te di, “Gade byen, Mwen bannou chak plant ki donnen grenn sou sifas tout tè a, ak chak bwa ki gen fwi avèk grenn li; li va sèvi kòm manje pou nou; **30** Epi a chak bèt latè ak chak zwazo syèl a, chak bagay kab fè mouvman ou tè a, bagay ki gen lavi, Mwen te bay chak plant vèt pou manje”; epi se te konsa. **31** Bondye te wè tout sa Li te kreye yo, e gade byen, sa te trè bon. Te gen aswè, ak maten, sizyèm jou.

2 Se te konsa syèl yo avèk tè a te fin fèt, avèk tout lame yo. **2** Nan setyèm jou a, Bondye te fin fè travay ke Li te fè yo. Konsa, Li te repoze nan setyèm jou a sou tout travay ke Li te fè yo. **3** Epi Bondye te beni setyèm jou a. Li te fè li sen, akoz nan li, Li te repoze de tout travay kreyasyon an, ke Li te fè a. **4** Sa se listwa syèl yo avèk tè a lè yo te kreye, nan jou ke SENYÈ Bondye a e fè tè a avèk syèl la. **5** Alò potko gen ti bwa chan ki te parèt nan tè a, ni plant chan ki te boujonnen, paske Senyè Bondye a potko voye lapli sou tè a, e pa t gen moun pou kiltive tè a. **6** Men yon vapè te konn leve sòti nan tè a pou wouze tout sifas li. **7** Alò Senyè Bondye a te fòme lòm sòti nan pousyè tè a. Li te respire souf lavi fè l vin antre nan nen l, e lòm te devni yon nanm vivan. **8** Senyè Bondye a te plante yon jaden nan pati lès Eden, e se la Li te mete lòm ke Li te fòme a. **9** Soti nan tè a, SENYÈ Bondye a te fè grandi chak ab ki bèl pou gade e ki bon pou manje. Avèk yo nan mitan jaden a te gen ab lavi a, ak ab konesans a sa ki bon ak sa ki mal la. **10** Alò, yon

Farawa

1 A farko-farko, Allah ya halicci sama da ƙasa.

2 To, ƙasa dai ba ta da siffa, babu kuma kome a cikinta, duhu ne kawai ya rufe ko'ina, Ruhun Allah kuwa yana yawo a kan ruwan. **3** Sai Allah ya ce, "Bari haske yā kasance," sai kuwa ga haske. **4** Allah ya ga hasken yana da kyau, sai ya raba tsakanin hasken da duhu. **5** Allah ya kira hasken "yini," ya kuma kira duhun "dare." Yamma ta kasance, safiya kuma ta kasance, kwana ta fari ke nan. **6** Allah ya ce, "Bari sarari yā kasance tsakanin ruwaye domin yā raba ruwa da ruwa." **7** Saboda haka Allah ya yi sarari ya raba ruwan da yake ƙarƙashin sararin da ruwan da yake bisansa. Haka kuwa ya kasance. **8** Allah ya kira sararin "sama." Yamma ta kasance, safiya kuma ta kasance, kwana ta biyu ke nan. **9** Allah ya ce, "Bari ruwan da yake ƙarƙashin sama yā tattaru wuri ɗaya, bari kuma busasshiyar ƙasa tā bayyana." Haka kuwa ya kasance. **10** Allah ya kira busasshiyar ƙasar "doron ƙasa," ruwan da ya taru kuma, ya kira "tekuna." Allah ya ga yana da kyau. **11** Sa'an nan Allah ya ce, "Bari ƙasa tā fid da tsire-tsire, da shuke-shuke, da itatuwa a bisa ƙasa masu ba da amfani da'ya'ya a cikinsu, bisa ga irinsu." Haka kuwa ya kasance. **12** Ƙasar ta fid da tsire-tsire, da shuke-shuke masu ba da'ya'ya bisa ga irinsu, ta fid kuma da itatuwa masu ba da'ya'ya da iri a cikinsu bisa ga irinsu. Allah ya ga yana da kyau. **13** Yamma ta kasance, safiya kuma ta kasance, kwana ta uku ke nan. **14** Allah kuma ya ce, "Bari haskoki su kasance a sararin sama domin su raba yini da dare, bari su zama alamu domin su nuna yanayi, da ranaku, da kuma shekaru, **15** bari kuma haskokin su kasance a sararin sama domin su ba da haske a duniya." Haka kuwa ya kasance. **16** Allah ya yi manyan haskoki biyu, babban hasken yā mallaki yini, ƙaramin kuma yā mallaki dare. Ya kuma yi taurari. **17** Allah ya sa su a sararin sama domin su ba da haske a duniya, **18** su mallaki yini da kuma dare, su kuma raba haske da duhu. Allah kuwa ya ga yana da kyau. **19** Yamma ta kasance, safiya kuma ta kasance, kwana ta

huɗu ke nan. **20** Allah ya ce, "Bari ruwa yā cika da halittu masu rai, bari tsuntsaye kuma su tashi sama a bisa duniya a sararin sama." **21** Allah ya halicci manyan halittun teku, da kowane mai rai da abin da yake motsi a ruwa, bisa ga irinsu, da kuma kowane tsuntsu mai fiffike bisa ga irinsa. Allah kuwa ya ga yana da kyau. **22** Allah ya albarkace su ya ce, "Ku yi ta haihuwa ku kuma ƙaru da yawa, ku cika ruwan tekuna, bari kuma tsuntsaye su yi yawa a bisa duniya." **23** Yamma ta kasance, safiya kuma ta kasance, kwana ta biyar ke nan. **24** Allah kuwa ya ce, "Bari ƙasa tā ba da halittu masu rai bisa ga irinsu; dabbobi da halittu masu rarrafe, da kuma namun jeji, kowane bisa ga irinsa." Haka kuwa ya kasance. **25** Allah ya halicci namun jeji bisa ga irinsu, dabbobi bisa ga irinsu, da kuma dukan halittu masu rarrafe a ƙasa bisa ga irinsu. Allah kuwa ya ga yana da kyau. **26** Sa'an nan Allah ya ce, "Bari mu yi mutum cikin siffarmu, cikin kamanninmu, bari kuma su yi mulki a bisa kifin teku, tsuntsayen sama, da kuma dabbobi, su yi mulki a bisa dukan duniya, da kuma a bisa dukan halittu, da masu rarrafe a ƙasa." **27** Saboda haka Allah ya halicci mutum cikin siffarsa. Cikin kamannin Allah, Allah ya halicci mutum. Miji da mace ya halicce su. **28** Allah ya albarkace su, ya kuma ce musu, "Ku yi ta haihuwa ku ƙaru da yawa, ku mamaye duniya, ku mallake ta. Ku yi mulki a bisa kifin teku, da tsuntsayen sararin sama, da kuma bisa kowace halitta mai rai wadda take rarrafe a ƙasa." **29** Sa'an nan Allah ya ce, "Ga shi, na ba ku kowane tsiro mai ba da'ya'ya masu kwaya da suke a fāɗin duniya, da dukan itatuwa masu ba da'ya'ya, don su zama abinci a gare ku. **30** Na kuma ba da dukan dabbobin ƙasa, da dukan tsuntsayen sama, da dukan abin da yake rarrafe a ƙasa, da dai iyakar abin da yake numfashi; haka kuma na ba da ganyaye su zama abinci." Haka kuwa ya kasance. **31** Allah ya ga dukan abin da ya yi, yana da kyau ƙwarai. Yamma ta kasance, safiya kuma ta kasance, kwana ta shida ke nan.

2 Ta haka aka gama yin sammai da duniya da dukan abubuwan da suke cikinsu. **2** Kafin

Kinohi

1 I KINOHI hana ke Akua i ka lani a me ka honua.

2 He ano ole ka honua, ua olohelohe; a maluna no o ka hohonu ka pouli. Hoopunana iho la ka Uhane o ke Akua maluna o ka wai. 3 I iho la ke Akua, I malamalama; a ua malamalama ae la. 4 Nana ae la ke Akua i ka malamalama, ua maikai: a hookaawale ae la ke Akua mawaena o ka malamalama, a me ka pouli. 5 Kapa mai la ke Akua i ka malamalama, he Ao, a kapa mai hoi ia i ka pouli, he Po. A o ke ahiahi a me ke kakahiaka, o ka lua ia o ka la. 6 I iho la ke Akua, I aouli mawaena o na wai, i mea hookaawale i kekahi wai me kekahi wai. 7 Hana iho la ke Akua i ke aouli; a hookaawale ae la ia i ka wai malalo o ke aouli, me ka wai maluna o ke aouli: a pela io no. 8 Kapa iho la ke Akua i ke aouli, he Lani. A o ke ahiahi a me ke kakahiaka, o ka lua ia o ka la. 9 I iho la ke Akua, E hui pu na wai malalo o ka lani i kahi hookahi, i ikea ai kahi maloo: a pela io no. 10 Kapa iho la ke Akua i kahi maloo, he Aina; a kapa iho la oia i na wai i hui pu ia 'i, o na moana: a nana ae la ke Akua, ua maikai. 11 I iho la ke Akua, E hooulu mai ka honua i ka mauu, a me ka launahele e hua ana i ka hua, a me ka laau hua e hua ana hoi ma kona ano iho, iloko ona iho kona hua maluna o ka honua: a pela io no. 12 A hooulu mai la ka honua i ka mauu, a me ka launahele e hua ana i ka hua ma kona ano iho, a me ka laau e hua ana i ka hua, iloko ona kona hua ma kona ano iho: nana iho la hoi ke Akua, ua maikai. 13 A o ke ahiahi a me ke kakahiaka, o ke kolu ia o ka la. 14 I iho la ke Akua, I mau malamalama iloko o ke aouli o ka lani, i mea hookaawale i ke ao a me ka po; i mau hoailona lakou no na kau, a no na la, a me na makahiki: 15 I mau kukui hoi lakou iloko o ke aouli o ka lani, e hoomalamalama mai ai i ka honua: a pela io no. 16 Hana iho la ke Akua i na malamalama nui elua: o ka malamalama nui, e alii ai maluna o ke ao, a o ka malamalama uuku iho, e alii ai maluna o ka po, a me na hoku hoi. 17 Kau aku la ke Akua ia mau mea ma ke aouli o ka lani, e hoomalamalama mai ai i ka honua, 18 E hoalii hoi maluna o ke ao a me ka po, a e hookaawale ae i ka malamalama a me ka pouli: a nana iho la ke Akua, ua maikai. 19 A o ke ahiahi a me ke kakahiaka, o ka ha ia o ka la. 20 I iho la ke Akua, E hoohua nui mai na wai i na mea ola e holo

ana, a me na manu e lele ae maluna o ka honua, ma ka lewa akea o ka lani. 21 Hana iho la ke Akua i na ia nui, a me na mea ola a pau e holo ana, a ka wai i hoohua nui mai ai ma ko lakou ano iho a me na mea eheu hoi a pau ma ko lakou ano iho: a nana iho la ke Akua, ua maikai. 22 Hoomaikai iho la ke Akua ia mau mea, i iho la, E hoohua ae oukou e hoolaha nui hoi, a e hoopiiha i na wai o na moana; a e hoolaha ae na manu maluna o ka honua. 23 O ke kakahiaka a me ke ahiahi, o ka lima ia o ka la. 24 I iho la ke Akua, E hoohua mai ka honua i ka mea ola ma kona ano iho, i ka holoholona laka, me ka mea kolo, a me ka holoholona hiihiu ma kona ano iho: a pela io no. 25 Hana iho la ke Akua i ka holoholona hiihiu ma kona ano iho, me na holoholona laka ma ko lakou ano iho, a me na mea kolo a pau o ka honua ma ko lakou ano iho: a nana iho la ke Akua, ua maikai. 26 I iho la ke Akua, E hana kakou i ke kanaka o ku ia kakou, ma ka like ana me kakou iho: a e hooalii ia ia maluna o na ia o ke kai, maluna hoi o na manu o ka lewa, maluna hoi o na holoholona laka, a maluna hoi o ka honua a pau, a maluna no hoi o na mea kolo a pau e kolo ana ma ka honua. 27 Hana iho la ke Akua i ke kanaka ma kona ano iho, ma ke ano o ke Akua oia i hana'i ia ia; hana mai la ia i kane a i wahine. 28 Hoomaikai mai la ke Akua ia laua, i mai la hoi ke Akua ia laua, E hoohua ae olua, e hoolaha hoi, e hoopiiha i ka honua, a e lanakila maluna, a e noho alii maluna o na ia o ke kai, a me na manu o ka lewa, a me na mea a pau e kolo ana maluna o ka honua. 29 I mai la ke Akua, Aia hoi, na haawi aku au na olua i na launahele a pau e hua ana i ka hua maluna o ka honua a pau, a me na laau a pau iloko ona ka hua o ka laau e hua ana i ka hua; he mea ai ia na olua. 30 A na ka poe holoholona a pau o ka honua, me na manu a pau o ka lewa, a me na mea a pau e kolo ana ma ka honua, na mea e ola ana, na lakou ka nahelehele a pau i mea ai: a pela io no. 31 Nana iho la ke Akua i na mea a pau ana i hana'i, aia hoi, ua maikai wale no. A o ke ahiahi a me ke kakahiaka, o ke ono ia o ka la.

2 PELA i paa ai ka lani a me ka honua i ka hanaia, a me ko laila poe mea a pau. 2 A i ka hiku o ka la, hooki iho la ke Akua i ka hana ana i hana'i: a hoormaha iho la oia i kana hana a pau ana i hana'i. 3 Hoomaikai mai la ke Akua i ka hiku o ka la, a hoano iho la; no ka mea, hoormaha iho la oia ia la i ka hana

בראשית

ויהי בקר יום רביעי: 20 ויאמר אלהים ישרצו המים שרץ נפש חיה ועוף יעופף על הארץ על פני רקיע השמים: 21 ויברא אלהים את התנינים הגדלים ואת כל נפש החיה הרמשת אשר שרצו המים למינהם ואת כל עוף כנף למינהו וירא אלהים כי טוב: 22 ויברך אתם אלהים לאמר פרו ורבו ומלאו את המים בימים והעוף ירב בארץ: 23 ויהי ערב ויהי בקר יום חמישי: 24 ויאמר אלהים תוצא הארץ נפש חיה למינה בהמה ורמש וחיתו ארץ למינה ויהי כן: 25 ויעש אלהים את חית הארץ למינה ואת הבהמה למינה ואת כל רמש האדמה למינהו וירא אלהים כי טוב: 26 ויאמר אלהים נעשה אדם בצלמנו כדמותנו וירדו בדגת הים ובעוף השמים ובבהמה ובכל הארץ ובכל הרמש הרמש על הארץ: 27 ויברא אלהים את האדם בצלמו בצלם אלהים ברא אתו זכר ונקבה ברא אתם: 28 ויברך אתם אלהים ויאמר להם אלהים פרו ורבו ומלאו את הארץ וכבשה ורדו בדגת הים ובעוף השמים ובכל חיה הרמשת על הארץ: 29 ויאמר אלהים הנה נתתי לכם את כל עשב זרע זרע אשר על פני כל הארץ ואת כל העץ אשר בו פרי עץ זרע זרע לכם יהיה לאכלה: 30 ולכל חית הארץ ולכל עוף השמים ולכל רמש על הארץ אשר בו נפש חיה את כל ירק עשב לאכלה ויהי כן: 31 וירא אלהים את כל אשר עשה והנה טוב מאד ויהי ערב ויהי בקר יום הששי:

2 ויכלו השמים והארץ וכל צבאם: 2 ויכלו אלהים ביום השביעי מלאכתו אשר עשה וישבת ביום השביעי מכל מלאכתו אשר עשה: 3 ויברך

1 בראשית ברא אלהים את השמים ואת הארץ: 2 והארץ היתה תהו ובהו וחשך על פני תהום ורוח אלהים מרחפת על פני המים: 3 ויאמר אלהים יהי אור ויהי אור: 4 וירא אלהים את האור כי טוב ויבדל אלהים בין האור ובין החשך: 5 ויקרא אלהים לאור יום ולחשך קרא לילה ויהי ערב ויהי בקר יום אחד: 6 ויאמר אלהים יהי רקיע בתוך המים ויהי מבדיל בין מים למים: 7 ויעש אלהים את הרקיע ויבדל בין המים אשר מתחת לרקיע ובין המים אשר מעל לרקיע ויהי כן: 8 ויקרא אלהים לרקיע שמים ויהי ערב ויהי בקר יום שני: 9 ויאמר אלהים יקוו המים מתחת השמים אל מקום אחד ותראה היבשה ויהי כן: 10 ויקרא אלהים ליבשה ארץ ולמקוה המים קרא ימים וירא אלהים כי טוב: 11 ויאמר אלהים תדשא הארץ דשא עשב מזריע זרע עץ פרי עשה פרי למיננו אשר זרעו בו על הארץ ויהי כן: 12 ותוצא הארץ דשא עשב מזריע זרע למינהו ועץ עשה פרי אשר זרעו בו למינהו וירא אלהים כי טוב: 13 ויהי ערב ויהי בקר יום שלישי: 14 ויאמר אלהים יהי מארת ברקיע השמים להבדיל בין היום ובין הלילה והיו לאתת ולמועדים ולימים ושנים: 15 והיו למאורת ברקיע השמים להאיר על הארץ ויהי כן: 16 ויעש אלהים את שני המארת הגדלים את המאור הגדל לממשלת היום ואת המאור הקטן לממשלת הלילה ואת הכוכבים: 17 ויתן אתם אלהים ברקיע השמים להאיר על הארץ: 18 ולמשל ביום ובלילה ולהבדיל בין האור ובין החשך וירא אלהים כי טוב: 19 ויהי ערב

उत्पत्ति

1 आदि में परमेश्वर ने आकाश एवं पृथ्वी को रचा. 2 पृथ्वी बिना आकार के तथा खाली थी, और पानी के ऊपर अंधकार था तथा परमेश्वर का आत्मा जल के ऊपर मंडरा रहा था. 3 उसके बाद परमेश्वर ने कहा, “प्रकाश हो जाए.” और प्रकाश हो गया. 4 में मनुष्य की रचना करें कि वे सागर की मछलियों, आकाश के परमेश्वर ने प्रकाश को देखा कि अच्छा है. परमेश्वर ने प्रकाश को अंधकार से अलग किया. 5 परमेश्वर ने प्रकाश को “दिन” तथा अंधकार को “रात” कहा और शाम हुई, फिर सुबह हुई—इस प्रकार पहला दिन हो गया. 6 फिर परमेश्वर ने कहा, “जल के बीच ऐसा विभाजन हो कि जल दो भागों में हो जाए.” 7 इस प्रकार परमेश्वर ने नीचे के जल और ऊपर के जल को अलग किया. यह वैसा ही हो गया. 8 परमेश्वर ने इस अंतर को “आकाश” नाम दिया. और शाम हुई, फिर सुबह हुई—इस प्रकार दूसरा दिन हो गया. 9 फिर परमेश्वर ने कहा, “आकाश के नीचे का पानी एक जगह इकट्ठा हो जाए और सूखी भूमि दिखाई दे” और वैसा ही हो गया. 10 परमेश्वर ने सूखी भूमि को “धरती” तथा जो जल इकट्ठा हुआ उसको “सागर” कहा और परमेश्वर ने देखा कि वह अच्छा है. 11 फिर परमेश्वर ने कहा, “पृथ्वी से हरी घास तथा पेड़ उगने लगे: और पृथ्वी पर फलदाई वृक्षों में फल लगने लगे.” और वैसा हो गया. 12 पृथ्वी हरी-हरी घास, बीजयुक्त पौधे, जिनमें अपनी-अपनी जाति का बीज होता है तथा फलदाई वृक्ष, जिनके फलों में अपनी-अपनी जाति के बीज होते हैं, उगने लगे. परमेश्वर ने देखा कि यह अच्छा है. 13 फिर शाम हुई, फिर सुबह हुई—इस प्रकार तीसरा दिन हो गया. 14 फिर परमेश्वर ने कहा, “दिन को रात से अलग करने के लिए आकाश में ज्योतियां हों, और ये चिन्हों, समयों, दिनों एवं वर्षों के लिए होगा. 15 और आकाश में ज्योतियां हों, जिससे पृथ्वी को प्रकाश मिले,” और ऐसा ही हो गया. 16 परमेश्वर ने दो बड़ी ज्योतियां बनाई—बड़ी ज्योति को दिन में तथा छोटी ज्योति को रात में राज करने हेतु बनाया. और परमेश्वर ने तारे भी बनाये. 17 इन सभी को परमेश्वर ने आकाश में स्थिर किया कि ये पृथ्वी को रोशनी देते रहें, 18 ताकि दिन और रात अपना काम पूरा कर सकें और रोशनी अंधकार से अलग हो. और परमेश्वर ने देखा कि यह अच्छा है. 19 और शाम हुई, फिर सुबह हुई—इस प्रकार चौथा दिन हो गया. 20 फिर परमेश्वर ने कहा, “पानी में पानी के जंतु और आकाश में उड़नेवाले पक्षी भर जायें.” 21 परमेश्वर ने बड़े-बड़े समुद्री-जीवों तथा सब जातियों के जंतुओं को भी बनाया, और समुद्र को समुद्री-जीवों से भर दिया तथा सब जाति के पक्षियों की भी सृष्टि की और परमेश्वर ने देखा कि यह अच्छा है. 22 इन्हें परमेश्वर ने यह कहकर आशीष दी, “समुद्र में सभी जंतु, तथा पृथ्वी में पक्षी भर जायें.” 23 तब शाम हुई, फिर सुबह हुई—पांचवां दिन हो गया. 24 फिर परमेश्वर ने कहा, “पृथ्वी से प्रत्येक जाति के जीवित प्राणी उत्पन्न

हों: पालतू पशु, रंगेनेवाले जंतु तथा हर एक जाति के वन पशु उत्पन्न हों.” 25 परमेश्वर ने हर एक जाति के वन-पशुओं को, हर एक जाति के पालतू पशुओं को तथा भूमि पर रंगेनेवाले हर एक जाति के जीवों को बनाया. और परमेश्वर ने देखा कि यह अच्छा है. 26 फिर परमेश्वर ने कहा, “हम अपने स्वरूप के अनुसार अपनी समानता के पक्षियों, पालतू पशुओं, भूमि पर रंगेनेवाले हर एक जीव तथा सारी पृथ्वी पर राज करें.” 27 इसलिये परमेश्वर ने अपने स्वरूप में मनुष्य को बनाया, परमेश्वर के ही स्वरूप में परमेश्वर ने उन्हें बनाया; नर और नारी करके उसने उन्हें बनाया. 28 परमेश्वर ने उन्हें यह आशीष दी, “फूलो फलो और संख्या में बढ़ो और पृथ्वी में भर जाओ और सब पर अधिकार कर लो. सागर की मछलियों, आकाश के पक्षियों व पृथ्वी के सब रंगेनेवाले जीव-जन्तुओं पर तुम्हारा अधिकार हो.” 29 तब परमेश्वर ने उनसे कहा, “मैंने तुम्हारे खाने के लिए बीज वाले पौधे और बीज वाले फल के पेड़ आदि दिये हैं जो तुम्हारे भोजन के लिये होंगे. 30 और पृथ्वी के प्रत्येक पशुओं, आकाश के सब पक्षियों और पृथ्वी पर रंगेनेवाले सब जीव-जन्तुओं को—प्रत्येक प्राणी को जिसमें जीवन का स्वास है—मैं प्रत्येक हरे पौधे भोजन के लिये देता हूँ.” और वैसा ही हो गया. 31 परमेश्वर ने अपनी बनाई हर चीज को देखा, और वह बहुत ही अच्छी थी. और शाम हुई, फिर सुबह हुई—इस प्रकार छठवां दिन हो गया.

2 इस प्रकार परमेश्वर ने आकाश और पृथ्वी के लिए सब कुछ बनाकर अपना काम पूरा किया. 2 सातवें दिन परमेश्वर ने अपना सब काम पूरा कर लिया था; जो उन्होंने शुरू किया था; अपने सभी कामों को पूरा करके सातवें दिन उन्होंने विश्राम किया. 3 परमेश्वर ने सातवें दिन को आशीष दी तथा उसे पवित्र ठहराया, क्योंकि यह वह दिन था, जब उन्होंने अपनी रचना, जिसकी उन्होंने सृष्टि की थी, पूरी करके विश्राम किया. 4 यही वर्णन है कि जिस प्रकार याहवेह परमेश्वर ने आकाश और पृथ्वी को बनाया. 5 उस समय तक पृथ्वी में कोई हरियाली और कोई पौधा नहीं उगा था, क्योंकि तब तक याहवेह परमेश्वर ने पृथ्वी पर बारिश नहीं भेजी थी. और न खेती करने के लिए कोई मनुष्य था. 6 भूमि से कोहरा उठता था जिससे सारी भूमि सींच जाती थी. 7 फिर याहवेह परमेश्वर ने मिट्टी से मनुष्य को बनाया तथा उसके नाक में जीवन की सांस फूंक दिया. इस प्रकार मनुष्य जीवित प्राणी हो गया. 8 याहवेह परमेश्वर ने पूर्व दिशा में एदेन नामक स्थान में एक बगीचा बनाया और उस बगीचे में मनुष्य को रखा. 9 याहवेह परमेश्वर ने सुंदर पेड़ और जिनके फल खाने में अच्छे हैं, उगाए और बगीचे के बीच में जीवन का पेड़ और भले या बुरे के ज्ञान के पेड़ भी लगाया. 10 एदेन से एक नदी बहती थी जो बगीचे को सींचा करती थी और वहां से नदी चार भागों में बंट गई. 11 पहली नदी का नाम पीशोन; जो बहती हुई हाविलाह

1 Mózes

1 Kezdetben teremté Isten az eget és a földet. **2**

A föld pedig kietlen és pusztá vala, és setétség vala a mélység színén, és az Isten Lelke lebeg vala a vizek felett. **3** És monda Isten: Legyen világosság: és lőn világosság. **4** És látá Isten, hogy jó a világosság; és elváltá Isten a világosságot a setétségtől. **5** És nevezé Isten a világosságot nappalnak, és a setétséget nevezé éjszakának: és lőn este és lőn reggel, első nap. **6** És monda Isten: Legyen mennyezet a víz között, a mely elválaszsa a vizeket a vizektől. **7** Teremté tehát Isten a mennyezetet, és elváltá a mennyezet alatt való vizeket, a mennyezet felett való vizektől. És úgy lőn. **8** És nevezé Isten a mennyezetet égnek: és lőn este, és lőn reggel, második nap. **9** És monda Isten: Gyűljenek egybe az ég alatt való vizek egy helyre, hogy tessenek meg a száraz. És úgy lőn. **10** És nevezé Isten a szárazat földnek; az egybegyűlt vizeket pedig tengernek nevezé. És látá Isten, hogy jó. **11** Azután monda Isten: Hajtsa a föld gyenge fűvet, maghozó fűvet, gyümölcsfát, a mely gyümölcsöt hozzon az ő neme szerint, a melyben legyen néki magva e földön. És úgy lőn. **12** Hajta tehát a föld gyenge fűvet, maghozó fűvet az ő neme szerint, és gyümölcstermő fát, a melynek gyümölcsében mag van az ő neme szerint. És látá Isten, hogy jó. **13** És lőn este és lőn reggel, harmadik nap. **14** És monda Isten: Legyenek világító testek az ég mennyezetén, hogy elválasszák a nappalt az éjszakától, és legyenek jelek, és meghatározói ünnepeknek, napoknak és esztendőknak. **15** És legyenek világítókul az ég mennyezetén hogy világítsanak a földre. És úgy lőn.

16 Teremté tehát Isten a két nagy világító testet: a nagyobbik világító testet, hogy uralkodjék nappal és a kisebbik világító testet, hogy uralkodjék éjjel; és a csillagokat. **17** És helyzeté Isten azokat az ég mennyezetére, hogy világítsanak a földre; **18** És hogy uralkodjanak a nappalon és az éjszakán, és elválasszák a világosságot a setétségtől. És látá Isten, hogy jó. **19** És lőn este és lőn reggel, negyedik nap. **20** És monda Isten: Pezsdüljenek a vizek élő állatok nyüzsgésétől; és madarak repdessenek a föld felett, az ég mennyezetének színén. **21** És teremté Isten a nagy vízi állatokat, és mindazokat a csúszó-mászó állatokat, a melyek nyüzsgnek a

vizekben az ő nemök szerint, és mindenféle szárnyas repdesőt az ő neme szerint. És látá Isten, hogy jó. **22** És megáldá azokat Isten, mondván: Szaporodjatok, és sokasodjatok, és töltsétek be a tenger vizeit; a madár is sokasodjék a földön. **23** És lőn este és lőn reggel, ötödik nap. **24** Azután monda az Isten: Hozzon a föld élő állatokat nemök szerint: barmokat, csúszó-mászó állatokat és szárazföldi vadakat nemök szerint. És úgy lőn. **25** Teremté tehát Isten a szárazföldi vadakat nemök szerint, a barmokat nemök szerint, és a földön csúszó-mászó mindenféle állatokat nemök szerint. És látá Isten, hogy jó. **26** És monda Isten: Teremtsünk embert a mi képünkre és hasonlatosságunkra; és uralkodjék a tenger halain, az ég madarain, a barmokon, mind az egész földön, és a földön csúszó-mászó mindenféle állatokon. **27** Teremté tehát az Isten az embert az ő képére, Isten képére teremté őt: férfiúvá és asszonyvá teremté őket. **28** És megáldá Isten őket, és monda nekik Isten: Szaporodjatok és sokasodjatok, és töltsétek be a földet és hajtsátok birodalmatok alá; és uralkodjatok a tenger halain, az ég madarain, és a földön csúszó-mászó mindenféle állatokon. **29** És monda Isten: Imé néktek adok minden maghozó fűvet az egész föld színén, és minden fát, a melyen maghozó gyümölcs van; az legyen néktek eledelül. **30** A föld minden vadainak pedig, és az ég minden madarainak, és a földön csúszó-mászó mindenféle állatoknak, a melyekben élő lélek van, a zöld fűvetek adom eledelül. És úgy lőn. **31** És látá Isten, hogy minden a mit teremtett vala, imé igen jó. És lőn este és lőn reggel, hatodik nap.

2 És elvégezteték az ég és a föld, és azoknak minden serege. **2** Mikor pedig elvégezé Isten hetednapon az ő munkáját, a melyet alkotott vala, megszűnék a hetedik napon minden munkájától, a melyet alkotott vala. **3** És megáldá Isten a hetedik napot, és megszentelé azt; mivelhogy azon szűnt vala meg minden munkájától, melyet teremtve szerzett vala Isten. **4** Ez az égnek és a földnek eredete, a mikor teremtettek. Mikor az Úr Isten a földet és az eget teremté, **5** Még semmiféle mezei növény sem vala a földön, s még semmiféle mezei fű sem hajtott ki, mert az Úr Isten még nem bocsátott vala esőt a földre; és ember sem vala, ki a földet

Jenesis

1 Na mmalite Chineke kere eluigwe na ụwa. **2** Ụwa bụ ihe na-enweghị ụdịdị ọbụla, bụrụkwa ihe togboro n'efu. Ọchịchiri gbara n'elu ogbu mmiri dị omimi. Mmụọ nke Chineke na-erughari n'elu ogbu mmiri ahụ. **3** Mgbe ahụ Chineke kwuru sị, "Ka ihè dị," ihè dịkwa. **4** Chineke hụrụ na ihè ahụ mara mma. Ọ kpara oke n'etiti ihè na ọchịchiri. **5** Chineke kpọrọ ihè ahụ Ehihie, kpọọ ọchịchiri ahụ Abali. Uhuruchi dị, ụtụtụ dịkwa. Ọ bụrụ ụbọchị nke mbụ. **6** Chineke kwukwara sị, "Ka mbara pụta nke ga-ekewapụ mmiri dị n'elu mbara ahụ site na mmiri nke dị n'okpuru mbara ahụ" **7** Ya mere, Chineke mere mbara, kewapụ mmiri dị n'okpuru mbara ahụ site na mmiri nke dị n'elu mbara ahụ. O sikwa otu a ịrị. **8** Mbara ahụ ka Chineke kpọrọ mbara eluigwe. Uhuruchi dị, ụtụtụ dịkwa. Ọ bụrụ ụbọchị nke abụọ. **9** Chineke kwuru sị, "Ka mmiri dị n'okpuru mbara eluigwe chikọta onwe ha ọnu n'otu ebe, ka ala akọrọ pụta." O sikwa otu a ịrị. **10** Chineke kpọrọ ala akọrọ ahụ "ala," kpọọ mmiri ahụ chikọtara onwe ha ọnu "osimiri." Chineke lere anya hụ na ha dị mma. **11** Chineke kwuru sị, "Ka ala pupụta ahịhịa ndụ dị iche iche: ahịhịa na-amịpụta mkpụrụ, na osisi dị n'elu ala nke na-amịpụta mkpụrụ, nke mkpụrụ ọkụkụ ya dị n'ime ya, ịka ụdịdị ha dị iche iche si dị." O sikwa otu a ịrị. **12** Ala puputara ahịhịa ndụ dị iche iche: ahịhịa na-amịpụta mkpụrụ ịka ụdịdị ha si dị, na osisi na-amịpụta mkpụrụ, nke mkpụrụ ọkụkụ ya dị n'ime ya, ịka ụdịdị ha si dị. Chineke lere anya hụ na ọ dị mma. **13** Uhuruchi dị, ụtụtụ dịkwa. Ọ bụrụ ụbọchị nke atọ. **14** Chineke kwuru sị, "Ka ihè nke na-enye ihè ịrị na mbara eluigwe, ikewapụ ehihie site n'abalị. Ka ha bụrụ ihe ama igosi oge dị iche iche, ụbọchị dị iche iche, na afọ dị iche iche. **15** Ka ha bụrụ ihè na mbara eluigwe inye ihè n'elu ụwa." O si otu a ịrị. **16** Chineke mere ihè ukwu abụọ, nke kacha ịdị ukwu ka ọ bụrụ nke ga-achị ehihie, ma nke ị nta ka ọ bụrụ nke ga-achị abalị. O mekwara kpakpando ịdị iche iche. **17** Chineke debere ha na mbara eluigwe inye ihè n'ụwa, **18** ịchị ehihie na abalị

na ịkpa oke n'etiti ihè na ọchịchiri. Chineke lere anya hụ na ọ dị mma. **19** Uhuruchi ịdị, ụtụtụ ịdịkwa. Ọ bụrụ ụbọchị nke anọ. **20** Chineke kwuru sị, "Ka mmiri jupụta n'ihe ndị na-eku ume, ka ụmụ anụ ufe fegharikwa n'elu ụwa, ma n'elu mbara igwe." **21** Ya mere Chineke kere anụ ukwu niile bi na mmiri, na anụ niile nwere ndụ bi na mmiri, na ụdị ihe ọbụla nwere ndụ na-akpughari akpughari ndị juputara na mmiri, ịka ụdịdị ha si ịdị, na anụ ufe niile ịka ụdịdị ha si ịdị. Chineke lere anya hụ na ọ dị mma. **22** Chineke goziri ha, sị ha, "Mụbaanụ, ịkwanụ ukwu n'ọnuogugu, juputanụ osimiri niile. Ka anụ ufe ịkwa ukwu n'ọnuogugu n'elu ụwa." **23** Uhuruchi ịdị, ụtụtụ ịdịkwa. Ọ bụrụ ụbọchị nke ise. **24** Chineke kwuru sị, "Ka ala wepụta ụmụ anụ ịdị iche iche nwere ndụ ịka ụdịdị ha si ịdị: anụ ụlọ, anụ na-akpughari n'ala, na anụ ọhia, nke ọbụla ịka ụdịdị ya si ịdị." O si otu a ịrị. **25** Chineke mere ụmụ anụ ọhia, ịka ụdịdị ha si ịdị, mee anụ ụlọ, ịka ụdịdị ha si ịdị, na anụ niile nwere ndụ nke na-akpughari n'ala ịka ụdịdị ha si ịdị. Chineke lere anya hụ na ọ dị mma. **26** Mgbe ahụ, Chineke kwuru sị, "Ka anyị mee mmadụ n'oyiyi anyị, ịka ụdịdị anyị si ịdị, ka ha chịa azụ niile nke osimiri, na anụ ufe niile nke eluigwe, na anụ ụlọ niile, na anụ ọhia niile, na ihe niile e kere eke nwere ndụ nke na-akpụ akpụ n'ala." **27** Ya mere, Chineke kere mmadụ n'oyiyi nke ya, n'oyiyi Chineke ka o kere ha, nwoke na nwanyi ka o kere ha. **28** Chineke goziri ha sị ha, "Mianụ mkpụrụ, mụbaanụ, juputanụ n'ụwa, meenụ ka ihe niile ịrị n'okpuru unu. Chianụ azụ niile nke osimiri na anụ ufe niile nke eluigwe na ihe niile e kere ịdị ndụ nke na-akpughari akpughari n'ala." **29** Mgbe ahụ, Chineke siri "Enyela m unu ahịhịa ubi niile na-amị mkpụrụ ịdị n'elu ụwa, na osisi ọbụla miri mkpụrụ, nke mkpụrụ ọkụkụ ya ịdị n'ime ha, ka ha bụrụ ihe oriri gi. **30** Ma ụmụ anụmanụ niile na anụ ufe niile, na anụ niile e kere eke na-akpughari akpughari n'ala, anụ ọbụla nwere ndụ n'ime ha ka m na-enye ahịhịa ndụ niile ka ọ bụrụ ihe oriri ha." **31** Chineke leghari anyị n'ihe o kere, hụ na ọ dị ezi mma. Uhuruchi ịdị, ụtụtụ ịdịkwa. Ọ bụrụ ụbọchị nke isii.

Genesis

1 Idi punganay, pinarsua ti Dios dagiti langit ken ti daga. **2** Awan langlanganga ti daga ken awan naggianna. Sipnget ti adda iti rabaw ti kaadalman. Ket ti Espiritu ti Dios, aggargaraw iti ngatoen ti rabaw dagiti danum. **3** Kinuna ti Dios, "Mapaadda ti lawag" ket immadda ti lawag. **4** Nakita ti Dios ti lawag, a daytoy ket nasayaat. Pinagsinana ti lawag ken ti sipnget. **5** Inawagan ti Dios ti lawag nga "aldaw," ken inawaganna ti sipnget a "rabii." Daytoy ket rabii ken bigat, ti umuna nga aldaw. **6** Kinuna ti Dios, "Mapaadda ti nalawa a law-ang iti nagbaetan dagiti danum, ket daytoy ti mangbingay kadagiti danum manipud kadagiti danum." **7** Inaramid ti Dios ti nalawa a law-ang ket pinagsinana dagiti danum nga adda iti babaen ti nalawa a law-ang ken ti danum nga adda iti ngatoen ti nalawa a law-ang. Ket kasta ngarud ti napasamak. **8** Inawagan ti Dios ti nalawa a law-ang a "tangatang." Daytoy ket rabii ken bigat, ti maikadua nga aldaw. **9** Kinuna ti Dios, "Maurmong iti maysa a disso dagiti danum nga adda iti babaen ti tangatang, ket agparang met ti disso nga awan danumna." Ket kasta ngarud ti napasamak. **10** Inawagan ti Dios ti disso nga awan danumna iti "daga," ken inawaganna dagiti nagmaymaysa a danum iti "baybay." Nakitana a daytoy ket nasayaat. **11** Kinuna ti Dios, "Agrusing dagiti mulmula iti daga: mulmula a mangpatpataud iti bukel ken kaykayo nga agbunga iti adda bukelna, tunggal mula segun iti nagtaudanna." Ket kasta ngarud ti napasamak. **12** Nangpataud ti daga kadagiti mulmula, mulmula a mangpatpataud iti bukel segun iti ngataudanda. Nakita ti Dios a daytoy ket nasayaat. **13** Daytoy ket rabii ken bigat, ti maika-tallo nga aldaw. **14** Kinuna ti Dios, "Mapaadda dagiti silaw iti tangatang a mangbingay iti aldaw ken iti rabii. Ket agbalinda a kas pagilasinan, kadagiti panawen, kadagiti aldaw ken kadagiti tawen. **15** Agbalinda a silaw iti tangatang a mangted iti lawag iti daga." Ket kasta ngarud ti napasamak. **16** Inaramid ti Dios iti dua a dakkal a silaw, ti dakdakkal a silaw nga agturay iti aldaw, ken ti basbassit a silaw nga agturay iti rabii. Inaramidna met dagiti bituen. **17** Inkabil ida ti Dios iti tangatang a manglawag iti daga, **18** a mangituray iti aldaw ken iti rabii, ken mangbingay iti lawag ken ti sipnget. Nakita ti Dios a daytoy ket nasayaat. **19** Daytoy ket rabii ken bigat, ti maika-uppat nga aldaw. **20** Kinuna ti Dios, "Mapunno dagiti danum kadagiti pangen dagiti

sibibiag a parsua, ken agtayab dagiti tumatayab iti ngatoen ti daga iti nalawa a law-ang ti tangatang." **21** Pinarsua ti Dios dagiti dadakkal a parsua iti baybay, kasta met ti tunggal kita iti agbibig a parsua, parsua nga aggargaraw ken aguummong iti danum, ken iti tunggal kita iti billit nga adda payyakna. Nakita ti Dios a daytoy ket nasayaat. **22** Binendisionan ida ti Dios, a kunana, "Agbalinkayo a nabunga ken agpaadukayo, punuenyo dagiti danum nga adda kadagiti baybay. Agpaadu dagiti tumatayab iti daga." **23** Daytoy ket rabii ken bigat, ti maika-lima nga aldaw. **24** Kinuna ti Dios, "Mapataud iti daga dagiti sibibiag a parsua, tunggal maysa segun iti bukodda a kita, dagiti dingwen, dagiti agkarkarayam a banbanag, ken dagiti narurungot iti daga, tunggal maysa segun iti bukodda a kita." Ket kasta ngarud ti napasamak. **25** Pinarsua ti Dios dagiti narurungot nga ayup iti daga iti bukodda a kita, dagiti dingwen iti bukodda a kita, ken amin nga agkarkarayam iti daga iti bukodda a kita. Nakitana a daytoy ket nasayaat. **26** Kinuna ti Dios, "Mangaramidtao iti tao a kalanglangatayo, kas kadaytoy. Iturayanda dagiti lames iti baybay, dagiti dingwen, ti entero a daga, ken ti tunggal agkarkarayam a banag iti rabaw ti daga." **27** Pinarsua ti Dios ti tao a kalanglangana. Iti bukodna a langa, pinarsuana isuna. Pinarsuana ida a lalaki ken babai. **28** Binendisionan ida ti Dios a kinunana kadakuada, "Agbalinkayo a nabunga ken agpaadukayo. Punuenyo ti daga ket iturayano daytoy. Iturayano dagiti lames iti baybay, dagiti tumatayab iti tangatang ken tunggal sibibiag a banag nga aggargaraw iti daga." **29** Kinuna ti Dios, "Kitaenyo, intedko kadakayo ti tunggal mula a mangpatpataud iti bukel iti rabaw ti daga, ken tunggal kayo nga agbungbunga nga addaan iti bukel. Taraonto dagitoy kadakayo. **30** Iti tunggal narungot nga ayup iti daga, iti tunggal tumatayab iti langit, ken kadagiti amin nga agkarkarayam iti rabaw ti daga, ken iti tunggal parsua nga addaan iti anges ti biag, intedko ti tunggal nalangto a mula nga agserbi a taraonda." Ket kasta ngarud ti napasamak. **31** Nakita ti Dios ti amin nga inaramidna. Pudno a nakasaysayaat daytoy. Daytoy ket rabii ken bigat, ti maika-innem nga aldaw.

2 Ket nalpas dagiti langit ken ti daga, ken dagiti amin nga agbibig a banbanag a nangpunno kadagitoy. **2** Iti maika-pito nga aldaw, nalpas ti Dios ti trabahona, isu a naginana isuna iti maika-pito nga aldaw manipud iti amin a trabahona. **3** Binendisionan ti Dios ti maika-pito nga aldaw ken imbilangna daytoy a nasantoan

Kejadian

1 Pada mulanya, waktu Allah mulai menciptakan alam semesta, 2 bumi belum berbentuk, dan masih kacau-balau. Samudra yang bergelora, yang menutupi segala sesuatu, diliputi oleh gelap gulita, tetapi kuasa Allah bergerak di atas permukaan air. 3 Allah berkata, "Jadilah terang!" Lalu ada terang. 4 Allah senang melihat hal itu. Lalu dipisahkan-Nya terang itu dari gelap, 5 dan dinamakan-Nya terang itu "Siang" dan gelap itu "Malam". Malam lewat, dan jadilah pagi. Itulah hari yang pertama. 6 Kemudian Allah berkata, "Jadilah sebuah kubah untuk membagi air itu menjadi dua, dan menahannya dalam dua tempat yang terpisah." Lalu hal itu terjadi. Demikianlah Allah membuat kubah yang memisahkan air yang ada di bawah kubah itu dari air yang ada di atasnya. 8 Kubah itu dinamakan-Nya "Langit". Malam lewat dan jadilah pagi. Itulah hari yang kedua. 9 Kemudian Allah berkata, "Hendaklah air yang ada di bawah langit mengalir ke satu tempat, sehingga tanah akan kelihatan." Lalu hal itu terjadi. 10 Allah menamakan tanah itu "Darat", dan kumpulan air itu dinamakan-Nya "Laut". Dan Allah senang melihat hal itu. 11 Allah berkata lagi, "Hendaklah tanah mengeluarkan segala macam tumbuh-tumbuhan, yaitu jenis yang menghasilkan biji-bijian dan jenis yang menghasilkan buah-buahan." Lalu hal itu terjadi. 12 Demikianlah tanah mengeluarkan segala macam tumbuh-tumbuhan. Dan Allah senang melihat hal itu. 13 Malam lewat dan jadilah pagi. Itulah hari yang ketiga. 14 Kemudian Allah berkata, "Hendaklah ada benda-benda terang di langit untuk menerangi bumi, untuk memisahkan siang dari malam, dan untuk menunjukkan saat mulainya hari, tahun, dan hari raya agama." Maka hal itu terjadi. 16 Demikianlah Allah membuat kedua benda terang yang besar, yaitu matahari untuk menguasai siang, dan bulan untuk menguasai malam; selain itu dibuat-Nya juga bintang-bintang. 17 Allah menempatkan benda-benda terang itu di langit untuk menerangi bumi, 18 untuk menguasai siang dan malam, dan untuk memisahkan terang dari gelap. Dan Allah senang melihat hal itu. 19 Malam lewat, dan jadilah pagi. Itulah hari yang keempat. 20 Kemudian Allah berkata, "Hendaklah di dalam air berkeriapan banyak macam makhluk hidup, dan di udara beterbangan banyak burung-burung." 21

Maka Allah menciptakan binatang-binatang raksasa laut, dan segala jenis makhluk yang hidup di dalam air, serta segala jenis burung. Dan Allah senang melihat hal itu. 22 Allah memberkati semuanya itu dengan memberi perintah kepada makhluk yang hidup di dalam air supaya berkembang biak dan memenuhi laut, dan kepada burung-burung supaya bertambah banyak. 23 Malam lewat dan jadilah pagi. Itulah hari yang kelima. 24 Kemudian Allah berkata, "Hendaklah bumi mengeluarkan segala jenis binatang darat, yang jinak dan yang liar, besar maupun kecil." Lalu hal itu terjadi. 25 Demikianlah Allah membuat semuanya itu dan ia senang melihat hal itu. 26 Kemudian Allah berkata, "Sekarang Kita akan membuat manusia yang akan menjadi seperti Kita dan menyerupai Kita. Mereka akan berkuasa atas ikan-ikan, burung-burung, dan segala binatang lain, baik jinak maupun liar, baik besar maupun kecil." 27 Demikianlah Allah menciptakan manusia, dan dijadikannya mereka seperti diri-Nya sendiri. Diciptakan-Nya mereka laki-laki dan perempuan. 28 Kemudian diberkati-Nya mereka dengan ucapan "Beranakcuculah yang banyak, supaya keturunanmu mendiami seluruh muka bumi serta menguasainya. Kamu Kutugaskan mengurus ikan-ikan, burung-burung, dan semua binatang lain yang liar. 29 Untuk makananmu Kuberikan kepadamu segala jenis tumbuhan yang menghasilkan biji-bijian dan buah-buahan. 30 Tetapi kepada segala burung dan binatang liar lainnya, Kuberikan rumput dan tanaman berdaun sebagai makanannya." Maka hal itu terjadi. 31 Allah memandang segala sesuatu yang telah dibuat-Nya itu, dan Ia sangat senang. Malam lewat dan jadilah pagi. Itulah hari yang keenam.

2 Maka selesailah penciptaan seluruh alam semesta. 2 Pada hari yang ketujuh Allah telah menyelesaikan pekerjaan-Nya itu, lalu Ia beristirahat. 3 Maka diberkati-Nya hari yang ketujuh itu dan dijadikan-Nya hari yang khusus, karena pada hari itu Allah beristirahat setelah menyelesaikan pekerjaan-Nya. 4 Itulah riwayat penciptaan alam semesta. Ketika TUHAN Allah membuat alam semesta, 5 belum ada benih yang bertunas dan belum ada tanam-tanaman di bumi, karena TUHAN belum menurunkan hujan dan belum ada orang untuk mengerjakan tanah itu. 6 Tetapi air mulai merembes dari bawah dan membasahi

Genesi

1 In principio Dio creò il cielo e la terra. **2** Ora la terra era informe e deserta e le tenebre ricoprivano l'abisso e lo spirito di Dio aleggiava sulle acque. **3** Dio disse: «Sia la luce!». E la luce fu. **4** Dio vide che la luce era cosa buona e separò la luce dalle tenebre **5** e chiamò la luce giorno e le tenebre notte. E fu sera e fu mattina: primo giorno. **6** Dio disse: «Sia il firmamento in mezzo alle acque per separare le acque dalle acque». **7** Dio fece il firmamento e separò le acque, che sono sotto il firmamento, dalle acque, che son sopra il firmamento. E così avvenne. **8** Dio chiamò il firmamento cielo. E fu sera e fu mattina: secondo giorno. **9** Dio disse: «Le acque che sono sotto il cielo, si raccolgano in un solo luogo e appaia l'asciutto». E così avvenne. **10** Dio chiamò l'asciutto terra e la massa delle acque mare. E Dio vide che era cosa buona. **11** E Dio disse: «La terra produca germogli, erbe che producono seme e alberi da frutto, che facciano sulla terra frutto con il seme, ciascuno secondo la sua specie». E così avvenne: **12** la terra produsse germogli, erbe che producono seme, ciascuna secondo la propria specie e alberi che fanno ciascuno frutto con il seme, secondo la propria specie. Dio vide che era cosa buona. **13** E fu sera e fu mattina: terzo giorno. **14** Dio disse: «Ci siano luci nel firmamento del cielo, per distinguere il giorno dalla notte; servano da segni per le stagioni, per i giorni e per gli anni **15** e servano da luci nel firmamento del cielo per illuminare la terra». E così avvenne: **16** Dio fece le due luci grandi, la luce maggiore per regolare il giorno e la luce minore per regolare la notte, e le stelle. **17** Dio le pose nel firmamento del cielo per illuminare la terra **18** e per regolare giorno e notte e per separare la luce dalle tenebre. E Dio vide che era cosa buona. **19** E fu sera e fu mattina: quarto giorno. **20** Dio disse: «Le acque brulichino di esseri viventi e uccelli volino sopra la terra, davanti al firmamento del cielo». **21** Dio creò i grandi mostri marini e tutti gli esseri viventi che guizzano e brulicano nelle acque, secondo la loro specie, e tutti gli uccelli alati secondo la loro specie. E Dio vide che era cosa buona. **22** Dio li benedisse: «Siate fecondi e moltiplicatevi e riempite le acque dei mari; gli uccelli si moltiplichino sulla terra». **23** E fu sera e fu mattina: quinto giorno.

24 Dio disse: «La terra produca esseri viventi secondo la loro specie: bestiame, rettili e bestie selvatiche secondo la loro specie». E così avvenne: **25** Dio fece le bestie selvatiche secondo la loro specie e il bestiame secondo la propria specie e tutti i rettili del suolo secondo la loro specie. E Dio vide che era cosa buona. **26** E Dio disse: «Facciamo l'uomo a nostra immagine, a nostra somiglianza, e domini sui pesci del mare e sugli uccelli del cielo, sul bestiame, su tutte le bestie selvatiche e su tutti i rettili che strisciano sulla terra». **27** Dio creò l'uomo a sua immagine; a immagine di Dio lo creò; maschio e femmina li creò. **28** Dio li benedisse e disse loro: «Siate fecondi e moltiplicatevi, riempite la terra; soggiogatela e dominate sui pesci del mare e sugli uccelli del cielo e su ogni essere vivente, che striscia sulla terra». **29** Poi Dio disse: «Ecco, io vi do ogni erba che produce seme e che è su tutta la terra e ogni albero in cui è il frutto, che produce seme: saranno il vostro cibo. **30** A tutte le bestie selvatiche, a tutti gli uccelli del cielo e a tutti gli esseri che strisciano sulla terra e nei quali è alito di vita, io do in cibo ogni erba verde». E così avvenne. **31** Dio vide quanto aveva fatto, ed ecco, era cosa molto buona. E fu sera e fu mattina: sesto giorno.

2 Così furono portati a compimento il cielo e la terra e tutte le loro schiere. **2** Allora Dio, nel settimo giorno portò a termine il lavoro che aveva fatto e cessò nel settimo giorno da ogni suo lavoro. **3** Dio benedisse il settimo giorno e lo consacrò, perché in esso aveva cessato da ogni lavoro che egli creando aveva fatto. **4** Queste le origini del cielo e della terra, quando vennero creati. Quando il Signore Dio fece la terra e il cielo, **5** nessun cespuglio campestre era sulla terra, nessuna erba campestre era spuntata - perché il Signore Dio non aveva fatto piovere sulla terra e nessuno lavorava il suolo **6** e faceva salire dalla terra l'acqua dei canali per irrigare tutto il suolo - ; **7** allora il Signore Dio plasmò l'uomo con polvere del suolo e soffiò nelle sue narici un alito di vita e l'uomo divenne un essere vivente. **8** Poi il Signore Dio piantò un giardino in Eden, a oriente, e vi collocò l'uomo che aveva plasmato. **9** Il Signore Dio fece germogliare dal suolo ogni sorta di alberi graditi alla vista e buoni da mangiare, tra cui l'albero della vita in mezzo al giardino e l'albero della conoscenza del

創世記

1はじめに神は天と地とを創造された。**2**地は形なく、むなしく、やみが淵のおもてにあり、神の霊が水のおもてをおおっていた。**3**神は「光あれ」と言われた。すると光があった。**4**神はその光を見て、良しとされた。神はその光とやみとを分けられた。**5**神は光を昼と名づけ、やみを夜と名づけられた。夕となり、また朝となった。第一日である。**6**神はまた言われた、「水の間におおぞらがあって、水と水とを分けよ」。**7**そのようになった。神はおおぞらを造って、おおぞらの下の水とおおぞらの上の水とを分けられた。**8**神はそのおおぞらを天と名づけられた。夕となり、また朝となった。第二日である。**9**神はまた言われた、「天の下の水は一つ所に集まり、かわいた地が現れよ」。そのようになった。**10**神はそのかわいた地を陸と名づけ、水の集まった所を海と名づけられた。神は見て、良しとされた。**11**神はまた言われた、「地は青草と、種をもつ草と、種類にしたがって種のある実を結ぶ果樹とを地の上にはえさせよ」。そのようになった。**12**地は青草と、種類にしたがって種をもつ草と、種類にしたがって種のある実を結ぶ木とをはえさせた。神は見て、良しとされた。**13**夕となり、また朝となった。第三日である。**14**神はまた言われた、「天のおおぞらに光があって昼と夜とを分け、しるしのため、季節のため、日のため、年のためになり、**15**天のおおぞらにあって地を照らす光となれ」。そのようになった。**16**神は二つの大きな光を造り、大きい光に昼をつかさどらせ、小さい光に夜をつかさどらせ、また星を造られた。**17**神はこれらを天のおおぞらに置いて地を照らせ、**18**昼と夜とをつかさどらせ、光とやみとを分けさせられた。神は見て、良しとされた。**19**夕となり、また朝となった。第四日である。**20**神はまた言われた、「水は生き物の群れで満ち、鳥は地の上、天のおおぞらを飛べ」。**21**神は海の大いなる獣と、水に群がるすべての動

く生き物とを、種類にしたがって創造し、また翼のあるすべての鳥を、種類にしたがって創造された。神は見て、良しとされた。**22**神はこれらを祝福して言われた、「生めよ、ふえよ、海の水に満ちよ、また鳥は地にふえよ」。**23**夕となり、また朝となった。第五日である。**24**神はまた言われた、「地は生き物を種類にしたがっていさせ。家畜と、這うものと、地の獣とを種類にしたがっていさせ」。そのようになった。**25**神は地の獣を種類にしたがい、家畜を種類にしたがい、また地に這うすべての物を種類にしたがって造られた。神は見て、良しとされた。**26**神はまた言われた、「われわれのかたちに、われわれにかたどって人を造り、これに海の魚と、空の鳥と、家畜と、地のすべての獣と、地のすべての這うものを治めさせよう」。**27**神は自分のかたちに人を創造された。すなわち、神のかたちに創造し、男と女とに創造された。**28**神は彼らを祝福して言われた、「生めよ、ふえよ、地に満ちよ、地を従わせよ。また海の魚と、空の鳥と、地に動くすべての生き物とを治めよ」。**29**神はまた言われた、「わたしは全地のおもてにある種をもつすべての草と、種のある実を結ぶすべての木とをあなたがたに与える。これはあなたがたの食物となるであろう」。**30**また地のすべての獣、空のすべての鳥、地を這うすべてのもの、すなわち命あるものには、食物としてすべての青草を与える」。そのようになった。**31**神が造ったすべての物を見られたところ、それは、はなはだ良かった。夕となり、また朝となった。第六日である。

2こうして天と地と、その万象とが完成した。**2**神は第七日にその作業を終えられた。すなわち、そのすべての作業を終って第七日に休まれた。**3**神はその第七日を祝福して、これを聖別された。神がこの日に、そのすべての創造のわざを終って休まれたからである。**4**これが天地創造の由来である。主なる神が地と天とを造られた時、**5**地にはまだ野の木もなく、また野の草もは

Jenesis

1 Ese agafare Anumzamo'a monane mopane trohu'ne. **2** Ama mopama fore osu'nerera, mago zana omnetfa hu'neane. Hankino tusi'a hanimo tina refite'negeno, ana timofo agofetura Anumzamofu Avamumo vono nehiane. **3** Anante Anumzamo'a huno, Masa fore hino! higeno masa fore hu'ne. **4** Hagi masamo'a knare higeno Anumzamo'a keteno, masane haninena refko hu'ne. **5** Anumzamo'a masagura zagegane huno agi'a nemino, kumazukura hanine huno agi'a ami'ne. Hanki hani huno ko'matigeno'a, pusankna emente'ne. **6** Hagi tinke me'negeno Anumzamo'a huno, Mago kankamu amu'nompina me'neni tina refko hanie. **7** Huteno Anumzamo'a tina refkoku fenka netreno, hunagamu atregeno, kankamu efore hu'ne. **8** Anumzamo'a ana kankumufona agi'a mone huno ante'ne. Hanki haninkino masa higeno, nampa 2 kna emente'ne. **9** Anante Anumzamo'a huno, Timo'a monamofu hinkanaga mago kaziga eri zogino evanigeno, ho'mu mopa fore hanie, huno higeno anaza efore hu'ne. **10** Anumzamo'a hagagema hiankazigagura mope nehuno, tima evazu huno omeri atruma hiantinkura, hagerine huno hu'ne. Anumzamo'ma anazama kegeno'a, e'i knare hu'ne. **11** Hagi Anumzamo'a amanage huno hu'ne, Mopafinti maka'za hagesie. Za'ara zane zafane rumofo rumofo raga'a revava hanaza zantamimo'za hagesaze. Ragazmifina avima'a efore hanie! Hanige'za zafa rgama rentesazana e'i zamagu'afinka avima'amo'za zamagri'agna raga rentesaze. Hige'za mopafina ana zantamimo'za efore hu'naze. **12** Ana nehazage'za mopafina ruzahu ruzahu trazana erifore nehazageno, ruzahu ruzahu ne'zampina avima'a me'nea rentageno, avima'amo'a agragna raga fore nehigeno, zafa rgama renteana e'i agu'afinka avima'amo'za zamagri'agna huno nemegeni, avima'a rentetere hu'ne. Hanki Anumzamo'ma anazantamima kegeno'a knare hu'ne. **13** Haninkino masa higeno nampa 3 kna emente'ne. **14** Hagi Anumzamo'a huno, Tavitamimo'za mona kankamumpi me'neza, masane haninena refko nehu'za, kafugi, zagegi, ko knagi hanagu nemesageno, **15** ana tavitamimo'za mona kankamumpi efore hu'za me'neza mopamofona remasa hanaze, hige'za ana zantamina fore hu'naze. **16** Anumzamo'a tusi'a tavi tre tro hu'ne. Rantavimo feru remasa hanigu zage tro nehuno, rankna tavi

hanimpi remasa hanigu, ika tro nehuno, ofuntaminena tro hu'ne. **17** Anumzamo'a mopamofoma masama amisanagure huno mona kankamumpina tavitamina zamante'ne. **18** E'i ana tavi'mo'za hanimpine masafinema remasama hanagure huno zamante'ne. Anumzamo'ma anazantamima kegeno'a knare hu'ne. **19** Hagi haninkino masa higeno, nampa 4kna emente'ne. **20** Anante Anumzamo'a amanage hu'ne, Timpina nozame zagane, zamasimu ante'za manisaza zagamo'za efore hu'za ruvinetesageno, mona kankamumpina namazagamo'za efore hu'za hare'za vano hugahaze. **21** Hagi anante Anumzamo'a tusinasi nozameramine, osifaveramina trohuno hagerimpina zamagrite zamagrite zamantege'za timpina avite'za mani'neza kaza kaza hu'za vano nehaze. Hanki namazaga zamagri kna huno tro huzmante'ne. Anumzamo'ma anazama keana knare hu'ne. **22** Anumzamo'a asomu ke hunezmanteno amanage hu'ne, kase hakare huta hagerimpina mani aviteta nemaninkeno, namamo'zanena mopafina kase hakare hu'za mani titipa hiho. **23** Hagi haninkino masa higeno, nampa 5fu kna emente'ne. **24** Anumzamo'a amanage huno hu'ne, Mopafina miko zagagafa rumofo rumofo fore hanaze. Kumate zagagafagi, afi zagagafagi, ne'onse zagaramine, zamagragna rumofo rumofo fore hu anante anante hiho. Anage higeno maka ana zagaramina fore hu'naze. **25** Hanki Anumzamo'a zagagafa tro hu'neana, trampini mani zagagafa zamagri kna tro nehuno, nontegama mani zagagafa zamagri kna tro nehuno, mopafi ne'onse zagaramina zamagri kna tro hu'ne. Anumzamo'ma anazama kegeno'a knare hu'ne. **26** Hagi Anumzamo'a amanage huno hu'ne, Vahe tro hamnena tagrikna hu'za manine'za, maka'za kva nehu'za nozameramine, hare'za vano nehaza namaramine, kumate zagagafane, mopafima kazama hu'za vanoma nehaza zagarami kegava hugahaze. **27** Hagi Anumzamo'ma vahe'ma tro hu'neana, Agra'agna tro hu'ne. Vene a'ene tro huzanante'ne. **28** Anumzamo'a asomu ke huneznanateno amanage huno zanasmi'ne, Mofavre kase hakare hanakeno, mopafina mani vitesaze. Ana nehuta mikoza kegava hi'o. Timpini nozame zagane, hareno vano nehia nama zagane, hakare'a mopafi kaza huno vano nehia zagaramine ana makaza kegava hi'o. **29** Anumzamo'a amanage hu'ne, Kma antahi'o! Mopafima nehagea zamofona avima'ane zafa raga'ane nezama

ಆದಿಕಾಂಡ

1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು. 2 ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು. 3 ಆಗ ದೇವರು, “ಬೆಳಕಾಗಲಿ” ಎನ್ನಲು, ಬೆಳಕಾಯಿತು. 4 ದೇವರು ಬೆಳಕನ್ನು ಒಳ್ಳೆಯದೆಂದು ಕಂಡರು. ದೇವರು ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸಿದರು. 5 ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು. 6 ನಂತರ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಗುಮ್ಮಟವಾಗಲಿ, ಅದು ನೀರಿನಿಂದ ಭೂಮಿಯನ್ನು ಪ್ರತ್ಯೇಕ ಮಾಡಲಿ,” ಎಂದರು. 7 ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು. 8 ದೇವರು ಆ ಗುಮ್ಮಟಕ್ಕೆ ಆಕಾಶ ಎಂದು ಕರೆದರು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು. 9 ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು. 10 ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು. 11 ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು. 12 ಭೂಮಿಯ ಮೇಲೆ ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಲದ ಗಿಡಗಳು ಉಂಟಾದವು ಮತ್ತು ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನು ಮೊಳೆಯಿಸಿದವು. ದೇವರು ಅದನ್ನು ಒಳ್ಳೆಯದೆಂದು ಕಂಡರು. 13 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು. 14 ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ. 15 ಅವು ಭೂಮಿಗೆ ಬೆಳಕನ್ನು ಕೊಡುವುದಕ್ಕೆ ಆಕಾಶಮಂಡಲದಲ್ಲಿ

ದೀಪಗಳಂತಿರಲಿ,” ಎಂದರು. ಅದು ಹಾಗೆಯೇ ಆಯಿತು. 16 ಹಗಲನ್ನಾಳುವುದಕ್ಕೆ ದೊಡ್ಡ ಬೆಳಕನ್ನು, ರಾತ್ರಿಯನ್ನಾಳುವುದಕ್ಕೆ ಚಿಕ್ಕ ಬೆಳಕನ್ನು ಎಂಬಂತೆ ದೇವರು ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದರು. ದೇವರು ನಕ್ಷತ್ರಗಳನ್ನು ಸಹ ಉಂಟುಮಾಡಿದರು. 17 ದೇವರು ಆ ಬೆಳಕುಗಳನ್ನು ಆಕಾಶದಲ್ಲಿಟ್ಟು ಭೂಮಿಗೆ ಬೆಳಕನ್ನು ಕೊಡುವುದಕ್ಕೂ 18 ಹಗಲನ್ನು ಮತ್ತು ರಾತ್ರಿಯನ್ನು ಆಳುವುದಕ್ಕೂ ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸುವುದಕ್ಕೂ ದೇವರು ಅವುಗಳನ್ನು ನೇಮಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು. 19 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು. 20 ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು. 21 ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು. 22 ದೇವರು ಅವುಗಳನ್ನು ಆಶೀರ್ವದಿಸಿ ಅವುಗಳಿಗೆ, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಸಮುದ್ರಗಳಲ್ಲಿ ನೀರನ್ನು ತುಂಬಿರಿ, ಭೂಮಿಯ ಮೇಲೆ ಪಕ್ಷಿಗಳ ಸಂಖ್ಯೆ ಹೆಚ್ಚಾಗಲಿ,” ಎಂದರು. 23 ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು. 24 ಆಮೇಲೆ ದೇವರು, “ಭೂಮಿಯಿಂದ ಎಲ್ಲಾ ತರಹದ ಜೀವಿಗಳು ಉಂಟಾಗಲಿ: ಪಶುಗಳು, ನೆಲದ ಮೇಲೆ ಹರಿದಾಡುವ ಜೀವಿಗಳು, ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಉಂಟಾಗಲಿ,” ಎಂದರು. ಅದು ಹಾಗೆಯೇ ಆಯಿತು. 25 ಹೀಗೆ ದೇವರು ಎಲ್ಲ ತರದ ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು. 26 ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು. 27 ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ

창세기

1 태초에 하나님이 천지를 창조하시니라 **2** 땅이 혼돈하고 공허하며 흑암이 깊음 위에 있고 하나님의 신은 수면에 운행하시니라 **3** 하나님이 가라사대 빛이 있으라 하시매 빛이 있었고 **4** 그 빛이 하나님의 보시기에 좋았더라 **5** 하나님이 빛과 어두움을 나누사 **5** 빛을 낮이라 칭하시고 어두움을 밤이라 칭하시니라 **6** 하나님이 가라사대 물 가운데 궁창이 있어 물과 물로 나뉘게 하리라 하시고 **7** 하나님이 궁창을 만드사 궁창 아래의 물과 궁창 위의 물로 나뉘게 하시매 그대로 되니라 **8** 하나님이 궁창을 하늘이라 칭하시니라 **9** 하나님이 가라사대 천하의 물이 한 곳으로 모이고 물이 드러나라 하시매 그대로 되니라 **10** 하나님이 물을 땅이라 칭하시고 모인 물을 바다라 칭하시니라 **11** 하나님이 가라사대 땅은 풀과 씨 맺는 채소와 각기 종류대로 씨 가진 열매 맺는 과목을 내라 하시매 그대로 되어 **12** 땅이 풀과 각기 종류대로 씨 맺는 채소와 각기 종류대로 씨 가진 열매 맺는 나무를 내니 하나님의 보시기에 좋았더라 **13** 저녁이 되며 아침이 되니 이는 셋째 날이니라 **14** 하나님이 가라사대 하늘의 궁창에 광명이 있어 주야를 나뉘게 하라 또 그 광명으로 하여 징조와 사시와 일자와 연한이 이루어라 **15** 또 그 광명이 하늘의 궁창에 있어 땅에 비취라 하시고 (그대로 되니라) **16** 하나님이 두 큰 광명을 만드사 큰 광명으로 낮을 주관하게 하시고 작은 광명으로 밤을 주관하게 하시며 또 별들을 만드시고 **17** 하나님이 그것들을 하늘의 궁창에 두어 땅에 비취게 하시며 **18** 주야를 주관하게 하시며 빛과 어두움을 나뉘게 하시니라 **19** 하나님이 가라사대 물들은 생물로 번성케 하라 땅 위 하늘의 궁창에는 새가 날으라 하시고 **21** 하나님이 큰 물고기와 물에서 번성

하여 움직이는 모든 생물을 그 종류대로, 날개 있는 모든 새를 그 종류대로 창조하시니 들에게 복을 주어 가라사대 생육하고 번성하여 여러 바다 물에 충만하라 새들도 땅에 번성하라 하시니라 **23** 저녁이 되며 아침이 되니 이는 다섯째 날이니라 **24** 하나님이 가라사대 땅은 생물을 그 종류대로 내되 육족과 기는 것과 땅의 짐승을 종류대로 내라 하시고 (그대로 되니라) **25** 하나님이 땅의 짐승을 그 종류대로 육족을 그 종류대로 땅에 기는 모든 것을 그 종류대로 만드시니 하나님의 보시기에 좋았더라 **26** 하나님이 가라사대 우리의 형상을 따라 우리의 모양대로 우리가 사람을 만들고 그로 바다의 고기와 공중의 새와 육족과 온 땅과 땅에 기는 모든 것을 다스리게 하자 하시고 **27** 하나님이 자기 형상 곧 하나님의 형상대로 사람을 창조하시되 남자와 여자를 창조하시고 **28** 하나님이 그들에게 복을 주시며 그들에게 이르시되 생육하고 번성하여 땅에 충만하라, 땅을 정복하라, 바다의 고기와 공중의 새와 땅에 움직이는 모든 생물을 다스리라 하시니라 **29** 하나님이 가라사대 내가 온 지면의 씨 맺는 모든 채소와 씨 가진 열매 맺는 모든 나무를 너희에게 주노니 너희 식물이 되리라 **30** 또 땅의 모든 짐승과 공중의 모든 새와 생명이 있어 땅에 기는 모든 것에게는 내가 모든 푸른 풀을 식물로 주노라 하시니 그대로 되니라 **31** 하나님이 그 지으신 모든 것을 보시니 보시기에 심히 좋았더라 **32** 저녁이 되며 아침이 되니 이는 여섯째 날이니라

2 천지와 만물이 다 이루니라 **2** 하나님의 지으시던 일이 일곱째 날이 이를 때에 마치니 그 지으시던 일이 다하므로 일곱째 날에 안식하시니라 **3** 하나님이 일곱째 날을 복주사 거룩하게 하셨으니 이는 하나님이 그 창조하시며 만드시던 모든 일을 마치시고 이 날에 안식하셨음이더라 **4** 여호와 하나님이 천지를 창조하신 때에 천지의 창조된 대략이 이러하니라 **5** 여호와 하나님이 땅에 비를 내리지 아니하셨고 경작할 사람도 없었으므로 들에는

Genesis

1 Ke mutawauk, ke God El orala kusrao, faclu, ac ma nukewa, **2** faclu wangin lumah ac wangin koano. Lohsr matoltol afunla acn loal uh, ac Ngun lun God apisya fin kof uh. **3** Na God El fahk, "Lela in oasr kalem" — ac kalem uh sikyak. **4** God El insewowo ke ma El liye. Na El sraclik kalem liki lohsr uh, **5** ac El pangon kalem uh "Len," ac lohsr uh "Fong." Ke safla eku sac na lotutang sikme — pa ingan len se emeet. **6** Ac God El fahk, "Lela in oasr sie lisrlisr inmasrlon kof uh, in sraclik kof uh liki kof uh." **7** Ouinge God El orala lisrlisr se ac sraclik kof ma oan ye lisrlisr sac liki kof ma oan lucng liki lisrlisr sac. Na orekla oana. **8** God El pangon lisrlisr sac "Yen engyeng uh." Ke safla eku sac na lotutang sikme — pa ingan len se akluo. **9** Na God El fahk, "Lela kof ye acn engyeng uh in tukeni nu ke sie acn, tuh acn pao uh fah sikyak" — na orekla oana. **10** El pangon acn pao uh "Faclu," ac kof ma toeni nu sie uh El pangon "Meoa." Ac God El liye ma El orala tuh na wo. **11** Na El fahk, "Lela faclu in akkapye kain in mah nukewa ac kain in sak nukewa — na sikyak oana. **12** Ouinge faclu akkapyauk kain in sak nukewa, ac God El liye ma El orala tuh na wo. **13** Ke safla eku sac na lotutang sikme — pa ingan len se aktolu. **14** Na God El fahk, "Lela mwe kalem uh in sikyak yen engyeng uh in sraclik len liki fong, ac in akkalemye pacl in mutawauk lun len, yac, ac pacl in akfulat, **15** ac elos fah kalem inkusrao me ac tolak fin faclu" — ac ouinge orekla oana. **16** Ouinge God El orala kalem luo ma yohk uh: faht in leumi len, ac malem in leumi fong; El oayapa orala itu uh. **17** El oakiya kalem inge inkusrao in tolak fin faclu, **18** in karingin len ac fong, ac in sraclik kalem liki lohsr. Ac God El liye ma El orala tuh na wo. **19** Ke safla eku sac na lotutang sikme — pa ingan len se akakosr. **20** Na God El fahk, "Lela inkof uh in nwanala ke kain in ma moul puspis, ac lela yen engyeng uh in sessesla ke won." **21** Ouinge God El orala ma moul lulap in meoa uh, kain in ma moul nukewa ma muta inkof uh, ac kain in won nukewa. Ac God El liye ma El orala tuh na wo. **22** El akinsewowoyalos nukewa ac fahk nu sin ma moul ma muta inkof uh elos in isus ac nwakla meoa, ac El fahk nu sin won in kapak ac puseni. **23** Ke safla eku sac na lotutang sikme — pa ingan len se aklimekosr. **24** Na God El fahk, "Lela faclu in oswe

kain in ma orakrak nukewa; ma muna ac ma lemnak, yohk ac srik" — na orekla oana. **25** Ouinge God El oralosla nukewa, ac El liye ma El orala tuh na wo. **26** Na God El fahk, "Inge kut ac fah oru mwet uh: elos ac oana kut ac lumahlos ac oana lumasr. Ac fah oasr ku yorolos fin ik, won, ac ma orakrak nukewa, ma muna ac ma lemnak, ma yohk ac srik." **27** Ouinge God El orala mwet uh, ac oralosla oana lumahl. El oralosla mukul ac mutan, **28** ac akinsewowoyalos, ac fahk, "Kowos in isus fahko in pus, tuh fwilin tulik nutuwos fah fahsrelik nu fin faclu nufon ac leumi ma inge. Nga filikowosi in karingin ma moul nukewa inkof uh, won yen engyeng uh, ac ma orakrak nukewa ma moul fin faclu." **29** Na God El fahk, "Nga akoela kain in mahsrik nukewa ac kain in fokinsak nukewa kowos in mongo kac, **30** a nu sin ma orakrak nukewa ac nu sin won nukewa nga akoela mah ac sra sak nu selos" — na orekla oana. **31** God El liye ma nukewa ma El orala tuh na wo. Ke safla eku sac na lotutang sikme — pa ingan len se akonkosr.

2 Ouinge faclu ac kusrao ac ma nukewa loac aksafeyuyukla. **2** Ke len se akitkosr, God El aksafyela ma El oru ac mongla liki orekma lal. **3** El akinsewowoye len se akitkosr, ac srela tuh in sie len mutal, mweyen El aksafyela ma nukewa El oru ac tui ke orekma lal. **4** Pa ingan luman orekla lun kusrao ac faclu ac ma nukewa loac. Ke LEUM GOD EL kusrao ac faclu, **5** wangin sak fin faclu ac wangin mah srunak, mweyen El soenna supwama af, ac wangin mwet in imai acn uh. **6** Tusrukto kof uh otyak liki ye fohk uh ac aksroksrokye infohk uh. **7** Na LEUM GOD El eis kutu fohk liki infohk uh ac lumahla mwet se kac. El mongyang nu infwen mwet sac ke momong in moul, ac mwet sac moul. **8** Na LEUM GOD El orala ima se in Eden, layen kutulap, ac filiya mwet se El orala inge we. **9** El oru tuh kain in sak kato nukewa in kap we ac oswe fokinsak na wowo. Ac infulwen ima uh, oasr pac sak soko tu we ma ac sang moul nu sin mwet uh, ac oayapa oasr sak soko ma ac sang etaok ke ma wo ac ma koluk. **10** Infacel srisrik soko soror in Eden ac aksroksrokye ima sac, ac ke alukela acn Eden sengelik nu ke infacel akosr. **11** Infacel soko meet ah pa Pishon, su soror rauni acn Havilah. **12** (Gold na pwaye ac oayapa ono keng ma sesa, ac eot saok koneyuyak we.) **13** Infacel soko aklukwa pa Gihon, su soror rauni acn Cush. **14** Infacel soko aktolkwe pa

پەيدا بون

1

باش بوو. 19 جا ئىوارە بوو، بوو بەيانی، ئەمە پۈژى چوارەم بوو. 20 ئىنچا خودا فەرموۋى: «با ئاۋەكان پىر بىن لە ئاپۈرەي بوونەوهرى زىندوو، با بآئدەش لە بۇشاپى ئاسماندا بەسەر زەويدا بفرىت.» 21 ئىتر خودا بوونەوهرە مەزەنەكانى دەرياي بەدەيىننا، لەگەل ھەموو زىندەوهرە جولاۋەكانى ناۋەكان كە لى پىر بون، بەيى جۆرەكانيان، لەگەل ھەموو بآئدەيەكى بآلدارىش بەيى جۆرەكانيان. خوداش يىنى كە ئەمە باش بوو. 22 خودا بەرەكەتدارى كردن و فەرموۋى: «بەردار بىن و زۆر بىن و ئاۋى دەرياكان پىر بىكەن، با بآئدەكانىش لەسەر زەوى زۆر بىن.» 23 جا ئىوارە بوو، بوو بەيانی، ئەمە پۈژى پىنچەم بوو. 24 خودا فەرموۋى: «با زەوى بوونەوهرە زىندووۋەكان لە جۆرى خۇيان بەرھەم بېنىت. ئازەلى مالى و خشۇكى زەوى و ئازەلى كىيى، ھەربەكەيان لە جۆرى خۇى.» جا ئاۋا بوو. 25 خودا ئازەلى كىيى بەيى جۆرى خۇيان دروستكرد، ئازەلى مالىش بەيى جۆرى خۇيان و ھەموو خشۇكىكىش لەسەر زەوى بەيى جۆرى خۇيان. خوداش يىنى كە ئەمە باش بوو. 26 ئىنچا خودا فەرموۋى: «با مروف لەسەر و يئەي خۇمان دروستبىكەين و لە خۇمان بېچىت. با دەسەلاتدار بىن بەسەر ماسى دەريا و بآئدەي ئاسمان و ئازەلى مالى و بەسەر ھەموو زەويدا، ھەروھە بەسەر ھەموو ئەو بوونەوهرە خشۇكانەي بەسەر زەويدا دەخشىن.» 27 خودا مروفى لەسەر و يئەي خۇى بەدەيىننا، لەسەر و يئەي خودى خۇى بەدەيىننا، بە نىر و مې بەدەيىننا. 28 خودا بەرەكەتدارى كردن و پى فەرموۋى: «بەردار بىن و زۆر بىن و زەوى پىر بىكەن و پىخەنە ژىر پىكىفتانەوھە. دەسەلاتدار بىن بەسەر ماسى دەريا و بآئدەي ئاسمان و بەسەر ھەموو بوونەوهرىكى زىندووۋا كە لەسەر زەوى دەجولتەوھە.» 29 ئىنچا خودا فەرموۋى: «ھەموو پوۋەكى تودار كە لە سەرتاسەرى پوۋى زەويە داۋمە بە ئىوھ، لەگەل ھەموو دارىكىش كە بەرى ھەيە و توى خۇى تىدايە. بۇ ئىوھ دەنبە خۇراك. 30 بۇ ھەموو گىئالەبەرانى زەوى و ھەموو بآئدەكانى ئاسمان و ھەموو بوونەوهرىكى خشۇكى سەر زەوى، ھەموو بوونەوهرىكى كە ھەناسەي ژيانى تىدايە، ھەموو پوۋەكى سەوزم بۇ خۇراك پىداون.» جا ئاۋا بوو. 31 خودا يىنى ھەموو جيا كەندەۋى پوۋەكى لە تارىكى. خوداش يىنى كە ئەمە

Pirmā Mozus

1 Iesākumā Dievs radīja debesis un zemi. **2** Un zeme bija tumša un tukša, un tumsa bija pār dziļumiem, un Dieva Gars lidinājās pa ūdeņu virsu. **3** Un Dievs sacīja: Lai top gaisma. Tad tapa gaisma. **4** Un Dievs redzēja gaismu labu esam. Un Dievs šķīra gaismu no tumsas. **5** Un Dievs nosauca gaismu par dienu, un tumsu Viņš nosauca par nakti. Un tapa vakars un tapa rīts, pirmā diena. **6** Tad Dievs sacīja: Lai top izplatījums ūdeņu starpā un lai tas šķir ūdeni no ūdens. **7** Un Dievs darīja izplatījumu, un darīja starpu to ūdeni, kas izplatījuma apakšā, un to ūdeni, kas izplatījuma virsū; un tā notika. **8** Un Dievs nosauca izplatījumu par debesi. Un tapa vakars un tapa rīts, otra diena. **9** Tad Dievs sacīja: Lai ūdens debess apakšā krājās vienā vietā, ka sausums top redzams; un tā notika. **10** Un Dievs nosauca sausumu par zemi, un to ūdeņu krājumu Viņš nosauca par jūru. Un Dievs redzēja to labu esam. **11** Un Dievs sacīja: Lai zeme izdod zaļumu un zāli, kas savu sēklu nes, augļigus kokus, kas augļus nes pēc savas kārtas, kam sava sēkla iekš sevis ir virs zemes; un tā notika. **12** Un zeme izdeva zaļumu un zāli, kas savu sēklu nes pēc savas kārtas, un kokus, kas augļus nes, kam sava sēkla iekš sevis pēc savas kārtas. Un Dievs redzēja to labu esam. **13** Un tapa vakars un tapa rīts, trešā diena. **14** Tad Dievs sacīja: Lai top spīdekļi debess izplatījumā, kas šķir dienu no nakts un kas dod zīmes un laikus un dienas un gadus; **15** Un lai tie ir par spīdekļiem debess izplatījumā un spīd virs zemes; un tā notika. **16** Un Dievs darīja divus lielus spīdekļus, lielāko spīdekli, dienu valdīt un mazāko spīdekli, nakti valdīt, - un zvaigznes. **17** Un Dievs tos lika debess izplatījumā, lai tie spīd uz zemi. **18** Un valda dienu un nakti un šķir gaismu no tumsas. Un Dievs redzēja to labu esam. **19** Un tapa vakars un tapa rīts, ceturrtā diena. **20** Tad Dievs sacīja: Lai pa pulkiem rodas ūdenī kustošas dzīvas dvasas un putni, kas virs zemes skrien apakš debess izplatījuma. **21** Un Dievs radīja lielus jūras zvērus un visādas dzīvas dvasas, kas lien, ko ūdens pa pulkiem izdod pēc

viņu kārtām, un visādas spārnainus putnus pēc viņu kārtas. Un Dievs redzēja to labu esam. **22** Un Dievs tos svētīja sacīdams: Vaislojaties un vairojaties un piepildiet ūdeni jūrā, un putni lai vairojās virs zemes. **23** Un tapa vakars un tapa rīts, piektā diena. **24** Tad Dievs sacīja: Lai zeme izdod dzīvas dvasas pēc viņu kārtas, lopus, tārpus un zemes zvērus pēc viņu kārtas; un tā notika. **25** Un Dievs darīja zemes zvērus pēc viņu kārtas un lopus pēc viņu kārtas un visādas zemes tārpus pēc viņu kārtas. Un Dievs redzēja to labu esam. **26** Un Dievs sacīja: Darīsim cilvēkus pēc mūsu ģimja, pēc mūsu līdzības, lai tie valda pār zivīm jūrā un pār putniem apakš debess un pār lopiem un pār visu zemi un pār visiem tārpiem, kas lien virs zemes. **27** Un Dievs radīja cilvēku pēc Sava ģimja, pēc Dieva ģimja Viņš to radīja, un radīja tos, vīrieti un sievieti. **28** Un Dievs tos svētīja, un Dievs uz tiem sacīja: Augļojaties un vairojaties un piepildiet zemi un pārvaldiet to un valdat pār zivīm jūrā un pār putniem apakš debess un pār visām dvasām, kas lien virs zemes. **29** Un Dievs sacīja: Redzi, Es jums esmu devis visādu zāli, kas nes sēklu, kas ir pa visu zemes virsu, un visus kokus, kam savi augļi iekš sevis un kas nes sēklu, jums par ēdamo. **30** Un visiem zvēriem virs zemes un visiem putniem apakš debess un visiem tārpiem virs zemes, kam dzīva dvasa, esmu devis visādu zaļu zāli par barību. Un tā notika. **31** Un Dievs uzlūkoja visu, ko Viņš bija darījis, un redzi, tas bija ļoti labs. Un tapa vakars un tapa rīts, sestā diena.

2 Tā ir pabeigtas debesis un zeme un viss viņu spēks. **2** Un Dievs pabeidza septītā dienā Savu darbu, ko bija darījis, un dusēja septītā dienā no visa Sava darba, ko bija darījis. **3** Un Dievs svētīja to septīto dienu un to iesvētīja, tāpēc ka Viņš bija dusējies no visa Sava darba, ko Dievs bija radījis un taisījis. **4** Tā debesis un zeme cēlušās, kad tās tapa radītas tai laikā, kad Dievs Tas Kungs zemi un debesis darīja. **5** Un vēl nekādu krūmu nebija laukā virs zemes, un vēl nekāda zāle nezēla, jo Dievs Tas Kungs vēl nebija līcis lietum līt virs zemes, un cilvēka nebija, kas zemi būtu kopis. **6** Bet migla cēlās

Ebandeli

1 Na ebandeli, Nzambe akelaki Likolo mpe mokili.

2 Mokili ezalaki na lolenge te mpe ezalaki pamba.

Molili ezalaki na likolo ya mozindo; mpe Molimo ya

Nzambe azalaki kopepa na likolo ya mayi. **3** Mpe

Nzambe alobaki: « Tika ete pole ezala! » Mpe pole

ezalaki. **4** Nzambe amonaki ete pole ezali malamau,

akabolaki pole na molili. **5** Nzambe abengaki pole

« moyi, » mpe abengaki molili « butu. » Pokwa

ezalaki mpe tongo ezalaki. Yango ezalaki mokolo

moko. **6** Bongo Nzambe alobaki: « Tika ete etando

ezala kati na mayi mpo na kokabola yango! » **7**

Nzambe akelaki etando; akabolaki mayi oyo ezalaki

na se ya etando na mayi ya likolo. Yango esalemaki

mpe bongo. **8** Nzambe abengaki etando « likolo. »

Pokwa ezalaki, tongo mpe ezalaki. Yango ezalaki

mokolo ya mibale. **9** Bongo Nzambe alobaki: « Tika

ete mayi oyo ezali na se ya likolo esangana esika

moko mpo ete mabele ya kokawuka ebima! » Yango

esalemaki mpe bongo. **10** Nzambe abengaki mabele

ya kokawuka « mokili, » mpe abengaki mayi oyo

esanganaki esika moko « ebale monene. » Nzambe

amonaki ete ezali malamau. **11** Nzambe alobaki: « Tika

ete mokili ebimisa matiti, milona oyo ezali na nkona

mpe banzete ya mbuma oyo ebotaka mbuma kolanda

lolenge ya nzete moko na moko! » Yango esalemaki

mpe bongo. **12** Mabele ebimisaki matiti, milona oyo

ebotaka nkona kolanda lolenge ya molona moko na

moko mpe banzete oyo ebotaka mbuma kolanda

lolenge ya nzete moko na moko. Nzambe amonaki

ete ezali malamau. **13** Pokwa ezalaki, tongo mpe

ezalaki. Yango ezalaki mokolo ya misato. **14** Bongo

Nzambe alobaki: « Tika ete biloko oyo ebimisaka

pole ezala na etando ya likolo mpo na kokabola moyi

wuta na butu, mpo na kozala bilembo oyo ekolakisa

bileko, mikolo mpe mibu, **15** mpe mpo na kongengisa

mokili! » Yango esalemaki mpe bongo. **16** Nzambe

akelaki biloko mibale ya minene oyo ebimisaka pole:

oyo eleki monene, mpo na kongenga na moyi; mpe

oyo ya moke, mpo na kongenga na butu. Mpe akelaki

lisusu minzoto. **17** Nzambe atiaki yango na etando ya

likolo mpo ete engengisa mokili, **18** engenga na moyi

mpe na butu, mpe ekabola pole na molili. Nzambe

amonaki ete ezali malamau. **19** Pokwa ezalaki, tongo

mpe ezalaki. Yango ezalaki mokolo ya minei. **20**

Bongo Nzambe alobaki: « Tika ete bikelamu ya bomoi
etonda kati na mayi, mpe bandeke epumbwa na mokili

na etando ya likolo! » **21** Nzambe akelaki banyama
minene ya mayi mpe bikelamu nyonso ya bomoi oyo

etambolaka kati na mayi mpe etondi meke kati na
mayi: ekelamu na ekelamu na lolenge na yango.

Akelaki mpe bandeke nyonso ya mapapu: ndeke na
ndeke na lolenge na yango. Nzambe amonaki ete

ezali malamau. **22** Nzambe apambolaki yango mpe
alobaki: « Bobotana, bokoma ebele, botondisa mayi

ya bibale, mpe tika ete bandeke ekoma ebele kati
na mokili. » **23** Pokwa ezalaki, tongo mpe ezalaki.

Yango ezalaki mokolo ya mitano. **24** Bongo Nzambe
alobaki: « Tika ete mokili ebimisa bikelamu ya bomoi

kolanda lolenge na yango: bibwele, bikelamu oyo
etambolaka na libumu, banyama ya mike-mike mpe

banyama ya zamba! » Yango esalemaki mpe bongo.

25 Nzambe akelaki banyama ya zamba kolanda
lolenge na yango: bibwele mpe bikelamu nyonso

ya mike-mike. Nzambe amonaki ete ezali malamau.

26 Bongo Nzambe alobaki: « Tika ete tosala bato
na elilingi na biso, na lolenge oyo biso tozali, mpo

ete bakonza bambisi ya ebale, bandeke ya likolo,
bibwele kati na mokili mobimba, bikelamu nyonso

oyo etambolaka na libumu mpe banyama ya mike-
mike! » **27** Nzambe akelaki bato na elilingi na Ye,

akelaki bango na elilingi ya Nzambe; akelaki bango
mobali mpe mwasi. **28** Nzambe apambolaki bango

mpe alobaki na bango: « Bobotana, bokoma ebele,
botondisa mokili mpe bobongola yango. Bokonza

bambisi ya bibale, bandeke ya likolo, bikelamu oyo
etambolaka na libumu mpe banyama nyonso ya mike-
mike. » **29** Bongo Nzambe alobaki: « Tala, kati na

mokili mobimba, napesi bino milona oyo ezali na
nkona mpe banzete nyonso oyo ebotaka mbuma.

Yango nde ekozala bilei na bino. **30** Napesi matiti
nyonso ya mobesu lokola bilei epai ya banyama

nyonso ya mokili, epai ya bandeke nyonso ya likolo,
epai ya bikelamu nyonso oyo etambolaka na libumu,

mpe epai ya bikelamu nyonso oyo ezali na bomoi.
» Yango esalemaki mpe bongo. **31** Nzambe atalaki

biloko nyonso oyo akelaki mpe amonaki ete ezali
malamau koleka. Pokwa ezalaki, tongo mpe ezalaki.

Yango ezalaki mokolo ya motoba.

2 Ezalaki bongo nde likolo mpe mokili ekelamaki
elongo na biloko nyonso oyo ezali kati na yango.

Olubereberye

1 Ku lubereberye Katonda yatonda eggulu n'ensi.

2 Ensi yali njereere nga yeetabuddetabudde, ekizikiza nga kibisse kungulu ku buziba, n'Omwoyo wa Katonda ng'atambulira ku mazzi. **3** Awo Katonda n'agamba nti, "Wabeerewo obutangaavu," ne waba obutangaavu. **4** Katonda n'alaba obutangaavu nga bulungi; n'ayawula obutangaavu n'ekizikiza. **5** Katonda obutangaavu n'abuyita emisana, n'ekizikiza n'akiyita ekiro. Ne wabaawo akawungeezi ate ne buba enkya. Olwo lwe lunaku olw'olubereberye. **6** Era Katonda n'agamba nti, "Wabeewo ebbanga lyawule olufu n'amazzi." **7** Bw'atyo Katonda n'akola ebbanga okwawula wansi n'amazzi agali waggulu. Ne kiba bwe kityo. **8** Katonda ebbanga n'aliyita eggulu. Ne buba akawungeezi, ate ne buba enkya, olwo lwe lunaku olwokubiri. **9** Awo Katonda n'ayogera nti, "Amazzi agali wansi w'eggulu gakuŋŋaanire mu kifo kimu, wabeewo olukalu." Ne kiba bwe kityo. **10** Katonda olukalu n'aluyita ensi, amazzi agakuŋŋaanire go n'agayita nnyanja. Katonda n'alaba nga ky'akoze kirungi. **11** Awo Katonda n'agamba nti, "Ensi ereete ebimera: emiti egizaala ensigo mu ngeri yaagyo, emiti egy'ebibala ebibaamu ensigo mu ngeri yaagyo, gibeere ku nsi." Ne kiba bwe kityo. **12** Ensi n'ereeta ebimera: ebimera eby'ensigo ebya buli ngeri, n'emiti egy'ebibala ebya buli ngeri n'ebijja ku nsi. Katonda n'alaba nga ky'akoze kirungi. **13** Ne buba akawungeezi ate ne buba enkya. Olwo lwe lunaku olwokusatu. **14** Awo Katonda n'agamba nti, "Wabeewo ebyaka mu bbanga ly'eggulu, okwawula emisana n'ekiro; bibeerenga obubonero okwawulanga ebiro, n'ennaku, n'emyaka. **15** Bibeere ebyaka ku ggulu, bireetere ensi obutangaavu." Ne kiba bwe kityo. **16** Katonda n'akola ebyaka ebinene bibiri, ekyaka ekisinga obunene kifugenga emisana, n'ekitono kifugenga ekiro, n'akola n'emmunyeenye. **17** Awo Katonda n'abiteeka mu bbanga ly'eggulu byakenga ku nsi, **18** enjuba efugenga emisana, omwezi gufugenga ekiro, era byawulenga obutangaavu n'ekizikiza. Katonda n'alaba ng'ekyo kirungi. **19** Ne buba akawungeezi, ate ne buba enkya. Olwo lwe lunaku olwokuna. **20** Katonda n'ayogera nti, "Amazzi galeete ebibinja by'ebiramu, n'ebinyonyi bibuukenga waggulu mu bbanga." **21** Bw'atyo Katonda n'akola ebitonde eby'omu nnyanja

ebinene ennyo, na buli kiramu eky'a buli ngeri eky'omu nnyanja, na buli kinyonyi ekibuuka. Katonda n'alaba nga ky'akoze kirungi. **22** Bw'atyo Katonda n'abiwa omukisa n'agamba nti, "Muzaale mwale, mujjuze amazzi g'ennyanja, n'ebinyonyi byale ku nsi." **23** Ne buba akawungeezi, ate ne buba enkya; olwo lwe lunaku olwokutaano. **24** Katonda n'ayogera nti, "Ensi ereete ebiramu ebya buli ngeri: ente, n'ebiyewalula, n'ensolo ez'omu nsiko eza buli ngeri." Bwe kityo bwe kyali. **25** Katonda n'atonda ensolo ez'oku nsi eza buli ngeri, n'ente eza buli ngeri, na buli ekyewalula ku ttaka eky'a buli ngeri. Katonda n'alaba nga ky'akoze kirungi. **26** Awo Katonda n'agamba nti, "Tukole omuntu mu kifaananyi kyaffe mu ngeri yaffe. Bafugenga ebyennyanja eby'omu nnyanja, n'ebinyonyi eby'omu bbanga, n'ensolo zonna, n'ensi yonna, era bafugenga na buli ekyewalulira ku nsi kyonna." **27** Bw'atyo Katonda n'atonda omuntu mu kifaananyi kye, mu kifaananyi kya Katonda mwe yamutondera; n'abatonda omusajja n'omukazi. **28** Katonda n'abawa omukisa, n'abagamba nti, "Mwale mujjuze ensi, mugifugenga. Mufugenga ebyennyanja ebiri mu nnyanja, n'ebinyonyi eby'omu bbanga na buli kiramu ekitambula ku nsi." **29** Awo Katonda n'agamba nti, "Laba mbawadde buli kimera eky'ensigo ekiri ku nsi na buli muti ogw'ensigo mu kibala kyagwo. Munaabiryanga. **30** Mbawadde na buli nsolo ey'oku nsi, na buli kinyonyi eky'omu bbanga na buli ekyewalula, na buli ekissa omukka mbiwa buli kimera, okuba emmere yaabyo." Bwe kityo bwe kyali. **31** Awo Katonda n'alaba byonna by'akoze nga birungi nnyo. Ne buba akawungeezi, ate ne buba enkya, olwo lwe lunaku olwomukaaga.

2 Bwe bityo eggulu n'ensi awamu ne byonna ebimiru ne biggwa okukolwa. **2** Ku lunaku olw'omusanvu Katonda yali amaze ebyo byonna bye yali akola; n'awummulira ku lunaku olwo ng'ava ku mirimu gye gyonna gye yakola. **3** Bw'atyo Katonda olunaku olw'omusanvu n'aluwa omukisa n'alutukuza; kubanga ku olwo Katonda kwe yawummulira emirimu gye yakola mu kutonda. **4** Ebyo bye bifa ku ggulu n'ensi nga bwe byatondebwa, Mukama Katonda we yamalira okutonda eggulu n'ensi. **5** Tewaaliwo muddo gwonna ku nsi wadde ekimera kyonna, kubanga Mukama Katonda yali tannatonyesa nkuba ku nsi era nga tewali muntu ow'okulima ettaka. **6**

Genesisy

1 Tamin' ny voalohany Andriamanitra nahary ny lanitra sy ny tany. **2** Ary ny tany dia tsy nisy endrika sady foana; ary aizina no tambonin' ny lalina. Ary ny fanahin' Andriamanitra nanomba tambonin' ny rano. **3** Ary Andriamanitra nanao hoe: Misia mazava; dia nisy mazava. **4** Ary hitan' Andriamanitra fa tsara ny mazava; ary nampisarahin' Andriamanitra ny mazava sy ny maizina. **5** Ary Andriamanitra nanao ny mazava hoe andro; ary ny maizina nataony hoe alina. Dia nisy hariva, ary nisy maraina, andro voalohany izany. **6** Ary Andriamanitra nanao hoe: Misa habakabaka eo anelanelan' ny rano; ary aoka hampisaraka ny rano amin' ny rano izy. **7** Ary Andriamanitra nanao ny habakabakaka ka nampisaraka ny rano ambanin' ny habakabaka tamin' ny rano ambonin' ny habakabaka; dia nisy izany. **8** Ary Andriamanitra nanao ny habakabaka hoe lanitra. Dia nisy hariva, ary nisy maraina, andro faharoa izany. **9** Ary Andriamanitra nanao hoe: Aoka hiangona ny rano eny ambanin' ny lanitra ho eo amin' ny fitoerana iray, ary aoka hiseho ny maina; dia nisy izany. **10** Ary Andriamanitra nanao ny maina hoe tany; ary ny rano tafangona nataony hoe ranomasina. Ary hitan' Andriamanitra fa tsara izany. **11** Ary Andriamanitra nanao hoe: Aoka ny tany haniry ahitra sy anana mamoa ary hazo fihinambo-boa izay mamoa, samy araka ny karazany avy, ka manam-boa ao aminy, eny ambonin' ny tany; dia nisy izany. **12** Ary ny tany naniry ahitra sy anana mamoa samy araka ny karazany avy, ary hazo mamoa izay manam-boa ao aminy, samy araka ny karazany avy. Ary hitan' Andriamanitra fa tsara izany. **13** Dia nisy hariva, ary nisy maraina, andro fahatelo izany. **14** Ary Andriamanitra nanao hoe: Misa fahazavana eny amin' ny habakabaky ny lanitra hampisaraka ny andro sy ny alina; ary aoka ho famantarana sy ho fotoana ary ho andro sy taona ireo. **15** Ary aoka ho fanazavana eny amin' ny habakabaky ny lanitra izy hanazava eny ambonin' ny tany; dia nisy izany. **16** Ary Andriamanitra nanao ny fanazavana roa lehibe, dia ny fanazavana lehibe ho mpanapaka ny andro ary ny fanazavana kely ho mpanapaka ny alina sy ny kintana. **17** Ary Andriamanitra nametraka azy teny amin' ny habakabaky ny lanitra hanazava eny ambonin' ny tany, **18** sy ho mpanapaka ny andro sy

ny alina, ary hampisaraka ny mazava sy ny maizina. Ary hitan' Andriamanitra fa tsara izany. **19** Dia nisy hariva, ary nisy maraina, andro fahefatra izany. **20** Ary Andriamanitra nanao hoe: Aoka ny rano ho be zava-manan' aina; ary aoka hisy vorona hanidina ambonin' ny tany eny amin' ny habakabaky ny lanitra. **21** Ary Andriamanitra nahary ny biby vaventy anaty rano sy ny zava-manan' aina mihetsiketsika rehetra, izay efa betsaka ao amin' ny rano, samy araka ny karazany avy, ary ny voro-manidina rehetra, samy araka ny karazany avy. Ary hitan' Andriamanitra fa tsara izany. **22** Ary Andriamanitra nitso-drano azy hoe: Maroa anaka sy mihabetsaha ary mamenoa ny rano ao amin' ny ranomasina; ary aoka ny vorona hihamaro eny ambonin' ny tany. **23** Dia nisy fa hariva, ary nisy maraina, andro fahadimy izany. **24** Ary Andriamanitra nanao hoe: Aoka ny tany hamoaka zava-manan' aina samy araka ny karazany avy, dia biby fiompy sy biby mandady sy mikisaka ary bibi-dia, samy araka ny karazany avy; dia nisy izany. **25** Ary Andriamanitra nanao ny bibi-dia, samy araka ny karazany avy, sy ny biby fiompy, samy araka ny karazany avy, ary ny biby rehetra izay mandady na mikisaka amin' ny tany, samy araka ny karazany avy. Ary hitan' Andriamanitra fa tsara izany. **26** Ary Andriamanitra nanao hoe: Andeha Isika hamorona olona tahaka ny endritsika, araka ny tarehintsika; ary aoka izy hanjaka amin' ny hazandrano ao amin' ny ranomasina sy ny voro-manidina sy ny biby fiompy sy ny tany rehetra ary ny biby rehetra izay mandady na mikisaka amin' ny tany. **27** Ary Andriamanitra nahary ny olona tahaka ny endriny; tahaka ny endrik' Andriamanitra no namoronany azy; lahy sy vavy no namoronany azy. **28** Ary Andriamanitra nitso-drano azy hoe: Maroa fara sy mihabetsaha ary mamenoa ny tany, ka mampanompoa azy; ary manjaka amin' ny hazandrano ao amin' ny ranomasina sy ny voro-manidina ary ny biby rehetra izay mihetsiketsika ambonin' ny tany. **29** Ary Andriamanitra nanao hoe: Indro, efa nomeko anareo ny anana manintsam-boa rehetra izay ambonin' ny tany rehetra ary ny hazo rehetra izay misy voa sady manintsam-boa; dia ho fihinana anareo ireny. **30** Ary ny amin' ny bibi-dia rehetra sy ny voro-manidina rehetra ary ny zava-manan' aina rehetra izay mandady na mikisaka amin' ny tany, dia efa nomeko azy ny zava-maitso rehetra

Genesisy

1 Tam-pifotorañ' aña, namboaren' Añahare o likerañeo naho ty tane toy, **2** ie amy zay tsy amam-bintañe naho kòake ty tane toy naho nimoromoroñe ty an-tarehe' i lalekey, vaho nihelahela ambone' o ranoo t'i Arofon' Añahare. **3** Hoe t'i Andrianañahare: Ampiloneahan-kazavàñe; le nisodehan-kazavàñe. **4** Nivazohon' Añahare i hazavañey te nisoa, le navahen' Añahare amy ieñey i hazavàñey, **5** nataon' Añahare ty hoe Andro i hazavàñey vaho nanoe'e ty hoe Haleñe i ieñey. I haleñey vaho i antoandroy—ty andro valoha'e. **6** Le hoe t'i Andrianañahare: Ampiboahan-dañelañe añaivo' o ranoo hisitaha' ty rano ami'ty rano. **7** Aa le namboaren' Añahare i lañelañey vaho navì'e amy rano ambone' i lañelañey ty rano ambane' i lañelañey. Le izay ty ie. **8** Nataon' Añahare ty hoe likerañe i lañelañey. I haleñey vaho i antoandroy—ty andro faharoe. **9** Le hoe t'i Andrianañahare: Hatontoñe antoetse raïke o rano ambane' i likerañeio hiboaha' ty tane maïke. Le iizay ty ie. **10** Nataon' Añahare ty hoe Tane i maïkey, naho ty hoe Riake o rano nifanontoñeo, le nivazohon' Añahare te soa. **11** Aa le hoe t'i Andrianañahare: Ampitiriañ' ahetsè i taney, rongoñe mamoa voa naho hatae mamoa voa rekets' àta'e ty amy karaza'ey. Le izay ty ie. **12** Aa le nitirian' ahetsè ty tane toy, rongoñe mamoa voa ty amy karaza'ey, vaho hatae mamoa voa rekets' àta'e, ty amy karaza'ey. Le nivazohon' Añahare te soa. **13** I haleñey vaho i antoandroy—ty andro fahatelo. **14** Le hoe t'i Andrianañahare: Ampiboahene failo i lañelañen-dikerañey hañavake ty antoandro ami'ty haleñe ho vintañe naho famotoañañe naho andro vaho taoñe; **15** ho jiro amy lañelañen-dikerañey hañilo ty tane toy. Le iizay ty ie. **16** Le namboaren' Añahare ty jiro roe jabajaba—hifehe ty andro ty jiro bey naho hifehe ty haleñe ty jiro zai'e—vaho o vasiañeo. **17** Aa le napon' Añahare amy lañelañen-dikerañey iereo hañilo ty tane toy **18** hamehe ty andro naho ty haleñe vaho hañavake i ieñey amy hazavàñey. Nivazohon' Añahare te soa. **19** I haleñey vaho

i antoandroy—ty andro fah' efatse. **20** Le hoe t'i Andrianañahare: Ampifamorohoteñe raha veloñe hangetsetsetse o ranoo, naho ampitiliñem-boroñe ty ambone' tane toy antarehe' i lañelañen-dindlì'ey. **21** Le namboaren' Añahare o fañanen-driakeo naho ze hene raha veloñe mihetsetse, mifamorohotse amo ranoo, ty amy karaza'ey, naho ze hene voroñe reketse elatse ty amy karaza'ey. Le nivazohon' Añahare te soa. **22** Nitatan' Añahare iereo ami' ty hoe: Manaranàha le mangetsetsetseha, atsafo o ranon-driakeo, vaho ampangorokitsiheñe voroñe ty an-tane atoy. **23** I haleñey vaho i antoandroy —ty andro faha-lime. **24** Le hoe t'i Andrianañahare: Hampanaranàheñe an-tane atoy ze raha veloñe iaby ty amy karaza'ey: o hareo, naho o raha milalio naho ze hene bibi' ty tane toy, ty amo karaza'eo. Vaho iizay ty ie. **25** Le namboaren' Añahare o bibi' ty tane toio amo karaza'eo, naho ze karazan' añaombe iaby vaho ze hene karaza-biby misitsitse an-tane atoy. Le nivazohon' Añahare te soa. **26** Le hoe t'i Andrianañahare: Antao hamboatse ondaty hambam-bintañ' aman-tikañe, hifañoronkoroñe aman-tika, hifehe o fian-driakeo naho o vorontiokeo naho o bibio naho ty tane toy iaby vaho ze biby misitsitse an-tane atoy. **27** Aa le namboaren' Añahare mirai-bintañe ama'e t'indaty, hambam-bintañe aman' Añahare ty namboare'e aze, lahilahy naho ampela ty ni tsene'e iereo. **28** Nitataen' Añahare iereo, le hoe t'i Andrianañahare ama'e: Manaranàha le mangetsetsetseha naho atsefo ty tane toy vaho feleho; le feheo o fian-driakeo naho o vorontiokeo vaho ze biby misitsitse an-tane atoy. **29** Le hoe t'i Andrianañahare, Heheke te natoloko anahareo ze hene ahetsè mamoa ambone' ty tane toy, naho ze fonga hatae mamoa rekets' àta'e ty am-po'e ao, ho fikama'areo. **30** Aa ty amo hene bibi' ty tane toio naho ze fonga voron-tioke vaho ze raha misitsitse an-tane atoy, ze kila raha veloñe, le nimeako ze hene ahets'antsetra ho haneñe. Le izay ty ie. **31** Nivazohon' Añahare o raha namboare'e iabio le hehe te soa. I haleñey vaho i antoandroy—ty andro fah' eneñe.

ഉല്ലത്തി

1 ആദിയിൽ ദൈവം ആകാശവും ഭൂമിയും സൃഷ്ടിച്ചു. 2 ഭൂമി രൂപരഹിതവും ശൂന്യവുമായിരുന്നു; വെള്ളം നിറഞ്ഞ ഭൂതലത്തിന്മേൽ അന്ധകാരം വ്യാപിച്ചിരുന്നു. ദൈവത്തിന്റെ ആത്മാവ് വെള്ളത്തിനുമീതേ വ്യാപരിച്ചുകൊണ്ടിരുന്നു. 3 “പ്രകാശം ഉണ്ടാകട്ടെ,” ദൈവം അരുളിച്ചെയ്തു; പ്രകാശം ഉണ്ടായി. 4 പ്രകാശം നല്ലത് എന്നു ദൈവം കണ്ടു; അവിടന്നു പ്രകാശവും അന്ധകാരവുംതമ്മിൽ വേർതിരിച്ചു; 5 ദൈവം പ്രകാശത്തെ “പകൽ” എന്നും അന്ധകാരത്തെ “രാത്രി” എന്നും വിളിച്ചു. സന്ധ്യകഴിഞ്ഞു, ഉഷസ്സുമായി—ഒന്നാംദിവസം. 6 “വെള്ളങ്ങളുടെ മധ്യേ ഒരു വിതാനം ഉണ്ടാകട്ടെ,” ദൈവം അരുളിച്ചെയ്തു; “വെള്ളവും വെള്ളവുംതമ്മിൽ വേർപിരിയട്ടെ” എന്നും കൽപ്പിച്ചു. 7 അങ്ങനെ ദൈവം ഒരു വിതാനം ഉണ്ടാക്കി, വിതാനത്തിനു താഴെയുള്ള വെള്ളവും മുകളിലുള്ള വെള്ളവുംതമ്മിൽ വേർതിരിയട്ടെ എന്നു കൽപ്പിച്ചു; അത് അങ്ങനെതന്നെ സംഭവിച്ചു. 8 വിതാനത്തെ ദൈവം “ആകാശം” എന്നു വിളിച്ചു. സന്ധ്യകഴിഞ്ഞു, ഉഷസ്സുമായി—രണ്ടാംദിവസം. 9 “ആകാശത്തിനുതാഴെയുള്ള വെള്ളം ഒരു സ്ഥലത്തു കൂടിച്ചേർന്ന് ഉണങ്ങിയ നിലം ഉണ്ടാകട്ടെ,” ദൈവം അരുളിച്ചെയ്തു; അങ്ങനെ സംഭവിച്ചു. 10 ഉണങ്ങിയ നിലത്തിനു ദൈവം “കര” എന്നും വെള്ളത്തിന്റെ ശേഖരത്തിനു “സമുദ്രം” എന്നും പേരുവിളിച്ചു; നല്ലത് എന്നു ദൈവം കണ്ടു. 11 “ഭൂമിയിൽ സസ്യജാലങ്ങൾ മുളയ്ക്കട്ടെ: ഭൂമിയിൽനിന്ന് വിത്തുള്ള സസ്യങ്ങളും അതതുതരം വിത്തുള്ള ഫലം കായ്ക്കുന്ന വൃക്ഷങ്ങളും മുളച്ചുവരട്ടെ,” ദൈവം അരുളിച്ചെയ്തു; അങ്ങനെ സംഭവിച്ചു. 12 ഭൂമി അതതുതരം വിത്തുള്ള സസ്യജാലങ്ങളും അതതുതരം വിത്തുള്ള ഫലം കായ്ക്കുന്ന വൃക്ഷങ്ങളും മുളപ്പിച്ചു. നല്ലത് എന്നു ദൈവം കണ്ടു. 13 സന്ധ്യകഴിഞ്ഞു, ഉഷസ്സുമായി—മൂന്നാംദിവസം. 14 “പകലും രാത്രിയുംതമ്മിൽ വേർതിരിക്കാൻ ആകാശവിതാനത്തിൽ പ്രകാശങ്ങൾ ഉണ്ടാകട്ടെ; ജ്വരങ്ങൾ, ദിവസങ്ങൾ, സംവത്സരങ്ങൾ എന്നിവയെ തിരിച്ചറിയാനുള്ള ചിഹ്നങ്ങളായി ആ പ്രകാശങ്ങൾ മാറട്ടെ; 15 ഭൂമിയെ പ്രകാശിപ്പിക്കാൻ ആകാശവിതാനത്തിൽ അവ പ്രകാശസ്രോതസ്സുകളായിരിക്കട്ടെ,” ദൈവം കൽപ്പിച്ചു; അങ്ങനെ സംഭവിച്ചു. 16 പകലിന്റെ അധിപതിയായി വലുപ്പം കൂടിയ പ്രകാശവും രാത്രിയുടെ അധിപതിയായി വലുപ്പം കുറഞ്ഞ പ്രകാശവും—ഇങ്ങനെ രണ്ടു വലിയ പ്രകാശത്തെ ദൈവം ഉണ്ടാക്കി. അവിടന്നു നക്ഷത്രങ്ങളെയും സൃഷ്ടിച്ചു. 17 ദൈവം ആകാശവിതാനത്തിൽ ഈ പ്രകാശങ്ങളെ സ്ഥാപിച്ചത് ഭൂമിയെ പ്രകാശിപ്പിക്കാനും പകലിന്റെയും രാത്രിയുടെയും അധിപതികളായിരിക്കാനും പ്രകാശവും ഇരുളുംതമ്മിൽ വേർതിരിക്കാനുമായിരുന്നു. നല്ലത് എന്നു ദൈവം കണ്ടു. 18 സന്ധ്യകഴിഞ്ഞു, ഉഷസ്സുമായി—നാലാംദിവസം. 20 “ജലത്തിൽ ജീവജന്തുക്കൾ പെരുകട്ടെ എന്നും ഭൂമിക്കുമീതേ ആകാശവിതാനത്തിൽ പക്ഷികൾ പറക്കട്ടെ,” എന്നും ദൈവം അരുളിച്ചെയ്തു. 21 അങ്ങനെ ദൈവം വലിയ സമുദ്രജീവികളെയും വെള്ളത്തിൽ കൂട്ടമായി ജീവിക്കുകയും സഞ്ചരിക്കുകയും ചെയ്യുന്ന അതതുതരം ജന്തുക്കളെയും സൃഷ്ടിച്ചു, കൂടാതെ അതതുതരം പക്ഷികളെയും സൃഷ്ടിച്ചു; നല്ലത് എന്നു ദൈവം കണ്ടു. 22 ദൈവം അവയെ അനുഗ്രഹിച്ചുകൊണ്ട്, “നിങ്ങൾ വർധിച്ചു പെരുകി സമുദ്രജലത്തിൽ നിറയട്ടെ; ഭൂമിയിൽ പക്ഷികളും വർധിച്ചുവരട്ടെ,” എന്നും കൽപ്പിച്ചു. 23 സന്ധ്യകഴിഞ്ഞു,

Kenehi

1 He mea hanga na te atua i te timatanga te rangi me te whenua. **2** A kahore he ahua o te whenua, i takoto kau; he pouri ano a runga i te mata o te hohonu. Na ka whakapaho te Wairua o te Atua i runga i te kare o nga wai. **3** A ka ki te Atua, Kia marama: na ka marama. **4** A ka kite te Atua i te marama, he pai: a ka wehea e te Atua te marama i te pouri. **5** Na ka huaina e te Atua te marama ko te Awatea, a ko te pouri i huaina e ia ko te Po. A ko te ahiahi, ko te ata, he ra kotahi. **6** Na ka mea te Atua, Kia whai kikorangi a waenganui o nga wai, hei wehe i waenganui o nga wai. **7** Na ka hanga e te Atua te kikorangi, ka wehea e ia nga wai i raro o te kikorangi i nga wai o runga o te kikorangi: a ka oti. **8** Na ka huaina te kikorangi e te Atua ko te Rangī. A ko te ahiahi, ko te ata, he ra tuarua. **9** Na ka mea te Atua, Kia huihuia nga wai i raro i te rangi kia kotahi te wahi, a kia puta te tuawhenua: a ka oti. **10** Na ka huaina e te Atua te tuawhenua ko te Whenua; a ko te huihuinga o nga wai i huaina e ia ko nga Moana: a ka kite te Atua, he pai. **11** Na ka mea te Atua, Kia pihī ake te tarutaru i te whenua, te otaota whai purapura, me te rakau hua, ki runga ki te whenua, e hua ana ona hua, he mea rite tonu ki a ia, kei roto nei i a ia ona purapura: a ka oti. **12** Na ka whakaputaina e te whenua te tarutaru, te otaota hoki e hua ana ona hua he mea rite tonu ki a ia, me te rakau whai hua, kei roto nei i a ia ona purapura he mea rite tonu ki a ia: a ka kite te Atua, he pai. **13** A ko te ahiahi, ko te ata, he ra tuatoru. **14** Na ka mea te Atua, Kia whai mea whakamarama te kiko o te rangi, hei wehe i te awatea, i te po; hei tohu ano aua mea, hei taima, hei ra, hei tau: **15** Hei whakamarama aua mea i te kiko o te rangi, hei whakamarama i te whenua: a ka oti. **16** Na ka hanga e te Atua nga mea whakamarama nui e rua; ko te whakamarama nui hei tohutohu mo te awatea, ko te whakamarama tuaiti hei tohutohu mo te po: i hanga ano hoki e ia nga whetu. **17** A whakanohoia ana aua mea e te Atua ki te kiko o te rangi, hei whakamarama mo te whenua, **18** Hei tohutohu i te awatea, i te po, hei wehe hoki i te marama, i te pouri: a ka kite te Atua, he pai. **19** A ko te ahiahi, ko te ata, he ra tuawha. **20** Na ka mea te Atua, Kia ngahue ake i roto i nga wai te mea

ora e ngoki ana, kia rere ano hoki te manu i runga ake i te whenua i te mata o te kiko o te rangi. **21** Na ka hanga e te Atua nga tohoro nunui, me nga mea ora katoa, nga mea ngokingoki i ngahue ake nei i roto i nga wai, o ia ahua, o ia ahua, me nga manu whai parirau katoa, o ia ahau, o ia ahua: a ka kite te Atua, he pai. **22** Na ka manaaki te Atua i a ratou, ka mea, Kia hua koutou, kia tini, kia kapi hoki nga wai o nga moana i a koutou, kia tini ano hoki nga manu ki runga ki te whenua. **23** A ko te ahiahi, ko te ata, he ra tuarima. **24** Na ka mea te Atua, Kia whakaputaina e te whenua te mea ora o ia ahua, o ia ahua, te kararehe me te mea ngokingoki me te kirehe o te whenua o ia ahua, o ia ahua: a ka oti. **25** Na ka hanga e te Atua te kirehe o te whenua o ia ahua, o ia ahua, me te kararehe o ia ahua, o ia ahua, me nga mea ngokingoki katoa o te whenua o ia ahua, o ia ahua: a ka kite te Atua he pai. **26** Na ka mea te Atua, Kia hanga tatou i te tangata kia rite ki a tatou, hei to tatou ano te ahua: a kia waiho ko ratou hei rangatira mo nga ika o te moana, mo te manu o te rangi, mo nga kararehe hoki, mo te whenua katoa, mo nga mea ngokingoki katoa ano hoki e ngokingoki ana i runga i te whenua. **27** Na ka hanga e te Atua te tangata rite tonu ki a ia; i hanga ia e ia kia rite ki te Atua; i hanga raua he tane, he wahine. **28** Na ka manaakitia raua e te Atua, a ka mea te Atua ki a raua, Kia hua, kia tini, kia kapi hoki te whenua i a korua, kia mate hoki ona tara i a korua: ko korua hei rangatira mo te ika o te moana, mo te manu hoki o te rangi, mo nga mea ora katoa an o hoki e ngokingoki ana i runga i te whenua. **29** A ka mea te Atua, Na, kua oti te hoatu e ahau ki a korua nga otaota katoa e whai purapura ana i runga i te mata o te whenua katoa, me te rakau katoa, he hua rakau tona e whai purapura ana; hei kai ena ma korua: **30** A kua hoatu ano e ahau nga otaota matomato katoa hei kai ma nga kararehe katoa o te whenua, ma nga manu katoa o te rangi, ma nga mea katoa hoki e ngokingoki ana i runga i te whenua kei roto nei i a ratou he wairua ora: a ka oti. **31** A ka kite te Atua i nga mea katoa kua hanga nei e ia, na, pai whakaharahara. A ko te ahiahi, ko te ata, ko te ra tuaono.

2 Na ka oti te rangi me te whenua me o reira mano katoa. **2** A no te whitu o nga ra i oti ai i te Atua tana mahi i mahi ai; na ka okioki ia i te ra whitu i ana

उत्पत्ति

१ प्रारंभी देवाने आकाश व पृथ्वी ही निर्माण केली. २ पृथ्वी अंदाधुंद व रिकामी होती. जलाशयावर अंधकार होता, देवाचा आत्मा पाण्यावर पाखर घालत होता. ३ देव बोलला, “प्रकाश होवो” आणि प्रकाश झाला. ४ देवाने प्रकाश पाहिला की तो चांगला आहे. देवाने अंधकारापासून प्रकाश वेगळा केला. ५ देवाने प्रकाशाला “दिवस” व अंधकाराला “रात्र” असे नाव दिले. संध्याकाळ झाली व सकाळ झाली, हा पहिला दिवस. ६ देव बोलला, “जलांच्या मध्यभागी अंतराळ होवो व ते जलापासून जलांची विभागणी करो.” ७ देवाने अंतराळ केले आणि अंतराळावरच्या व अंतराळाखालच्या जलांची विभागणी केली व तसे झाले. ८ देवाने अंतराळास आकाश असे म्हटले. संध्याकाळ झाली व सकाळ झाली, हा दुसरा दिवस. ९ नंतर देव बोलला, “आकाशाखालील पाणी एकाजमी एकत्र जमा होवो व कोरडी जमीन दिसून येवो,” आणि तसे झाले. १० देवाने कोरड्या जमिनीस भूमी आणि एकत्र झालेल्या पाण्याच्या संचयास समुद्र असे म्हटले. त्याने पाहिले की हे चांगले आहे. ११ देव बोलला, “हिरवळ, बीज देणाऱ्या वनस्पती, आणि आपापल्या जातीप्रमाणे, ज्यात त्याचे बीज आहे अशी फळे देणारी फळझाडे, ही पृथ्वीवर येवोत.” आणि तसेच झाले. १२ पृथ्वीने हिरवळ, आपापल्या जातीचे बीज देणाऱ्या वनस्पती आणि आपापल्या जातीची फळे देणारी व त्या फळातच आपापल्या जातीचे बीज असणारी फळझाडे भूमीने उत्पन्न केली. देवाने पाहिले की हे चांगले आहे. १३ संध्याकाळ झाली व सकाळ झाली, हा तिसरा दिवस. १४ मग देव बोलला, “दिवस व रात्र ही वेगळी करण्यासाठी आकाशात ज्योति होवोत व त्या चिन्हे, ऋतू, दिवस, आणि वर्षे दाखविण्याऱ्या होवोत. १५ पृथ्वीला प्रकाश देण्यासाठी आकाशात त्या दीपाप्रमाणे होवोत,” आणि तसे झाले. १६ दिवसावर सत्ता चालविण्यासाठी मोठी ज्योत आणि रात्रीवर सत्ता चालविण्यासाठी लहान ज्योत, अशा दोन मोठ्या ज्योती देवाने निर्माण केल्या. त्याने तारेही निर्माण केले. १७ पृथ्वीवर प्रकाश देण्यासाठी, १८ दिवसावर व रात्रीवर सत्ता चालविण्यासाठी, प्रकाश व अंधकार वेगळे करण्यासाठी देवाने त्यांना अंतराळात ठेवले. देवाने पाहिले की हे चांगले आहे. १९ संध्याकाळ झाली व सकाळ झाली. हा चौथा दिवस. २० देव बोलला, “जले जीवजंतूनी भरून जावोत, आणि पृथ्वीच्या वर आकाशाच्या अंतराळात पक्षी उडोत.” २१ समुद्रातील फार मोठे जलचर व अनेक प्रकारचे जलप्राणी त्यांच्या त्यांच्या जातीप्रमाणे देवाने उत्पन्न केले. तसेच पंख असलेल्या प्रत्येक पक्षाला त्याच्या जातीप्रमाणे देवाने उत्पन्न केले. देवाने पाहिले की हे चांगले आहे. २२ देवाने त्यांना आशीर्वाद देऊन म्हटले, “फलद्रूप

व्हा आणि बहुगुणित व्हा, समुद्रातील पाणी व्यापून टाका. पृथ्वीवर पक्षी बहुगुणित होवोत.” २३ संध्याकाळ झाली व सकाळ झाली हा पाचवा दिवस. २४ देव बोलला, “आपापल्या जातीचे सजीव प्राणी, गुरेढोरे, सरपटणारे प्राणी व वनपशू पृथ्वी उपजवो.” आणि तसे झाले. २५ देवाने पृथ्वीवरील जनावरे, गुरेढोरे, वनपशू, आणि सरपटणारा प्रत्येक जीव त्याच्या त्याच्या जाती प्रमाणे निर्माण केला. देवाने पाहिले की हे चांगले आहे. २६ देव बोलला, “आपण आपल्या प्रतिरूपाचा आपल्या सारखा मनुष्य निर्माण करू. समुद्रातील मासे, आकाशातील पक्षी, सर्व वनपशू, मोठी जनावरे व जमिनीवर सरपटणारे सर्व लहान प्राणी यांच्यावर त्यांना सत्ता चालवू देऊ.” २७ देवाने आपल्या प्रतिरूपाचा मनुष्य निर्माण केला. त्याच्या स्वतःच्या प्रतिरूपाचा असा देवाने तो निर्माण केला. नर व नारी असे त्यांना निर्माण केले. २८ देवाने त्यांना आशीर्वाद दिला, आणि त्यांना म्हटले, “फलद्रूप व्हा, बहुगुणित व्हा आणि पृथ्वी व्यापून टाका. ती आपल्या सत्तेखाली आणा; समुद्रातील मासे, आकाशातील पक्षी आणि पृथ्वीवर फिरणारा प्रत्येक सजीव प्राणी यांवर सत्ता चालवा.” २९ देव म्हणाला, पाहा, सर्व पृथ्वीच्या पृष्ठभागावर असलेली बीज देणारी प्रत्येक वनस्पती आणि ज्यामध्ये बीज देणाऱ्या झाडाचे फळ आहे ते प्रत्येक झाड, ही मी तुम्हास दिली आहेत. ही तुम्हाकरिता अन्न असे होतील. ३० तसेच पृथ्वीवरील प्रत्येक पशू, आकाशातील प्रत्येक पक्षी आणि पृथ्वीच्या पाठीवर ज्यामध्ये जीव आहे त्या प्रत्येक सरपटणाऱ्या प्राण्याकरता अन्न म्हणून मी प्रत्येक हिरवी वनस्पती दिली आहे. आणि सर्व तसे झाले. ३१ देवाने आपण जे केले होते ते सर्व पाहिले. पाहा, ते फार चांगले होते. संध्याकाळ झाली व नंतर सकाळ झाली, हा सहावा दिवस.

२ त्यानंतर पृथ्वी, आकाश आणि त्यातील सर्वकाही पूर्ण करून झाले, आणि सर्वकाही जिवंत जिवानां भरून गेले. २ देवाने सातव्या दिवशी आपण करीत असलेले काम समाप्त केले, आणि जे त्याने केले होते त्या त्याच्या कामापासून त्याने सातव्या दिवशी विसावा घेतला. ३ देवाने सातव्या दिवसास आशीर्वाद दिला आणि तो पवित्र केला, कारण देवाने त्याचे निर्मितीचे जे सर्व काम केले होते त्या आपल्या कामापासून त्या दिवशी त्याने विसावा घेतला. ४ परमेश्वर देवाने ज्या दिवशी ते निर्माण केले, तेव्हाचा आकाश व पृथ्वीसंबंधीच्या घटनाक्रमविषयीचा वृत्तान्त हा आहे. ५ शेतातील कोणतेही झुडूप अजून पृथ्वीवर नव्हते, आणि शेतातील कोणतीही वनस्पती अजून उगवली नव्हती, कारण परमेश्वर देवाने अद्याप पृथ्वीवर पाऊस पाडला नव्हता आणि जमिनीची मशागत करण्यास कोणी मनुष्य नव्हता. ६ पण पृथ्वीवरून धुके वर जात असे व त्याने सर्व जमिनीचा

ကမ္ဘာဦး

၁ ဘုရားသခင်သည်စကြဝဠာကိုဖန်ဆင်း တော်မူသောအခါ- ၂ ကမ္ဘာမြေကြီးသည်အသွင်သဏ္ဍန်ဟူ၍မရှိ၊ လဟာသက်သက်ဖြစ်၏။ သမုဒ္ဒရာရေပြင်ကြီးကိုမောင်းအတိဖုံး၍ရေပြင်ပေါ်၌ ဘုရားသခင်၏တန်ခိုးတော် လှုပ်ရှားလျက်ရှိ၏။- ၃ ဘုရားသခင်က“အလင်းရောင်ပေါ်စေ” ဟု အမိန့်တော်ချမှတ်သောအခါ အလင်းရောင် ထွက်ပေါ်လာ၏။- ၄ ဘုရားသခင်သည်အလင်းရောင်ကိုရှုမြင်၍ နှစ်သက်တော်မူ၏။ ထို့နောက်အလင်းနှင့် အမှောင်ကိုပိုင်းခြားလျက်- ၅ အလင်းကို “နေ” ဟူ၍လည်းကောင်း၊ အမှောင် ကို “ညဉ့်” ဟူ၍လည်းကောင်းခေါ်တွင်စေတော် မူ၏။ ညဉ့်မှန်နက်အထိပထမနေ့ရက် ဖြစ်လေ၏။ ၆ ထိုနောက်ဘုရားသခင်က “ရေရေချင်းနှစ်ပိုင်း ခွဲခြားတည်ရှိစေရန် မိုးမျက်နှာကြက်ဖြစ်ပေါ်စေ” ဟုအမိန့်တော်မူသည့်အတိုင်းဖြစ်ပေါ်လာ၏။ ဘုရားသခင်သည်ထိုသို့မိုးမျက်နှာကြက် ကိုဖြစ်ပေါ်စေ၍ မိုးမျက်နှာကြက်ရှိရေနှင့် အောက်ရှိရေကိုပိုင်းခြားတော်မူ၏။- ၈ မိုးမျက်နှာကြက်ကို “မိုးကောင်းကင်” ဟုခေါ် တွင်စေတော်မူ၏။ ညဉ့်မှန်နက်အထိဒုတိယ နေ့ရက်ဖြစ်လေ၏။ ၉ တစ်ဖန်ဘုရားသခင်က “မိုးကောင်းကင်အောက် တွင်ကုန်းပေါ်လာရန် တစ်နေရာတည်း၌ရေစု ဝေးစေ” ဟုအမိန့်ပေးသည့်အတိုင်းကုန်းပေါ် လာ၏။- ၁၀ ကုန်းကို “မြေကြီး” ဟူ၍လည်းကောင်း၊ စုဝေး လျက်ရှိသောရေကို “ပင်လယ်” ဟူ၍လည်းကောင်း ခေါ်တွင်စေတော်မူ၏။ ဘုရားသခင်သည် ထို အမှုအရာကိုရှုမြင်၍နှစ်သက်တော်မူ၏။- ၁၁ ထိုနောက် “ကောက်ပဲသီးနှံနှင့်သစ်သီးပင်အမျိုး မျိုးကိုမြေကြီးမှပေါက်စေ” ဟုအမိန့်ပေး သည့်အတိုင်းပေါက်လာကြ၏။- ၁၂ သို့ ဖြစ်၍မြေကြီးမှ အပင်အမျိုးမျိုးပေါက် လာကြ၏။ ဘုရားသခင်သည် ထိုအမှုအရာ ကိုရှုမြင်၍နှစ်သက်တော်မူ၏။- ၁၃ ညဉ့်မှန်နက်အထိတတိယနေ့ရက်ဖြစ် လေ၏။ ၁၄ တစ်ဖန်ဘုရားသခင်က “နေနှင့်ညဉ့်ကို ခွဲခြားရန်နှင့်နေ့ရက်၊ နှစ် ပွဲတော်ရက် ၁၅ ထိုအလင်းဗိမာန်တို့သည်မိုးကောင်းကင်မှာ အလင်းရောင်ထွန်းသဖြင့် မြေကြီးပေါ်တွင် အလင်းရစေ” ဟုအမိန့်ပေးသည့်အတိုင်း ဖြစ်ပေါ်လာ၏။- ၁၆ သို့ ဖြစ်၍နေ့ကြီးစိုးရန်နေ့ဗိမာန်နှင့်ည ကြီးစိုးရန် လဗိမာန်နှင့်ကြယ်များကို ဖန်ဆင်းတော်မူ၏။- ၁၇ ဘုရားသခင်သည်မြေကြီးပေါ်မှာအလင်းရ စေရန်နှင့်- ၁၈ နေနှင့်ညကြီးစိုး၍အလင်းနှင့်အမှောင်ကို ခွဲခြားစေရန် မိုးကောင်းကင်တွင်အလင်းဗိမာန် များကိုတည်ရှိစေတော်မူ၏။ ဘုရားသခင် သည်ထိုအမှုအရာကိုရှုမြင်၍နှစ်သက် တော်မူ၏။- ၁၉ ညဉ့်မှန်နက်အထိစတုတ္ထနေ့ရက်ဖြစ်လေ၏။ ၂၀ တစ်ဖန်ဘုရားသခင်က “ရေထဲ၌သက်ရှိသတ္တဝါအမျိုးမျိုးဖြစ်ပွားစေ၊ လေထဲ၌လည်းငှက် များပျံဝေ” ဟုအမိန့်ပေးသည့်အတိုင်းရေ သတ္တဝါနှင့်ငှက်သတ္တဝါများဖြစ်ပွားလာ ကြ၏။- ၂၁ သို့ ဖြစ်၍ဘုရားသခင်သည်ပင်လယ်ငါးသတ္တဝါကြီးများအစရှိသောရေသတ္တဝါအမျိုး မျိုး၊ ငှက်အမျိုးမျိုးတို့ကိုဖန်ဆင်းတော်မူ၏။ ဘုရားသခင်သည် ထိုအမှုအရာကိုရှုမြင် ၍နှစ်သက်တော်မူ၏။- ၂၂ “ရေသတ္တဝါတို့သည်ပင်လယ်ထဲ၌မြောက်မြား စွာပေါက်ပွားကြစေ၊ ငှက်တို့သည်လည်းတိုးပွား ကြစေ” ဟုဘုရားသခင်အမိန့်ပေး၍ထို သတ္တဝါတို့အား ကောင်းချီးပေးတော်မူ၏။- ၂၃ ညဉ့်မှန်နက်အထိပဉ္စမနေ့ရက်ဖြစ်လေ၏။ ၂၄ တစ်ဖန်ဘုရားသခင်က “ကမ္ဘာမြေကြီးပေါ် တွင် တိရစ္ဆာန်အယဉ်နှင့်တိရစ္ဆာန်အရိုင်းအကြီး အငယ်အမျိုးမျိုးဖြစ်ပွားကြစေ” ဟုအမိန့် ပေးသည့်အတိုင်းဖြစ်ပွားလာကြ၏။- ၂၅ ဘုရားသခင်သည်တိရစ္ဆာန်အမျိုးမျိုးတို့ကို ထိုကဲ့သို့ဖန်ဆင်းတော်မူ၏။ ဘုရားသခင် သည် ထိုအမှုအရာကိုရှုမြင်၍နှစ်သက် တော်မူ၏။ ၂၆ ထိုနောက်ဘုရားသခင်က “ငါတို့သည် ငါတို့ ၏ပုံသဏ္ဍာန်နှင့်တူသောလူသတ္တဝါတို့ကို ဖန်ဆင်းကြကုန်အံ့။ သူတို့အားရေသတ္တဝါ၊ ငှက်သတ္တဝါနှင့်တိရစ္ဆာန်အယဉ်အရိုင်းအကြီး အငယ်တို့ကိုအစိုးရစေမည်” ဟုအမိန့်တော် မူ၏။- ၂၇ သို့ ဖြစ်၍ဘုရားသခင်သည် မိမိနှင့်ပုံ သဏ္ဍာန်တူသောလူယောကျာ်း၊ လူမိန်းမ ကိုဖန်ဆင်းတော်မူ၍- ၂၈ သူတို့ကိုကောင်းချီးပေးလျက် “သားသမီး များစွာမွေးဖွားကြလော့။ ကမ္ဘာမြေကြီး အရပ်ရပ်တို့တွင် သင်တို့၏အမျိုးစဉ်အမျိုး ဆက်နေထိုင်ကြလော့။ ကမ္ဘာမြေကြီးကိုလည်း စိုးပိုင်ကြလော့။ ရေသတ္တဝါ၊ ငှက်သတ္တဝါနှင့် တိရစ္ဆာန်ရိုင်းအမျိုးမျိုးတို့ကိုအုပ်စိုးကြ လော့” ဟုအမိန့်တော်မူ၏။- ၂၉ ဘုရားသခင်ကလည်း “ကောက်ပဲသီးနှံအမျိုး မျိုး၊ သစ်သီးအမျိုးမျိုးတို့ကိုသင်တို့စားသုံး ရန်ငါပေး၏။- ၃၀ တိရစ္ဆာန်အရိုင်းအမျိုးမျိုးနှင့်ငှက်အမျိုးမျိုး တို့စားရန်အတွက် အပင်အမျိုးမျိုးကိုငါ ပေး၏” ဟုအမိန့်တော်မူသည့်အတိုင်းဖြစ် လေ၏။- ၃၁ ဘုရားသခင်သည်ဖန်ဆင်းတော်မူခဲ့သမျှ တို့ကိုရှုမြင်၍ အလွန်နှစ်သက်တော်မူ၏။ ညဉ့်မှန်နက်အထိဆဋ္ဌမနေ့ရက် ဖြစ်လေ၏။

၂ ဘုရားသခင်သည်စကြဝဠာတစ်ခုလုံး ကို ဤသို့ဖန်ဆင်း၍ပြီးဆုံး၏။- ၂ ဆဋ္ဌမနေ့၌ဘုရားသခင်သည် မိမိဖန်ဆင်း ခြင်းအမှုအလုံးစုံပြီးစီး၍ သတ္တမနေ့၌ ရပ်နားတော်မူ၏။- ၃ ထိုသို့သတ္တမနေ့၌ဖန်ဆင်းခြင်းအမှုပြီး သဖြင့်ရပ်နားသောကြောင့် ဘုရားသခင်သည် ထိုနေ့ရက်ကိုကောင်းချီးပေး၍ အထူးနေ့ အဖြစ်သတ်မှတ်တော်မူ၏။- ၄ ဤနည်းအားဖြင့်စကြဝဠာကိုဖန်ဆင်း တော်မူ၏။ ထာဝရအရှင် ဘုရားသခင်သည်စကြဝဠာကို ဖန်ဆင်း တော်မူသောအခါ- ၅ မြေပေါ်သို့မိုးကိုရွာစေတော်မမူသေးသ ဖြင့်အပင်မပေါက်၊ အညှောက်လည်းမထွက် သေး၊ မြေကိုထွန်ယက်မည်သူလည်းမရှိသေး။- ၆ သို့ရာတွင်မြေအောက်မှရေထွက်သဖြင့်မြေ ကိုစိုစေ၏။ ၇ ထိုနောက်ထာဝရအရှင်ဘုရားသခင်သည် မြေဖြင့်လူကိုဖန်ဆင်းပြီးလျှင် လူ၏နာခေါင်း ထဲသို့စိဝံအသက်ကိုပျံသွင်းတော်မူရာ လူသည် အသက်ရှင်သောသတ္တဝါဖြစ်လာ ၏။ ၈ ထိုနောက်ထာဝရအရှင်ဘုရားသခင်သည် အရှေ့ဘက်ရှိဒေဝအရပ်၌ဥယျာဉ်ကိုတည် ပြီးလျှင် ဖန်ဆင်းတော်မူသောလူကိုထိုဥယျာဉ် တွင်နေစေတော်မူ၏။- ၉ ထိုဥယျာဉ်တွင်ရှုချင်ဖွယ်ကောင်း၍

UGenesisi

1 Ekuqaleni uNkulunkulu wadala amazulu lomhlaba. **2** Umhlaba wawungelasimo njalo ungelalutho, ubumnyama babengame phezu kolwandle njalo uMoya kaNkulunkulu wayehambahamba phezu kwamanzi. **3** Ngakho uNkulunkulu wasesithi, “Akubekhona ukukhanya,” lakanye kwabakhona ukukhanya. **4** UNkulunkulu wabona ukuthi ukukhanya kwakukuhle, wasesehlukanisa ukukhanya lobumnyama. **5** UNkulunkulu wabiza ukukhanya ngokuthi “yimini,” ubumnyama wabubiza ngokuthi “yibusuku.” Ngakho kwabakhona ukuhlwa lokusa, kwaba lusuku lwakuqala. **6** Njalo uNkulunkulu wathi, “Kakube lomkhandlu phakathi kwamanzi ukwehlukana amanzi kwamanye amanzi.” **7** Ngakho uNkulunkulu wehlukana amanzi angaphansi komkhandlu kulawo amanzi angaphezulu kwawo. Kwabanjalo. **8** UNkulunkulu wabiza umkhandlu lo ngokuthi “ngumkhathi.” Njalo kwabakhona ukuhlwa, kwabakhona njalo ukusa, usuku lwesibili. **9** Njalo uNkulunkulu wathi, “Kakuthi amanzi angaphansi komkhathi abuthane ndawonye njalo kakuvele umhlabathi owomileyo.” Ngakho kwabanjalo. **10** UNkulunkulu wabiza umhlaba owomileyo ngokuthi “ngumhlabathi,” lamanzi abutheneyo wathi “lulwandle.” Njalo uNkulunkulu wabona ukuthi kwakukuhle. **11** UNkulunkulu wasesithi, “Umhlabathi kawuthele izimila: imlimela ethela intanga lezihlahla emhlabathini ezithela izithelo ezilentanga phakathi, kusiya ngemihlobo yazo ehlukeneyo.” Kwabanjalo. **12** Umhlaba wathela izimila: izihlahla ezilentanga kusiya ngemihlobo yazo, lezihlahla ezithela izithelo ezilentanga phakathi kwazo kusiya ngemihlobo yazo. Njalo uNkulunkulu wabona ukuthi kwakukuhle. **13** Kwabakhona njalo ukuhlwa lokusa, usuku lwesithathu. **14** UNkulunkulu wasesithi, “Akube lezibane emkhandlwini womkhathi ukwehlukana imini lobusuku, njalo zibe luphawu lokubonisa izigaba zomnyaka, lezinsuku leminyaka, **15** njalo zibe yizibane emkhandlwini womkhathi

ukuletha ukukhanya emhlabeni.” Kwabanjalo. **16** UNkulunkulu wenza izibane ezimbili ezinkulu, isibane esikhulu ukubusa emini lesibane esincinyane ukubusa ebusuku. Wenza futhi lezinkanyezi. **17** UNkulunkulu wazibeka emkhandlwini womkhathi ukuletha ukukhanya emhlabeni, **18** ukubusa imini lobusuku, kanye lokwahlukanisa ukukhanya lobumnyama. Njalo uNkulunkulu wabona ukuthi kwakukuhle. **19** Njalo kwabakhona ukuhlwa lokusa, usuku lwesine. **20** Njalo uNkulunkulu wathi, “Akube lezidalwa eziphilayo emanzini, njalo akuthi izinyoni ziphapha ngaphezulu komhlaba zidabule emkhandlwini womkhathi.” **21** Yikho uNkulunkulu wadala izidalwa ezinkulu zolwandle layo yonke into ephilayo lehambayo lenyakazelayo emanzini, kusiya ngemihlobo yazo, lezinyoni zonke ezilamaphiko, ngemihlobo yazo. Njalo uNkulunkulu wabona ukuthi kwakukuhle. **22** UNkulunkulu wazibusisa wathi, “Zalanani lande ngobunengi ligcwalise amanzi olwandle, njalo akuthi lezinyoni lazo zande emhlabeni.” **23** Kwabakhona ukuhlwa, kwabakhona njalo lokusa, usuku lwesihlanu. **24** UNkulunkulu wabuya wathi, “Akuthi umhlaba uveze izidalwa eziphilayo kusiya ngemihlobo yazo: izinanakazana ezihuquzela emhlabathini, kanye lezinyamazana zeganga, yilezo kusiya ngemihlobo yazo.” Lakanye kwabanjalo. **25** UNkulunkulu wenza izinyamazana zeganga kusiya ngemihlobo yazo, izifuyo kusiya ngemihlobo yazo, njalo zonke izinanakazana ezihuquzela emhlabathini kusiya ngemihlobo yazo. Njalo uNkulunkulu wabona ukuthi kwakukuhle. **26** UNkulunkulu wasesithi, “Asenze umuntu ngesimo sethu langomfanekiso wethu ukuze abuse phezu kwentlanzi zolwandle lezinyoni zemkhathini, phezu kwezifuyo, phezu kwawo wonke umhlaba laphezu kwazo zonke izinanakazana ezihuquzela emhlabathini.” **27** Ngakho uNkulunkulu wadala umuntu ngomfanekiso wakhe, ngomfanekiso kaNkulunkulu wabadala, owesilisa lowesifazane. **28** UNkulunkulu wababusisa wathi kubo, “Zalanani lande ngobunengi; liwugcwalise umhlaba, liwubuse. Busani phezu kwentlanzi zolwandle lezinyoni zemkhathini laphezu

उत्पत्ति

1 आदिमा परमेश्वरले आकाशमण्डल र पृथ्वी सृष्टि गर्नुभयो । 2 पृथ्वी निराकार र शून्य थियो । समुद्रको सतहमाथि अन्धकार थियो । परमेश्वरका आत्मा सारा समुद्रमाथि परिभ्रमण गर्दै हुनुहुन्थ्यो । 3 परमेश्वरले भन्नुभयो, “उज्यालो होस्,” त्यहाँ उज्यालो भयो । 4 परमेश्वरले उज्यालोलार्इ हेर्नुभयो, र त्यो असल थियो । उहाँले उज्यालोलार्इ अन्धकारबाट छुट्ट्याउनुभयो । 5 परमेश्वरले उज्यालोलार्इ “दिन”, र अन्धकारलार्इ “रात” भन्नुभयो । साँझ पच्यो र बिहान भयो - पहिलो दिन । 6 परमेश्वरले भन्नुभयो, “पानीको बिचमा एउटा क्षेत्र होस्, र त्यसले पानीलार्इ दुई भागमा विभाजन गरोस् ।” 7 परमेश्वरले त्यो क्षेत्र बनाएर त्यसमुनि र माथिको पानीलार्इ विभाजन गर्नुभयो । तब त्यस्तै भयो । 8 परमेश्वरले त्यस क्षेत्रलार्इ “आकाश” भन्नुभयो । साँझ पच्यो र बिहान भयो - दोस्रो दिन । 9 परमेश्वरले भन्नुभयो, “आकाशमुनिको जम्मै पानी एक ठाउँमा जम्मा होस्, र ओभानो जमिन देखा परोस् ।” तब त्यस्तै भयो । 10 परमेश्वरले ओभानो जमिनलार्इ “पृथ्वी” भन्नुभयो, र जम्मा भएको पानीलार्इ “समुद्र” भन्नुभयो । उहाँले हेर्नुभयो, र त्यो असल थियो । 11 परमेश्वरले भन्नुभयो, “पृथ्वीले आ-आफ्नो प्रजातिअनुसारको वनस्पति, बिउ हुने बोट-बिरुवाहरू र फलभित्री बिउ हुने फल-फलाउने रुखहरू उमारोस् ।” तब त्यस्तै भयो । 12 पृथ्वीले वनस्पति, आ-आफ्नो प्रजातिअनुसारका बिउ हुने बोट-बिरुवाहरू र आफ्नै फलभिन्न बिउ हुने फल-फलाउने रुखहरू उमायो । परमेश्वरले हेर्नुभयो, र त्यो असल थियो । 13 साँझ पच्यो र बिहान भयो - तेस्रो दिन । 14 परमेश्वरले भन्नुभयो, “दिनलार्इ रातबाट अलग गर्नको निम्ति आकाशमा ज्योतिहरू होऊन् र तिनीहरू ऋतुहरू, दिनहरू र वर्षहरूका निम्ति चिन्हहरू होऊन् ।” 15 पृथ्वीमाथि उज्यालो दिनलार्इ ती आकाशमा ज्योतिहरू होऊन् ।” तब त्यस्तै भयो । 16 परमेश्वरले दुईवटा विशाल ज्योति बनाउनुभयो, ठुलो ज्योतिचाहिँ दिनमाथि प्रभुत्व गर्न, र सानोचाहिँ रातमाथि प्रभुत्व गर्न । उहाँले ताराहरू पनि बनाउनुभयो । 17 पृथ्वीमाथि उज्यालो दिन, दिन र रातमाथि प्रभुत्व गर्न, र उज्यालोलार्इ अन्धकारबाट अलग गर्न 18 परमेश्वरले ती आकाशमा राख्नुभयो । परमेश्वरले हेर्नुभयो, र त्यो असल थियो । 19 साँझ पच्यो र बिहान भयो - चौथो दिन । 20 परमेश्वरले भन्नुभयो, “पानी ठुलो सङ्ख्यामा जीवित प्राणीहरूले भरिऊन्, र पृथ्वीमाथि आकाशमा पक्षीहरू उडून् ।” 21 परमेश्वरले विशाल जलचरहरू, र आ-आफ्नो प्रजातिअनुसारको सबै जीवित प्राणी, चलहल गर्ने र पुरै पानीलार्इ भर्ने प्राणीहरू, र आ-आफ्नो प्रजातिअनुसारको पखेटा भएका सबै पक्षीहरूलार्इ सृष्टि गर्नुभयो । परमेश्वरले हेर्नुभयो,

र त्यो असल थियो । 22 परमेश्वरले तिनीहरूलार्इ यसो भनेर आशिष् दिनुभयो, “फल्दै-फुल्दै र वृद्धि हुँदै जाओ, र समुद्रमा भरिँदै जाओ । पृथ्वीमा पक्षीहरू वृद्धि होऊन् ।” 23 साँझ पच्यो र बिहान भयो - पाँचौँ दिन । 24 परमेश्वरले भन्नुभयो, “पृथ्वीले आ-आफ्नो प्रजातिअनुसारको जीवित प्राणीहरू, पाल्तु पशुहरू, घसने जन्तुहरू, र पृथ्वीका जङ्गली जनावरहरू उत्पन्न गरोस् ।” तब त्यस्तै भयो । 25 परमेश्वरले पृथ्वीका जङ्गली जनावरहरू, पाल्तु पशुहरू, जमिनमा घसने सबै जन्तुहरूलार्इ तिनीहरूकै आ-आफ्नै प्रजातिअनुसार बनाउनुभयो । उहाँले हेर्नुभयो, र त्यो असल थियो । 26 परमेश्वरले भन्नुभयो, “मानिसलार्इ हाम्रो स्वरूपमा, हाम्रो प्रतिरूपमा बनाऊँ । तिनीहरूले समुद्रका माछाहरू, आकाशका पक्षीहरू, पाल्तु पशुहरू, सारा पृथ्वी, र पृथ्वीमा घसने सबै जन्तुहरूमाथि अधिकार गर्ून् ।” 27 परमेश्वरले मानिसलार्इ आफ्नै स्वरूपमा सृष्टि गर्नुभयो । उहाँले तिनलार्इ आफ्नै प्रतिरूपमा सृष्टि गर्नुभयो । नर र नारी गरी उहाँले तिनीहरूलार्इ सृष्टि गर्नुभयो । 28 परमेश्वरले तिनीहरूलार्इ आशिष् दिनुभयो र भन्नुभयो, “फल्दै-फुल्दै र वृद्धि हुँदै जाओ । पृथ्वीमा भरिँदै जाओ, र त्यसलार्इ आफ्नो वशमा राख । समुद्रका माछाहरू, आकाशका पक्षीहरू, र पृथ्वीमा चलहल गर्ने सबै जीवित प्राणीहरूमाथि अधिकार गर ।” 29 परमेश्वरले भन्नुभयो, “हेर, मैले पृथ्वीका बिउ हुने हरेक बोट-बिरुवाहरू, र फलभित्री बिउ हुने हरेक फल-फलाउने रुखहरू तिमीहरूलार्इ दिएको छु । ती तिमीहरूका निम्ति आहारा हुनेछन् । 30 पृथ्वीका हरेक जङ्गली जनावरहरू, आकाशका हरेक पक्षीहरू, र सबै घसने जन्तुहरू, र जीवन भएका हरेक प्राणीलार्इ मैले आहाराको निम्ति सबै हरिया बोट-बिरुवाहरू दिएको छु ।” तब त्यस्तै भयो । 31 परमेश्वरले आफूले बनाउनुभएका सबै कुरा हेर्नुभयो । त्यो ज्यादै असल थियो । साँझ पच्यो र बिहान भयो - छैटौँ दिन ।

2 सारा आकाशमण्डल र पृथ्वी, र तिनमा भएका सबै जीवित प्राणीहरूको सृष्टि पुरा भयो । 2 सातौँ दिनसम्ममा परमेश्वरले आफूले गर्नुभएको कामलार्इ पुरा गर्नुभयो । यसैकारण उहाँले सातौँ दिनमा सबै कामबाट विश्राम लिनुभयो । 3 परमेश्वरले सातौँ दिनलार्इ आशिष् दिनुभयो र त्यसलार्इ पवित्र तुल्याउनुभयो, किनभने आफ्नो सृष्टिमा गर्नुभएका सबै कामबाट यसै दिनमा उहाँले विश्राम लिनुभयो । 4 परमप्रभु परमेश्वरले आकाश र पृथ्वीलार्इ सृष्टि गर्नुभएको समयमा भएका घटनाक्रमहरूको वृत्तान्त यही थियो । 5 पृथ्वीको भूमिमा अझै कुनै वनस्पति थिएन, र कुनै बिरुवा पनि उम्रेको थिएन, किनभने परमप्रभु परमेश्वरले पृथ्वीमा पानी वर्साउनुभएको थिएन, र भूमिमा खेती गर्नको निम्ति त्यहाँ कुनै मानिस थिएन । 6 तर पृथ्वीबाट माथि आएको कुइरोले जम्मै भूमिको सतहलार्इ भिजाउने गर्थ्यो । 7 परमप्रभु परमेश्वरले भूमिको माटोबाट

1 Mosebok

1 I begynnelsen skapte Gud himmelen og jorden. **2** Og jorden var øde og tom, og det var mørke over det store dyp, og Guds Ånd svedde over vannene. **3** Da sa Gud: Det bli lys! Og det blev lys. **4** Og Gud så at lyset var godt, og Gud skilte lyset fra mørket. **5** Og Gud kalte lyset dag, og mørket kalte han natt. Og det blev aften, og det blev morgen, første dag. **6** Og Gud sa: Det bli en hvelving midt i vannene, og den skal skille vann fra vann. **7** Og Gud gjorde hvelvingen og skilte vannet som er under hvelvingen, fra vannet som er over hvelvingen. Og det blev så. **8** Og Gud kalte hvelvingen himmel. Og det blev aften, og det blev morgen, annen dag. **9** Og Gud sa: Vannet under himmelen samle sig til ett sted, og det tørre land komme til syne! Og det blev så. **10** Og Gud kalte det tørre land jord, og vannet som hadde samlet sig, kalte han hav. Og Gud så at det var godt. **11** Og Gud sa: Jorden bære frem gress, urter som sår sig, fruktrær som bærer frukt med deres frø i, på jorden, hvert etter sitt slag. Og det blev så. **12** Og jorden bar frem gress, urter som sår sig, hver etter sitt slag, og trær som bærer frukt med deres frø i, hvert etter sitt slag. Og Gud så at det var godt. **13** Og det blev aften, og det blev morgen, tredje dag. **14** Og Gud sa: Det bli lys på himmelhvelvingen til å skille dagen fra natten! Og de skal være til tegn og fastsatte tider og dager og år. **15** Og de skal være til lys på himmelhvelvingen, til å lyse over jorden. Og det blev så. **16** Og Gud gjorde de to store lys, det største til å råde om dagen og det mindre til å råde om natten, og stjernene. **17** Og Gud satte dem på himmelhvelvingen til å lyse over jorden **18** og til å råde om dagen og om natten og til å skille lyset fra mørket. Og Gud så at det var godt. **19** Og det blev aften, og det blev morgen, fjerde dag. **20** Og Gud sa: Det vrimle av liv i vannet, og fugler flyve over jorden under himmelhvelvingen! **21** Og Gud skapte de store sjødyr og alt levende som rører sig, som det vrimler av i vannet, hvert etter sitt slag, og alle vingede fugler, hver etter sitt slag. Og Gud så at det var godt. **22** Og Gud velsignet dem og sa: Vær fruktbare og bli mange og oppfyll vannet i havet, og fuglene skal bli tallrike på jorden! **23** Og det blev aften, og det blev morgen, femte dag. **24** Og Gud sa: Jorden la fremgå levende vesener, hvert etter sitt

slag, fe, kryp og ville dyr, hvert etter sitt slag! Og det blev så. **25** Og Gud gjorde de ville dyr, hvert etter sitt slag, og feet etter sitt slag og alt jordens kryp, hvert etter sitt slag. Og Gud så at det var godt. **26** Og Gud sa: La oss gjøre mennesker i vårt billede, efter vår lignelse, og de skal råde over fiskene i havet og over fuglene under himmelen og over feet og over all jorden og over alt kryp som rører sig på jorden. **27** Og Gud skapte mennesket i sitt billede, i Guds billede skapte han det; til mann og kvinne skapte han dem. **28** Og Gud velsignet dem og sa til dem: Vær fruktbare og bli mange og oppfyll jorden og legg den under eder, og råd over fiskene i havet og over fuglene under himmelen og over hvert dyr som rører sig på jorden! **29** Og Gud sa: Se, jeg gir eder alle urter som sår sig, alle som finnes på jorden, og alle trær med frukt som sår sig; de skal være til føde for eder. **30** Og alle dyr på jorden og alle fugler under himmelen og alt som rører sig på jorden, alt som det er livsånnde i, gir jeg alle grønne urter å ete. Og det blev så. **31** Og Gud så på alt det han hadde gjort, og se, det var såre godt. Og det blev aften, og det blev morgen, sjette dag.

2 Så blev himmelen og jorden med hele sin hær fullendt. **2** Og Gud fullendte på den syvende dag det verk som han hadde gjort, og han hvilte på den syvende dag fra all den gjerning som han hadde gjort. **3** Og Gud velsignet den syvende dag og helliget den; for på den hvilte han fra all sin gjerning, den som Gud gjorde da han skapte. **4** Dette er himmelens og jordens historie, da de blev skapt, den tid da Gud Herren gjorde jord og himmel: **5** Det var ennu ingen markens busk på jorden, og ingen markens urt var ennu vokset frem; for Gud Herren hadde ikke latt det regne på jorden, og der var intet menneske til å dyrke jorden. **6** Da steg det op en damp av jorden og vannet hele jordens overflate. **7** Og Gud Herren dannet mennesket av jordens muld og blåste livets ånde i hans nese; og mennesket blev til en levende sjel. **8** Og Gud Herren plantet en have i Eden, i Østen, og der satte han mennesket som han hadde dannet. **9** Og Gud Herren lot trær av alle slag vokse op av jorden, prektige å se til og gode å ete av, og midt i haven livsens tre og treet til kunnskap om godt og ondt. **10** Og det gikk en elv ut fra Eden og vannet haven; og siden delte den sig i fire strømmen. **11** Den første heter Pison; det er den som løper omkring hele

ମୋଶାହ୍ ଲିଖିତ ପ୍ରଥମ ପୁସ୍ତକ

1 ଆଦ୍ୟରେ ପରମେଶ୍ୱର ସ୍ୱର୍ଗସମୂହ ଓ ପୃଥିବୀକୁ ସୃଷ୍ଟି କଲେ ।

2 ପୃଥିବୀ ନିର୍ଜନ ଓ ଶୂନ୍ୟ ଥିଲା, ଆଉ ଗଭୀର ଜଳ ଉପରେ ଅନୁକାର ଥିଲା; ପୁଣି, ପରମେଶ୍ୱରଙ୍କୁ ଆତ୍ମା ଜଳ ଉପରେ ବ୍ୟାପୁ ଥିଲେ । 3 ଏଥିଉତ୍ତାରେ ପରମେଶ୍ୱର କହିଲେ, “ଦୀପ୍ତି ହେଉ,” ତହିଁରେ ଦୀପ୍ତି ହେଲା । 4 ଆଉ ପରମେଶ୍ୱର ଦୀପ୍ତିକୁ ଦେଖିଲେ ଯେ ତାହା ଉତ୍ତମ; ତହିଁ ପରମେଶ୍ୱର ଅନୁକାରରୁ ଦୀପ୍ତିକୁ ଭିନ୍ନ କଲେ । 5 ପୁଣି, ପରମେଶ୍ୱର ଦୀପ୍ତିର ନାମ “ଦିବସ,” ଓ ଅନୁକାରର ନାମ “ରାତ୍ରି” ଦେଲେ । ତହିଁ ସନ୍ଧ୍ୟା ଓ ପ୍ରାତଃକାଳ ହୋଇ ପ୍ରଥମ ଦିବସ ହେଲା । 6 ଏଥିଉତ୍ତାରେ ପରମେଶ୍ୱର କହିଲେ, “ଜଳ ମଧ୍ୟରେ ଶୂନ୍ୟ ଜାତ ହୋଇ ଜଳକୁ ଦୁଇ ଭାଗରେ ଭିନ୍ନ କରୁ ।” 7 ଏହିରୂପେ ପରମେଶ୍ୱର ଶୂନ୍ୟ ନିର୍ମାଣ କରି ଶୂନ୍ୟର ଉର୍ଦ୍ଧ୍ୱସ୍ଥ ଜଳରୁ ଶୂନ୍ୟର ଅଧଃସ୍ଥ ଜଳକୁ ଭିନ୍ନ କଲେ; ତହିଁରେ ସେହିରୂପ ହେଲା । 8 ଆଉ ପରମେଶ୍ୱର ସେହି ଶୂନ୍ୟର ନାମ “ଆକାଶମଣ୍ଡଳ” ଦେଲେ । ପୁଣି, ସନ୍ଧ୍ୟା ଓ ପ୍ରାତଃକାଳ ହୋଇ ଦ୍ୱିତୀୟ ଦିବସ ହେଲା । 9 ଏଥିଉତ୍ତାରେ ପରମେଶ୍ୱର କହିଲେ, “ଆକାଶମଣ୍ଡଳର ଅଧଃସ୍ଥ ସମଗ୍ର ଜଳ ଏକ ସ୍ଥାନରେ ସଂଗୃହୀତ ହେଉ ଓ ସ୍ଥଳ ପ୍ରକାଶ ହେଉ,” ତହିଁରେ ସେହିରୂପ ହେଲା । 10 ପୁଣି, ପରମେଶ୍ୱର ସ୍ଥଳର ନାମ “ପୃଥିବୀ,” ଓ ଜଳରାଶିର ନାମ “ସମୁଦ୍ର” ଦେଲେ; ଆଉ ପରମେଶ୍ୱର ତାହା ଉତ୍ତମ ଦେଖିଲେ । 11 ଏଉତ୍ତାରେ ପରମେଶ୍ୱର କହିଲେ, “ପୃଥିବୀ ଚୂଣ୍ଡ ଓ ସବାଜ ଶାକ ଓ ବୀଜ ସମ୍ପୂର୍ଣ୍ଣ ସ୍ୱ ସ୍ୱ ଜାତି ଅନୁଯାୟୀ ଫଳୋତ୍ପାଦକ ଫଳବୃକ୍ଷ ଭୂମି ଉପରେ ଉତ୍ପନ୍ନ କରୁ,” ତହିଁରେ ସେପରି ହେଲା । 12 ଅର୍ଥାତ୍, ପୃଥିବୀ ଚୂଣ୍ଡ ଓ ସ୍ୱ ସ୍ୱ ଜାତି ଅନୁଯାୟୀ ବୀଜଉତ୍ପାଦକ ଶାକ ଓ ସ୍ୱ ସ୍ୱ ଜାତି ଅନୁଯାୟୀ ସବାଜ ଫଳୋତ୍ପାଦକ ବୃକ୍ଷ ଉତ୍ପନ୍ନ କଲା; ପୁଣି, ପରମେଶ୍ୱର ତାହା ଉତ୍ତମ ଦେଖିଲେ । 13 ତହିଁରେ ସନ୍ଧ୍ୟା ଓ ପ୍ରାତଃକାଳ ହୋଇ ତୃତୀୟ ଦିବସ ହେଲା । 14 ଏଥିଉତ୍ତାରେ ପରମେଶ୍ୱର କହିଲେ, “ରାତ୍ରିରୁ ଦିବସକୁ ପୃଥକ କରିବା ପାଇଁ ଆକାଶମଣ୍ଡଳରେ ଜ୍ୟୋତିର୍ଗଣ ଉତ୍ପନ୍ନ ହେଉନ୍ତୁ; ପୁଣି, ସେ ସବୁ ଚିହ୍ନ ଓ ରତ୍ନ ଓ ଦିବସ ଆଉ ବର୍ଷର କାରଣ ହେଉନ୍ତୁ । 15 ଆଉ ପୃଥିବୀରେ ଆଲୁଅ ଦେବା ପାଇଁ ଆକାଶମଣ୍ଡଳରେ ସେହି ଜ୍ୟୋତିର୍ଗଣ ଆଉନ୍ତୁ,” ତହିଁରେ ସେପରି ହେଲା । 16 ଏହି ପ୍ରକାରେ ପରମେଶ୍ୱର ଦିବସରେ କର୍ତ୍ତୃତ୍ୱ କରିବାକୁ ଏକ ମହାଜ୍ୟୋତି ଓ ରାତ୍ରିରେ କର୍ତ୍ତୃତ୍ୱ କରିବାକୁ ତାହାଠାରୁ ସାନ ଏକ ଜ୍ୟୋତିଃ, ଏହି ଦୁଇ ମହାଜ୍ୟୋତି, ଆଉ ମଧ୍ୟ ତାରାଗଣ ନିର୍ମାଣ କଲେ । 17 ତହିଁ ପୃଥିବୀରେ ଦୀପ୍ତି ଦେବା ପାଇଁ ଓ ଦିବା ଓ ରାତ୍ରି ଉପରେ କର୍ତ୍ତୃତ୍ୱ କରିବା ପାଇଁ, 18

ଆଉ ଦୀପ୍ତିକୁ ଅନୁକାରରୁ ପୃଥକ କରିବା ପାଇଁ, ପରମେଶ୍ୱର ଆକାଶମଣ୍ଡଳରେ ସେହି ଜ୍ୟୋତିର୍ଗଣ ସ୍ଥାପନ କଲେ; ଆଉ ପରମେଶ୍ୱର ଏହି ସମସ୍ତ ଉତ୍ତମ ଦେଖିଲେ । 19 ତହିଁରେ ସନ୍ଧ୍ୟା ଓ ପ୍ରାତଃକାଳ ହୋଇ ଚତୁର୍ଥ ଦିବସ ହେଲା । 20 ଏଥିଉତ୍ତାରେ ପରମେଶ୍ୱର କହିଲେ, “ଜଳ ବହୁଳ ରୂପେ ଜଙ୍ଗଲ ପ୍ରାଣୀବର୍ଗରେ ପ୍ରାଣୀମୟ ହେଉ ଓ ପୃଥିବୀର ଉପରିସ୍ଥ ଆକାଶମଣ୍ଡଳରେ ପକ୍ଷୀଗଣ ଉତ୍ପନ୍ନ ।” 21 ଆଉ ପରମେଶ୍ୱର ବୃହତ୍ ତିମିଡ଼ିଳ ପ୍ରଭୃତି ଓ ସ୍ୱ ସ୍ୱ ଜାତି ଅନୁଯାୟୀ ବହୁଳ ରୂପେ ଜଳଜ ଜଙ୍ଗଲ ପ୍ରାଣୀବର୍ଗ ଓ ସ୍ୱ ସ୍ୱ ଜାତି ଅନୁଯାୟୀ ପକ୍ଷୀଗଣର ସୃଷ୍ଟି କଲେ । ପରମେଶ୍ୱର ଏହି ସମସ୍ତ ଉତ୍ତମ ଦେଖିଲେ । 22 ପୁଣି, ପରମେଶ୍ୱର ସେମାନଙ୍କୁ ଆଶୀର୍ବାଦ କରି କହିଲେ, “ପ୍ରଜାବନ୍ତୁ ଓ ବହୁବଂଶ ହୋଇ ସମୁଦ୍ରର ଜଳ ପରିପୂର୍ଣ୍ଣ କର, ଆଉ ପୃଥିବୀରେ ପକ୍ଷୀଗଣ ବହୁସଂଖ୍ୟକ ହେଉନ୍ତୁ ।” 23 ତହିଁରେ ସନ୍ଧ୍ୟା ଓ ପ୍ରାତଃକାଳ ହୋଇ ପଞ୍ଚମ ଦିବସ ହେଲା । 24 ଏଥିଉତ୍ତାରେ ପରମେଶ୍ୱର କହିଲେ, “ପୃଥିବୀରେ ସ୍ୱ ସ୍ୱ ଜାତି ଅନୁଯାୟୀ ପ୍ରାଣୀବର୍ଗ, (ଅର୍ଥାତ୍), ଗ୍ରାମ୍ୟ ପଶୁ ଓ ଉରୋଗାମୀ ଜନ୍ତୁ ଓ ସ୍ୱ ସ୍ୱ ଜାତି ଅନୁଯାୟୀ ପୃଥିବୀର ବନ୍ୟ ପଶୁଗଣ ଉତ୍ପନ୍ନ ହେଉନ୍ତୁ,” ତହିଁରେ ସେପରି ହେଲା । 25 ଏହିରୂପେ ପରମେଶ୍ୱର ସ୍ୱ ସ୍ୱ ଜାତି ଅନୁଯାୟୀ ବନ୍ୟ ପଶୁଗଣ ଓ ସ୍ୱ ସ୍ୱ ଜାତି ଅନୁଯାୟୀ ଗ୍ରାମ୍ୟପଶୁଗଣ ଓ ସ୍ୱ ସ୍ୱ ଜାତି ଅନୁଯାୟୀ ପ୍ରତ୍ୟେକ ଭୂତର ଉରୋଗାମୀ ଜନ୍ତୁ ନିର୍ମାଣ କଲେ; ଆଉ ପରମେଶ୍ୱର ସେସମସ୍ତ ଉତ୍ତମ ଦେଖିଲେ । 26 ଏଥିଉତ୍ତାରେ ପରମେଶ୍ୱର କହିଲେ, “ଆମ୍ବୋନେ ଆପଣା ପ୍ରତିମୂର୍ତ୍ତିରେ ଓ ଆପଣା ସାଦୃଶ୍ୟରେ ମନୁଷ୍ୟକୁ ନିର୍ମାଣ କରୁ । ସେମାନେ ଜଳଚର ମତ୍ସ୍ୟଗଣ ଓ ଖେଚର ପକ୍ଷୀଗଣ ଓ ପଶୁଗଣ ଓ ସମସ୍ତ ପୃଥିବୀ ଓ ଭୂମିରେ ଗମନଶୀଳ ସବୁ ଉରୋଗାମୀ ଜନ୍ତୁ ଉପରେ କର୍ତ୍ତୃତ୍ୱ କରିବେ ।” 27 ଏଥିଉତ୍ତାରେ ପରମେଶ୍ୱର ଆପଣା ପ୍ରତିମୂର୍ତ୍ତିରେ ମନୁଷ୍ୟକୁ ସୃଷ୍ଟି କଲେ; ପରମେଶ୍ୱରଙ୍କୁ ପ୍ରତିମୂର୍ତ୍ତିରେ ସେ ତାହାକୁ ସୃଷ୍ଟି କଲେ; ପୁରୁଷ ଓ ସ୍ତ୍ରୀ କରି ସେ ସେମାନଙ୍କୁ ସୃଷ୍ଟି କଲେ । 28 ଆଉ ପରମେଶ୍ୱର ସେମାନଙ୍କୁ ଆଶୀର୍ବାଦ କଲେ; ପୁଣି, ପରମେଶ୍ୱର ସେମାନଙ୍କୁ କହିଲେ, “ପ୍ରଜାବନ୍ତୁ ଓ ବହୁବଂଶ ହୁଅ, ପୁଣି, ପୃଥିବୀକୁ ପରିପୂର୍ଣ୍ଣ କରି ବଣାଭୂତ କର, ଆଉ ଜଳଚର ମତ୍ସ୍ୟଗଣ ଓ ଖେଚର ପକ୍ଷୀଗଣ ଓ ଭୂତର ଉରୋଗାମୀ ଜନ୍ତୁଗଣ ଉପରେ କର୍ତ୍ତୃତ୍ୱ କର ।” 29 ପରମେଶ୍ୱର ଆହୁରି କହିଲେ, “ଦେଖ, ଆମ୍ବେ ଭୂମିସ୍ଥ ସବୁ ସବାଜ ଶାକ ଓ ସବୁ ସବାଜ ଫଳଦାୟକ ବୃକ୍ଷ ତୁମ୍ଭମାନଙ୍କୁ ଦେଲୁ, ତାହା ତୁମ୍ଭମାନଙ୍କର ଖାଦ୍ୟ ହେବ । 30 ପୁଣି, ପୃଥିବୀସ୍ଥ ସମସ୍ତ ପଶୁ ଓ ଖେଚର ପକ୍ଷୀ ଓ ଭୂତର ଉରୋଗାମୀ ଜନ୍ତୁ, ଏହି ସମସ୍ତ ପ୍ରାଣୀଙ୍କୁ ଭକ୍ଷ୍ୟ ନିମନ୍ତେ ଆମ୍ବେ ସବୁ ହରିତ୍ ଶାକ ଦେଲୁ,” ତହିଁରେ ସେହିପରି ହେଲା । 31 ପରମେଶ୍ୱର ଆପଣା

Uumama

1 Jalqabatti Waaqni samiiwwanii fi lafa uume.

2 Lafti kan bifa hin qabnee fi duwwaa turte; dukkannis tuujuba irra ture; Hafuurri Waaqaas bishaan irra sosocho'a ture. **3** Waaqnis, "Ifni haa ta'u" jedhe; ifnis ni ta'e. **4** Waaqnis akka ifni sun gaarii ta'e arge; ifaa fi dukkanas gargar baase. **5** Waaqnis ifa sanaan "Guyyaa" jedhe; dukkana sanaan immoo "Halkan" jedhee moggaase. Galgalas ta'e; ganamas ta'e; guyyaa tokkoffaa. **6** Waaqnis, "Bishaanii fi bishaan gargar baasuuf bantiin bishaanota gidduu haa jiraatu" jedhe. **7** Kanaafuu Waaqni bantii tolchee bishaan bantii jalaatii fi kan bantiin olii gargar baase. Akkasumas ta'e. **8** Waaqnis bantii sana "samii" jedhee moggaase. Galgalas ta'e; ganamas ta'e; guyyaa lammaffaa. **9** Waaqnis, "Bishaan samiidhaa gad jiru iddoo tokkotti walitti haa qabamu; lafti gogaanis haa mul'atu" jedhe. Akkasumas ta'e. **10** Waaqni lafa gogaa sanaan "lafa" jedhe; bishaanicha walitti qabameen immoo "galaana" jedhee moggaase. Waaqnis wanni kun akka gaarii ta'e arge. **11** Ammas Waaqni, "Lafti biqiltuuwwan haa baastu; biqiltuuwwan akkuma gosa gosa isaaniitti sanyii baasan, mukkeen ija kennanii iji isaanii immoo sanyii of keessaa qabu adduma addaan akkuma gosa gosa isaaniitti lafa irratti haa argaman" jedhe. Akkasumas ta'e. **12** Laftis biqiltuu akkuma gosa isaatti sanyii baasu, muka ija kennu, kan iji isaas sanyii of keessaa qabu adduma addaan akkuma gosa isaatti baaste. Waaqnis wanni kun akka gaarii ta'e arge. **13** Galgalas ta'e; ganamas ta'e; guyyaa sadaffaa. **14** Waaqnis akkana jedhe; "Guyyaa fi halkan gargar baasuuf bantii samii irratti ifawwan haa ta'an; isaanis mallattoowwan waqtiileen, guyyoonnii fi waggoonni ittiin beekaman haa ta'an; **15** isaanis ifawwan bantii samii irraa kan lafaaf ifa kennan haa ta'an." Akkasumas ta'e. **16** Waaqni ifa gurguddaa lama uume; kunis akka ifni guddaan guyyaa, inni xinnaan immoo halkan mo'uuf. Akkasuma urjiwwan illee uume. **17** Waaqnis akka isaan lafaaf ifa kennaniif bantii

samii irra isaan kaa'e; **18** kunis akka isaan guyyaa fi halkan mo'anii fi akka ifa sana dukkana irraa gargar baasaniif. Waaqnis wanni kun akka gaarii ta'e arge. **19** Galgalas ta'e; ganamas ta'e; guyyaa afuraffaa. **20** Waaqnis, "Bishaan uumamawwan lubbu qabeeyyii munyuuqaniin haa guutamu; simbirroonis lafaa olitti, bantii samii keessa haa barrisan" jedhe. **21** Kanaafuu Waaqni uumamawwan galaanaa gurguddaa, lubbu qabeeyyii munyuuqan kanneen galaana keessa jiraatan hundaa fi simbirroota qoochoo qaban hunda akkuma gosa isaaniitti uume. Waaqnis wanni kun akka gaarii ta'e arge. **22** Waaqnis, "Huraa; baay'adhaa; bishaan galaanotaas guutaa; simbirroonis lafa irratti haa baay'atan" jedhee isaan eebbise. **23** Galgalas ta'e; ganamas ta'e; guyyaa shanaffaa. **24** Waaqnis, "Lafti akkuma gosa gosa isaaniitti uumamawwan lubbu qabeeyyii jechuunis horii, uumamawwan lafa irra mumunyuuqan, bineensota akkuma gosa gosa isaaniitti haa kennitu" jedhe. Akkasumas ta'e. **25** Waaqni bineensota akkuma gosa gosa isaaniitti, horii akkuma gosa gosa isaaniitti, uumamawwan lafa irra mumunyuuqanis akkuma gosa gosa isaaniitti uume. Waaqni wanni kun akka gaarii ta'e arge. **26** Waaqnis, "Kottaa akka bifa keenyaatti, akka fakkeenya keenyaattis nama uumnaa; isaanis qurxummii galaanaa irratti, simbirroo samii irratti, horii irratti, lafa hundumaa fi uumamawwan lafa irra munyuuqan hundumaa irratti aangoo haa qabaatan" jedhe. **27** Kanaafuu Waaqni akka bifa isaatti nama uume; akka bifa Waaqaatti isa uume; innis dhiiraa fi dubartii taasisee isaan uume. **28** Waaqnis isaan eebbisee, "Huraa, baay'adhaas; lafa guutaatii harka keessan jalattis bulfadhaa. Qurxummii galaanaa irratti, simbirroota samii irratti, uumama lafa irra munyuuqu hunda irratti aangoo qabaadhaa" jedheen. **29** Ergasii Waaqni akkana jedhe; "Kunoo ani akka isaan nyaata isinii ta'aniif biqiltuu lafa hunda irratti sanyii kennu hundaa fi muka iji isaa sanyii of keessaa qabu gosa hunda isinii kenneera. **30** Anis bineensa lafaa

ਉਤਪਤ

੧ ਆਦਿ ਵਿੱਚ ਪਰਮੇਸੁਰ ਨੇ ਅਕਾਸ਼ ਅਤੇ ਧਰਤੀ ਨੂੰ ਸਿਰਜਿਆ।
੨ ਧਰਤੀ ਬੇਡੌਲ ਅਤੇ ਵਿਰਾਨ ਸੀ ਅਤੇ ਡੂੰਘਿਆਈ ਉੱਤੇ ਹਨੇਰਾ ਸੀ, ਪਰਮੇਸੁਰ ਦਾ ਆਤਮਾ ਪਾਣੀਆਂ ਦੇ ਉੱਤੇ ਮੰਡਲਾਉਂਦਾ ਸੀ। ੩ ਪਰਮੇਸੁਰ ਨੇ ਆਖਿਆ, ਚਾਨਣ ਹੋਵੇ, ਤਦ ਚਾਨਣ ਹੋ ਗਿਆ। ੪ ਪਰਮੇਸੁਰ ਨੇ ਚਾਨਣ ਨੂੰ ਵੇਖਿਆ ਕਿ ਚੰਗਾ ਹੈ, ਪਰਮੇਸੁਰ ਨੇ ਚਾਨਣ ਨੂੰ ਹਨੇਰੇ ਤੋਂ ਵੱਖਰਾ ਕੀਤਾ। ੫ ਪਰਮੇਸੁਰ ਨੇ ਚਾਨਣ ਨੂੰ ਦਿਨ ਆਖਿਆ ਅਤੇ ਹਨੇਰੇ ਨੂੰ ਰਾਤ ਆਖਿਆ। ਇਸ ਤਰ੍ਹਾਂ ਸ਼ਾਮ ਤੇ ਸਵੇਰ ਹੋਈ, ਇਹ ਪਹਿਲਾ ਦਿਨ ਹੋਇਆ। ੬ ਫੇਰ ਪਰਮੇਸੁਰ ਨੇ ਆਖਿਆ, ਪਾਣੀਆਂ ਦੇ ਵਿਚਕਾਰ ਅੰਬਰ ਹੋਵੇ ਅਤੇ ਉਹ ਪਾਣੀਆਂ ਨੂੰ ਪਾਣੀਆਂ ਤੋਂ ਵੱਖਰਾ ਕਰੇ। ੭ ਸੋ ਪਰਮੇਸੁਰ ਨੇ ਅੰਬਰ ਨੂੰ ਬਣਾਇਆ ਅਤੇ ਅੰਬਰ ਦੇ ਹੇਠਲੇ ਪਾਣੀਆਂ ਨੂੰ ਅੰਬਰ ਦੇ ਉੱਪਰਲੇ ਪਾਣੀਆਂ ਤੋਂ ਵੱਖਰਾ ਕੀਤਾ ਅਤੇ ਅਜਿਹਾ ਹੀ ਹੋ ਗਿਆ। ੮ ਤਦ ਪਰਮੇਸੁਰ ਨੇ ਅੰਬਰ ਨੂੰ ਅਕਾਸ਼ ਆਖਿਆ, ਇਸ ਤਰ੍ਹਾਂ ਸ਼ਾਮ ਤੇ ਸਵੇਰ ਹੋਈ ਅਤੇ ਇਹ ਦੂਜਾ ਦਿਨ ਹੋਇਆ। ੯ ਫੇਰ ਪਰਮੇਸੁਰ ਨੇ ਆਖਿਆ ਕਿ ਅਕਾਸ਼ ਦੇ ਹੇਠਲੇ ਪਾਣੀ ਇੱਕ ਥਾਂ ਇਕੱਠੇ ਹੋ ਜਾਣ ਤਾਂ ਜੋ ਸੁੱਕੀ ਜ਼ਮੀਨ ਦਿਸੇ ਅਤੇ ਅਜਿਹਾ ਹੀ ਹੋ ਗਿਆ। ੧੦ ਪਰਮੇਸੁਰ ਨੇ ਸੁੱਕੀ ਜ਼ਮੀਨ ਨੂੰ ਧਰਤੀ ਆਖਿਆ, ਪਾਣੀਆਂ ਦੇ ਇਕੱਠ ਨੂੰ ਸਮੁੰਦਰ ਆਖਿਆ ਅਤੇ ਪਰਮੇਸੁਰ ਨੇ ਵੇਖਿਆ ਕਿ ਇਹ ਚੰਗਾ ਹੈ। ੧੧ ਫੇਰ ਪਰਮੇਸੁਰ ਨੇ ਆਖਿਆ ਕਿ ਧਰਤੀ ਘਾਹ, ਬੀਜ ਵਾਲਾ ਸਾਗ ਪੱਤ ਅਤੇ ਫਲਦਾਰ ਰੁੱਖ ਉਗਾਵੇ ਜਿਹੜੇ ਆਪੇ-ਆਪਣੀ ਕਿਸਮ ਦੇ ਅਨੁਸਾਰ ਬੀਜ ਵਾਲਾ ਫਲ ਧਰਤੀ ਉੱਤੇ ਪੈਦਾ ਕਰਨ ਅਤੇ ਅਜਿਹਾ ਹੀ ਹੋ ਗਿਆ। ੧੨ ਸੋ ਧਰਤੀ ਨੇ ਘਾਹ ਤੇ ਬੀਜ ਵਾਲਾ ਸਾਗ ਪੱਤ ਉਹ ਦੀ ਕਿਸਮ ਦੇ ਅਨੁਸਾਰ ਤੇ ਫਲਦਾਰ ਰੁੱਖ ਜਿਨ੍ਹਾਂ ਵਿੱਚ ਆਪੇ-ਆਪਣੀ ਕਿਸਮ ਦੇ ਅਨੁਸਾਰ ਬੀਜ ਹੈ, ਉਗਾਇਆ ਅਤੇ ਪਰਮੇਸੁਰ ਨੇ ਵੇਖਿਆ ਕਿ ਇਹ ਚੰਗਾ ਹੈ। ੧੩ ਇਸ ਤਰ੍ਹਾਂ ਸ਼ਾਮ ਤੇ ਸਵੇਰ ਹੋਈ, ਇਹ ਤੀਜਾ ਦਿਨ ਹੋਇਆ। ੧੪ ਪਰਮੇਸੁਰ ਨੇ ਆਖਿਆ ਕਿ ਅਕਾਸ਼ ਦੇ ਅੰਬਰ ਵਿੱਚ ਤੇਜ਼ ਰੌਸ਼ਨੀਆਂ ਚਮਕਣ ਜਿਹੜੀਆਂ ਦਿਨ ਨੂੰ ਰਾਤ ਤੋਂ ਅਲੱਗ ਕਰਨ, ਇਹ ਸਮਿਆਂ, ਨਿਸ਼ਾਨੀਆਂ, ਰੁੱਤਾਂ, ਵਰਿਆਂ ਅਤੇ ਦਿਨਾਂ ਨੂੰ ਠਹਿਰਾਉਣ। ੧੫ ਓਹ ਅਕਾਸ਼ ਦੇ ਅੰਬਰ ਵਿੱਚ ਤੇਜ਼ ਰੌਸ਼ਨੀਆਂ ਹੋਣ ਜੋ ਧਰਤੀ ਉੱਤੇ ਚਮਕਣ ਅਤੇ ਅਜਿਹਾ ਹੀ ਹੋ ਗਿਆ। ੧੬ ਪਰਮੇਸੁਰ ਨੇ ਦੋ ਵੱਡੀਆਂ ਰੌਸ਼ਨੀਆਂ ਬਣਾਈਆਂ - ਵੱਡੀ ਰੌਸ਼ਨੀ ਜਿਹੜੀ ਦਿਨ ਉੱਤੇ ਰਾਜ ਕਰੇ ਅਤੇ ਛੋਟੀ ਰੌਸ਼ਨੀ ਜਿਹੜੀ ਰਾਤ ਉੱਤੇ ਰਾਜ ਕਰੇ, ਉਸ ਨੇ ਤਾਰੇ ਵੀ ਬਣਾਏ। ੧੭ ਪਰਮੇਸੁਰ ਨੇ ਉਨ੍ਹਾਂ ਨੂੰ ਅਕਾਸ਼ ਦੇ ਅੰਬਰ ਵਿੱਚ ਰੱਖਿਆ ਜੋ ਧਰਤੀ ਉੱਤੇ ਚਾਨਣ ਕਰਨ ੧੮ ਅਤੇ ਦਿਨ, ਰਾਤ ਉੱਤੇ ਰਾਜ ਕਰਨ ਅਤੇ ਚਾਨਣ ਨੂੰ ਹਨੇਰੇ ਤੋਂ ਅਲੱਗ ਕਰਨ। ਪਰਮੇਸੁਰ ਨੇ ਵੇਖਿਆ ਕਿ

ਇਹ ਚੰਗਾ ਹੈ। ੧੯ ਇਸ ਤਰ੍ਹਾਂ ਸ਼ਾਮ ਅਤੇ ਸਵੇਰ ਹੋਈ, ਇਹ ਚੌਥਾ ਦਿਨ ਹੋਇਆ। ੨੦ ਫੇਰ ਪਰਮੇਸੁਰ ਨੇ ਆਖਿਆ ਕਿ ਪਾਣੀ ਜੀਉਂਦੇ ਪ੍ਰਾਣੀਆਂ ਨਾਲ ਭਰ ਜਾਣ ਅਤੇ ਪੰਛੀ ਧਰਤੀ ਤੋਂ ਉਤਾਰਾਂ ਅਕਾਸ਼ ਦੇ ਅੰਬਰ ਵਿੱਚ ਉੱਡਣ। ੨੧ ਪਰਮੇਸੁਰ ਨੇ ਵੱਡੇ-ਵੱਡੇ ਜਲ ਜੰਤੂਆਂ ਨੂੰ ਅਤੇ ਸਾਰੇ ਚੱਲਣ ਵਾਲੇ ਜੀਉਂਦੇ ਪ੍ਰਾਣੀਆਂ ਨੂੰ ਉਤਪਤ ਕੀਤਾ, ਉਨ੍ਹਾਂ ਦੀ ਪ੍ਰਜਾਤੀ ਅਨੁਸਾਰ ਪਾਣੀ ਭਰ ਗਏ, ਨਾਲੇ ਸਾਰੇ ਪੰਛੀਆਂ ਨੂੰ ਵੀ ਉਨ੍ਹਾਂ ਦੀ ਪ੍ਰਜਾਤੀ ਅਨੁਸਾਰ ਉਤਪਤ ਕੀਤਾ, ਪਰਮੇਸੁਰ ਨੇ ਵੇਖਿਆ ਕਿ ਇਹ ਚੰਗਾ ਹੈ। ੨੨ ਪਰਮੇਸੁਰ ਨੇ ਇਹ ਆਖ ਕੇ ਉਨ੍ਹਾਂ ਨੂੰ ਅਸੀਸ ਦਿੱਤੀ, ਫਲੇ ਅਤੇ ਵਧੇ ਤੇ ਸਮੁੰਦਰਾਂ ਦੇ ਪਾਣੀਆਂ ਨੂੰ ਭਰ ਦਿਓ ਅਤੇ ਪੰਛੀ ਧਰਤੀ ਉੱਤੇ ਵਧਣ। ੨੩ ਇਸ ਤਰ੍ਹਾਂ ਸ਼ਾਮ ਅਤੇ ਸਵੇਰ ਹੋਈ, ਇਹ ਪੰਜਵਾਂ ਦਿਨ ਹੋਇਆ। ੨੪ ਫੇਰ ਪਰਮੇਸੁਰ ਨੇ ਆਖਿਆ ਕਿ ਧਰਤੀ ਜੀਉਂਦੇ ਪ੍ਰਾਣੀਆਂ ਨੂੰ ਉਨ੍ਹਾਂ ਦੀ ਪ੍ਰਜਾਤੀ ਦੇ ਅਨੁਸਾਰ ਤੇ ਪਸ਼ੂਆਂ ਨੂੰ, ਖਿੰਸਰਨ ਵਾਲਿਆਂ ਨੂੰ, ਧਰਤੀ ਦੇ ਜਾਨਵਰਾਂ ਨੂੰ ਉਨ੍ਹਾਂ ਦੀ ਪ੍ਰਜਾਤੀ ਦੇ ਅਨੁਸਾਰ ਉਪਜਾਵੇ ਅਤੇ ਅਜਿਹਾ ਹੀ ਹੋ ਗਿਆ। ੨੫ ਪਰਮੇਸੁਰ ਨੇ ਧਰਤੀ ਦੇ ਜਾਨਵਰਾਂ ਨੂੰ ਉਨ੍ਹਾਂ ਦੀ ਪ੍ਰਜਾਤੀ ਦੇ ਅਨੁਸਾਰ ਅਤੇ ਜਾਨਵਰਾਂ ਨੂੰ ਉਨ੍ਹਾਂ ਦੀ ਪ੍ਰਜਾਤੀ ਦੇ ਅਨੁਸਾਰ, ਜ਼ਮੀਨ ਦੇ ਸਾਰੇ ਖਿੰਸਰਨ ਵਾਲਿਆਂ ਨੂੰ ਉਨ੍ਹਾਂ ਦੀ ਪ੍ਰਜਾਤੀ ਦੇ ਅਨੁਸਾਰ ਬਣਾਇਆ ਅਤੇ ਪਰਮੇਸੁਰ ਨੇ ਵੇਖਿਆ ਕਿ ਇਹ ਚੰਗਾ ਹੈ। ੨੬ ਪਰਮੇਸੁਰ ਨੇ ਆਖਿਆ ਕਿ ਅਸੀਂ ਮਨੁੱਖ ਨੂੰ ਆਪਣੇ ਸਰੂਪ ਵਿੱਚ ਅਤੇ ਆਪਣੇ ਵਰਗਾ ਬਣਾਈਏ ਅਤੇ ਓਹ ਸਮੁੰਦਰ ਦੀਆਂ ਮੱਛੀਆਂ ਉੱਤੇ, ਅਕਾਸ਼ ਦੇ ਪੰਛੀਆਂ, ਪਸ਼ੂਆਂ, ਸਗੋਂ ਸਾਰੀ ਧਰਤੀ ਉੱਤੇ ਅਤੇ ਧਰਤੀ ਉੱਤੇ ਸਾਰੇ ਖਿੰਸਰਨ ਵਾਲਿਆਂ ਜੀਵ-ਜੰਤੂਆਂ ਉੱਤੇ ਰਾਜ ਕਰਨ। ੨੭ ਇਸ ਤਰ੍ਹਾਂ ਪਰਮੇਸੁਰ ਨੇ ਮਨੁੱਖ ਦੀ ਰਚਨਾ ਆਪਣੇ ਸਰੂਪ ਵਿੱਚ ਕੀਤੀ। ਪਰਮੇਸੁਰ ਦੇ ਸਰੂਪ ਵਿੱਚ ਉਸ ਨੂੰ ਰਚਿਆ। ਉਸ ਨੇ ਨਰ ਨਾਰੀ ਦੀ ਸ੍ਰਿਸ਼ਟੀ ਕੀਤੀ। ੨੮ ਪਰਮੇਸੁਰ ਨੇ ਉਨ੍ਹਾਂ ਨੂੰ ਅਸੀਸ ਦਿੱਤੀ ਅਤੇ ਪਰਮੇਸੁਰ ਨੇ ਉਨ੍ਹਾਂ ਨੂੰ ਆਖਿਆ ਕਿ ਫਲੇ ਅਤੇ ਵਧੋ, ਧਰਤੀ ਨੂੰ ਭਰ ਦਿਓ ਅਤੇ ਉਹ ਨੂੰ ਆਪਣੇ ਵੱਸ ਵਿੱਚ ਕਰੋ ਅਤੇ ਸਮੁੰਦਰ ਦੀਆਂ ਮੱਛੀਆਂ, ਅਕਾਸ਼ ਦੇ ਪੰਛੀਆਂ ਅਤੇ ਧਰਤੀ ਉੱਤੇ ਖਿੰਸਰਨ ਵਾਲੇ ਸਾਰੇ ਜੀਵ-ਜੰਤੂਆਂ ਉੱਤੇ ਰਾਜ ਕਰੋ। ੨੯ ਪਰਮੇਸੁਰ ਨੇ ਆਖਿਆ, ਵੇਖੋ ਮੈਂ ਤੁਹਾਨੂੰ ਹਰੇਕ ਬੀਜ ਵਾਲਾ ਸਾਗ ਪੱਤ ਜਿਹੜਾ ਸਾਰੀ ਧਰਤੀ ਦੇ ਉੱਤੇ ਹੈ, ਹਰੇਕ ਰੁੱਖ ਜਿਹ ਦੇ ਵਿੱਚ ਉਸ ਦਾ ਬੀਜ ਵਾਲਾ ਫਲ ਹੈ, ਦੇ ਦਿੱਤਾ ਹੈ। ਇਹ ਤੁਹਾਡੇ ਲਈ ਭੋਜਨ ਹੈ। ੩੦ ਮੈਂ ਧਰਤੀ ਦੇ ਹਰੇਕ ਜਾਨਵਰ, ਅਕਾਸ਼ ਦੇ ਹਰੇਕ ਪੰਛੀ, ਧਰਤੀ ਉੱਤੇ ਹਰ ਖਿੰਸਰਨ ਵਾਲੇ ਨੂੰ ਜਿਹਨਾਂ ਦੇ ਵਿੱਚ ਜੀਵਨ ਦਾ ਸਾਹ ਹੈ, ਉਹਨਾਂ ਦੇ ਖਾਣ ਲਈ ਹਰ ਕਿਸਮ ਦਾ ਸਾਗ ਪੱਤ ਦੇ ਦਿੱਤਾ ਅਤੇ ਅਜਿਹਾ ਹੀ ਹੋ ਗਿਆ। ੩੧ ਤਦ ਪਰਮੇਸੁਰ ਨੇ ਸਾਰੀ ਸਿਰਜਣਾ ਨੂੰ ਜਿਸ ਨੂੰ ਉਸ

و تمام خزندگان را، که هر یک نوع خود را تولید می‌کنند، به وجود آورد. و خدا دید که نیکوست. **26** سپس خدا فرمود: «انسان را در آغاز، خدا آسمانها و زمین را آفرید. **2** زمین، بی‌شکل و به صورت خود و شبیه خودمان بسازیم، تا بر ماهیان دریا، پرندگان خالی بود، و تاریکی آبهای عمیق را پوشانده بود. و روح خدا بر سطح آسمان، و بر چارپایان و همه جانوران وحشی و خزندگان روی زمین آبها در حرکت بود. **3** خدا فرمود: «روشنایی بشود.» و روشنایی حکومت کند.» **27** پس خدا انسان را به صورت خود آفرید؛ ایشان شد. **4** خدا روشنایی را پسندید و آن را از تاریکی جدا ساخت. **5** را به صورت خدا آفرید؛ ایشان را مرد و زن آفرید. **28** سپس خدا او روشنایی را «روز» و تاریکی را «شب» نامید. شب گذشت و ایشان را برکت داده، فرمود: «بارور و زیاد شوید، زمین را پر سازید، بر صبح شد. این، روز اول بود. **6** سپس خدا فرمود: «فضایی باشد آن تسلط یابید، و بر ماهیان دریا و پرندگان آسمان و همه حیواناتی که بین آبها، تا آبهای بالا را از آبهای پائین جدا کند.» **7** پس خدا بر زمین حرکت می‌کنند، فرمانروایی کنید.» **29** آنگاه خدا گفت: فضایی به وجود آورد تا آبهای پائین را از آبهای بالا جدا کند. **8** خدا «تمام گیاهان دانه‌دار روی زمین را و همه میوه‌های درختان را برای این فضا را «آسمان» نامید. شب گذشت و صبح شد. این، روز خوراک به شما دادم، **30** و همه علفهای سبز را به همه جانوران دوم بود. **9** پس از آن خدا فرمود: «آبهای زیر آسمان در یک جا وحشی، پرندگان آسمان و خزندگان روی زمین، یعنی به هر موجودی جمع شوند تا خشکی پدید آید.» و چنین شد. **10** خدا خشکی را که جان در خود دارد، بخشیدم.» **31** آنگاه خدا به آنچه آفریده بود «زمین» و اجتماع آبها را «دریا» نامید. و خدا دید که نیکوست. نظر کرد و کار آفرینش را از هر لحاظ عالی دید. شب گذشت و **11** سپس خدا فرمود: «زمین نباتات برویاند، گیاهان دانه‌دار و درختان صبح شد. این، روز ششم بود.

2

میوه‌دار که هر یک، نوع خود را تولید کنند.» و چنین شد. **12** زمین نباتات رویانید، گیاهانی که برحسب نوع خود دانه تولید می‌کردند، و درختانی که برحسب نوع خود میوه دانه‌دار می‌آوردند. و خدا دید که نیکوست. **13** شب گذشت و صبح شد. این، روز سوم بود. **14** سپس خدا فرمود: «در آسمان اجسام نورافشانی باشند تا روز را از شب جدا کنند، و نشانه‌هایی باشند برای نشان دادن فصل‌ها، روزها، و سال‌ها. **15** و این اجسام نورافشان در آسمان، بر زمین بتابند.» و چنین شد. **16** پس خدا دو جسم نورافشان بزرگ ساخت: جسم نورافشان بزرگتر برای حکومت بر روز و جسم نورافشان کوچکتر برای حکومت بر شب. او همچنین ستارگان را ساخت. **17** خدا آنها را در آسمان قرار داد تا زمین را روشن سازند، **18** بر روز و شب حکومت کنند، و روشنایی تاریکی را از هم جدا سازند. و خدا دید که نیکوست. **19** شب گذشت و صبح شد. این، روز چهارم بود. **20** سپس خدا فرمود: «آبها از موجودات زنده پر شوند و پرندگان بر فراز آسمان به پرواز درآیند.» **21** پس خدا حیوانات بزرگ دریایی و انواع جانداران را که می‌جنبند و آبها را پر می‌سازند و نوع خود را تولید می‌کنند، و نیز همه پرندگان را که نوع خود را تولید می‌کنند، آفرید. و خدا دید که نیکوست. **22** پس خدا آنها را برکت داده، فرمود: «بارور و زیاد شوید. حیوانات دریایی آبها را پر سازند و پرندگان نیز بر زمین زیاد شوند.» **23** شب گذشت و صبح شد. این، روز پنجم بود. **24** سپس خدا فرمود: «زمین، انواع حیوانات را که هر یک نوع خود را تولید می‌کنند، به وجود آورد؛ چارپایان، خزندگان و جانوران وحشی را.» و چنین شد. **25** خدا انواع جانوران وحشی، چارپایان،

Rodzaju

1 Na początku Bóg stworzył niebo i ziemię. **2** A ziemia była bezkształtna i pusta i ciemność była nad głębią, a Duch Boży unosił się nad wodami. **3** I Bóg powiedział: Niech stanie się światłość. I stała się światłość. **4** Bóg widział, że światłość [była] dobra. I oddzielił Bóg światłość od ciemności. **5** I nazwał Bóg światłość dniem, a ciemność nazwał nocą. I nastął wieczór i poranek, dzień pierwszy. **6** Potem Bóg powiedział: Niech stanie się firmament pośrodku wód i niech oddzieli wody od wód. **7** I uczynił Bóg firmament, i oddzielił wody, które [są] pod firmamentem, od wód, które są nad firmamentem. I tak się stało. **8** I Bóg nazwał firmament niebem. I nastął wieczór i poranek, dzień drugi. **9** Potem Bóg powiedział: Niech się zbiorą w jednym miejscu wody, [które są] pod niebem, i niech się ukáže sucha [powierzchnia]. I tak się stało. **10** I Bóg nazwał suchą [powierzchnię] ziemią, a zbiorowisko wód – morzami. I Bóg widział, że [to było] dobre. **11** Potem Bóg powiedział: Niech ziemia zrodzi trawę, rośliny wydające nasiona i drzewo urodzajne przynoszące owoc według swego rodzaju, którego nasienie będzie w nim na ziemi. I tak się stało. **12** I ziemia wydała trawę, rośliny wydające nasienie według swego rodzaju i drzewo przynoszące owoc, w którym było nasienie według swego rodzaju. I Bóg widział, że to było dobre. **13** I nastął wieczór i poranek, dzień trzeci. **14** Potem Bóg powiedział: Niech się staną światła na firmamencie nieba, by oddziaływały dzień od nocy, i niech stanowią znaki, pory [roku], dni i lata. **15** I niech będą światłami na firmamencie nieba, aby świeciły nad ziemią. I tak się stało. **16** I Bóg uczynił dwa wielkie światła: światło większe, aby rządziło dniem, i światło mniejsze, aby rządziło nocą, oraz gwiazdy. **17** I Bóg umieścił je na firmamencie nieba, aby świeciły nad ziemią; **18** I żeby rządziły dniem i nocą, i oddziaływały światłość od ciemności. I Bóg widział, że to było dobre. **19** I nastął wieczór i poranek, dzień czwarty. **20** Potem Bóg powiedział: Niech wody hojnie wydadzą żywe istoty, a ptactwo niech lata nad ziemią, pod firmamentem nieba. **21** I Bóg stworzył wielkie wieloryby i wszelkie pływające istoty żywe, które hojnie wydały wody, według ich rodzaju oraz wszelkie ptactwo skrzydlate według jego rodzaju. I Bóg widział, że [to było] dobre. **22** Bóg

błogosławił je, mówiąc: Bądźcie płodne i rozmnażajcie się, i wypełniajcie wody morskie, a ptactwo niech się rozmnaża na ziemi. **23** I nastął wieczór i poranek, dzień piąty. **24** Bóg powiedział też: Niech ziemia wyda istoty żywe według swego rodzaju: bydło, zwierzęta pelzające i zwierzęta ziemi według swego rodzaju. I tak się stało. **25** I Bóg uczynił zwierzęta ziemi według swego rodzaju i bydło według swego rodzaju, i wszelkie zwierzęta, które pelzają po ziemi według swego rodzaju. I Bóg widział, że [to było] dobre. **26** Potem Bóg powiedział: Uczynimy człowieka na nasz obraz według naszego podobieństwa; niech panuje nad rybami morskimi i ptactwem niebieskim, nad bydłem i całą ziemią oraz nad wszelkimi zwierzętami pelzającymi, które pelzają po ziemi. **27** Stworzył więc Bóg człowieka na swój obraz, na obraz Boga go stworzył; stworzył ich mężczyzną i kobietą. **28** I Bóg błogosławił im. Potem Bóg powiedział do nich: Bądźcie płodni i rozmnażajcie się, napelniajcie ziemię i czyńcie ją sobie poddaną; panujcie nad rybami morskimi i nad ptactwem niebieskim, i nad wszelkimi zwierzętami, które poruszają się po ziemi. **29** I Bóg powiedział: Oto dałem wam wszelkie rośliny wydające z siebie nasienie, które są na powierzchni całej ziemi, i wszelkie drzewo mające owoc drzewa, wydające [z siebie] nasienie – będą one dla was pokarmem. **30** I wszelkim zwierzętom ziemi, i wszelkiemu ptactwu niebieskiemu, i wszystkiemu, co pelza po ziemi i [ma] w sobie życie, pokarmem [będą] wszelkie rośliny zielone. I tak się stało. **31** I Bóg widział wszystko, co uczynił, a [było] to bardzo dobre. I nastął wieczór i poranek, dzień szósty.

2 Tak ukończone zostały niebiosa i ziemia oraz wszystkie ich zastępy. **2** W siódmym dniu Bóg ukończył swe dzieło, które uczynił; i odpoczął siódmego dnia od wszelkiego swego dzieła, które stworzył. **3** I Bóg błogosławił siódmy dzień, i poświęcił go, bo w nim odpoczął od wszelkiego swego dzieła, które Bóg stworzył i uczynił. **4** Takie [są] dzieje stworzenia niebios i ziemi w dniu, w którym PAN Bóg uczynił ziemię i niebiosa; **5** Wszelkie krzewy polne, zanim były na ziemi, i wszelkie rośliny polne, nim wzeszły. Bo PAN Bóg [jeszcze] nie spuścił deszczu na ziemię i nie było człowieka, który by uprawiał ziemię. **6** Ale z ziemi wychodziła para, która nawilżała całą powierzchnię ziemi. **7** Wtedy PAN Bóg ukształtował

Gênesis

1 No início, Deus criou os céus e a terra. **2** A terra estava sem forma e vazia. A escuridão estava na superfície das profundezas e o Espírito de Deus pairava sobre a superfície das águas. **3** Deus disse: “Que haja luz”, e houve luz. **4** Deus viu a luz, e viu que ela era boa. Deus dividiu a luz das trevas. **5** Deus chamou a luz de “dia”, e a escuridão de “noite”. Havia a noite e havia a manhã, o primeiro dia. **6** Deus disse: “Que haja uma extensão no meio das águas, e que ela divida as águas das águas”. **7** Deus fez a extensão, e dividiu as águas que estavam sob a extensão das águas que estavam acima da extensão; e assim foi. **8** Deus chamou a vastidão de “céu”. Havia a noite e havia a manhã, um segundo dia. **9** Deus disse: “Que as águas sob o céu sejam reunidas num só lugar, e que a terra seca apareça,” e assim foi. **10** Deus chamou a terra seca de “terra”, e a reunião das águas ele chamou de “mares”. Deus viu que era bom. **11** Deus disse: “Que a terra produza grama, ervas que produzam sementes, e árvores frutíferas que dêem frutos depois de sua espécie, com suas sementes dentro dela, na terra;” e assim foi. **12** A terra produziu grama, ervas produzindo sementes depois de sua espécie, e árvores dando frutos, com suas sementes dentro dela, depois de sua espécie; e Deus viu que era boa. **13** Havia a noite e havia a manhã, um terceiro dia. **14** Deus disse: “Que haja luzes na extensão do céu para dividir o dia da noite; e que sejam para que os sinais marquem as estações, os dias e os anos; **15** e que sejam para que as luzes na extensão do céu dêem luz sobre a terra;” e assim foi. **16** Deus fez as duas grandes luzes: a luz maior para governar o dia, e a luz menor para governar a noite. Ele também fez as estrelas. **17** Deus as colocou na vastidão do céu para dar luz à terra, **18** e para governar o dia e a noite, e para dividir a luz da escuridão. Deus viu que era bom. **19** Havia a noite e havia a manhã, um quarto dia. **20** Deus disse: “Deixem as águas transbordar de seres vivos, e deixem as aves voar sobre a terra na extensão aberta do céu”. **21** Deus criou as grandes criaturas marinhas e todos os seres vivos que se movem, com os quais as águas transbordaram, depois de sua espécie, e cada ave alada depois de sua espécie. Deus viu

que era bom. **22** Deus os abençoou, dizendo: “Sede fecundos e multiplicai-vos, e enchei as águas dos mares, e deixai as aves multiplicarem-se na terra”. **23** Havia a noite e havia a manhã, um quinto dia. **24** Deus disse: “Que a terra produza seres vivos segundo sua espécie, gado, coisas rastejantes e animais da terra segundo sua espécie”; e assim foi. **25** Deus fez os animais da terra depois de sua espécie, e o gado depois de sua espécie, e tudo o que rasteja no solo depois de sua espécie. Deus viu que era bom. **26** Deus disse: “Vamos fazer o homem à nossa imagem, à nossa semelhança”. Que tenham domínio sobre os peixes do mar, e sobre as aves do céu, e sobre o gado, e sobre toda a terra, e sobre cada coisa rasteira que se arrepia sobre a terra”. **27** Deus criou o homem à sua própria imagem. À imagem de Deus ele o criou; macho e fêmea ele os criou”. **28** Deus os abençoou. Deus lhes disse: “Sede fecundos, multiplicai-vos, enchei a terra e sujeitai-a”. Tenham domínio sobre os peixes do mar, sobre as aves do céu e sobre todo ser vivo que se move sobre a terra”. **29** Deus disse: “Eis que vos dei toda erva que dá semente, que está na superfície de toda a terra, e toda árvore que dá fruto que dá semente”. Será seu alimento”. **30** A cada animal da terra, e a cada ave do céu, e a tudo que rasteja na terra, na qual há vida, eu dei toda erva verde para alimento”; e assim foi. **31** Deus viu tudo o que tinha feito e, eis que era muito bom. Havia a noite e havia a manhã, um sexto dia.

2 Os céus, a terra e toda a sua vasta gama foram terminados. **2** No sétimo dia, Deus terminou seu trabalho que havia feito; e descansou no sétimo dia de todo o seu trabalho que havia feito. **3** Deus abençoou o sétimo dia e o tornou santo, porque descansou nele de todo o seu trabalho de criação que havia feito. **4** Esta é a história das gerações dos céus e da terra quando foram criados, no dia em que Javé Deus fez a terra e os céus. **5** Nenhuma planta do campo ainda estava na terra, e nenhuma erva do campo ainda havia brotado; pois Javé Deus não havia causado a chuva na terra. Não havia um homem para cultivar o solo, **6** mas uma névoa subiu da terra, e regou toda a superfície do solo. **7** Yahweh Deus formou o homem do pó da terra, e soprou em suas narinas o sopro da vida; e o homem se

Geneză

1 La început Dumnezeu a creat cerul și pământul.

2 Și pământul era fără formă și gol; și întineric era peste suprafața adâncului. Și Duhul lui Dumnezeu se mișca peste suprafața apelor. **3** Și Dumnezeu a spus: Să fie lumină! Și a fost lumină. **4** Și Dumnezeu a văzut lumina, că era bună; și Dumnezeu a despărțit lumina de întineric. **5** Și Dumnezeu a numit lumina zi și întinericul l-a numit noapte. Și a fost o seară și o dimineață: ziua întâi. **6** Și Dumnezeu a spus: Să fie o întindere în mijlocul apelor și aceasta să despartă apele de ape. **7** Și Dumnezeu a făcut întinderea și a despărțit apele care erau dedesubtul întinderii de apele care erau deasupra întinderii și așa a fost. **8** Și Dumnezeu a numit întinderea cer. Și a fost o seară și o dimineață: ziua a doua. **9** Și Dumnezeu a spus: Apele de sub cer să se adune la un loc și să se arate uscatul. Și așa a fost. **10** Și Dumnezeu a numit uscatul pământ, și adunarea apelor a numit-o mări; și Dumnezeu a văzut că lucrul acesta era bun. **11** Și Dumnezeu a spus: Să dea pământul iarbă, verdeața care aduce sămânță și pomi roditori care aduc rod după felul lor, a căror sămânță este în ei, pe pământ. Și așa a fost. **12** Și pământul a dat iarbă și verdeață care aduce sămânță după felul ei și pomi care aduc rod, a căror sămânță era în ei, după felul lor; și Dumnezeu a văzut că lucrul acesta era bun. **13** Și a fost o seară și o dimineață: ziua a treia. **14** Și Dumnezeu a spus: Să fie luminători în întinderea cerului pentru a despărți ziua de noapte; și ei să fie pentru semne și pentru anotimpuri și pentru zile și ani; **15** Și ei să fie ca luminători în întinderea cerului pentru a da lumină peste pământ. Și așa a fost. **16** Și Dumnezeu a făcut doi luminători mari: luminătorul mai mare pentru a stăpâni ziua și luminătorul mai mic pentru a stăpâni noaptea; el a făcut de asemenea stelele. **17** Și Dumnezeu i-a pus în întinderea cerului pentru a da lumină peste pământ, **18** Și pentru a stăpâni peste zi și peste noapte și să despartă lumina de întineric; și Dumnezeu a văzut că lucrul acesta era bun. **19** Și a fost o seară și o dimineață: ziua a patra. **20** Și Dumnezeu a spus: Apele să dea abundant ființa mișcătoare care are viață și păsări să zboare deasupra pământului pe fața întinderii cerului. **21** Și Dumnezeu a creat balene mari

și fiecare viețuitoare care se mișcă, pe care apele le-au dat abundent, după felul lor, și fiecare pasăre înaripată, după felul ei; și Dumnezeu a văzut că lucrul acesta era bun. **22** Și Dumnezeu le-a binecuvântat, spunând: Fiți roditori și înmulțiți-vă și umpleți apele în mări, și pasărea să se înmulțească pe pământ. **23** Și a fost o seară și o dimineață: ziua a cincea. **24** Și Dumnezeu a spus: Să dea pământul ființa vie după felul ei, vite și târătoare și fiare ale pământului, după felul lor. Și așa a fost. **25** Și Dumnezeu a făcut fiara pământului, după felul ei, și vite, după felul lor, și fiecare târătoare pe pământ, după felul ei; și Dumnezeu a văzut că lucrul acesta era bun. **26** Și Dumnezeu a spus: Să facem om după chipul nostru, după asemănarea noastră; și ei să domnească peste peștii mării și peste păsările cerului și peste vite și peste tot pământul și peste fiecare târătoare ce se târăște pe pământ. **27** Astfel Dumnezeu a creat om după propriul său chip, după chipul lui Dumnezeu l-a creat, parte bărbătească și parte femeiască i-a creat. **28** Și Dumnezeu i-a binecuvântat și Dumnezeu le-a spus: Fiți roditori și înmulțiți-vă și umpleți pământul și supuneți-l și domniți peste peștii mării și peste păsările cerului și peste fiecare viețuitoare ce se mișcă pe pământ. **29** Și Dumnezeu a spus: Iată, v-am dat fiecare verdeață care aduce sămânță, care este peste fața întregului pământ, și fiecare pom, în care este rodul unui pom care aduce sămânță, aceasta vă va fi pentru mâncare. **30** Și fiecărei fiare a pământului și fiecărei păsări a cerului și fiecărei târătoare pe pământ, în care este viață, le-am dat fiecare plantă verde pentru mâncare; și așa a fost. **31** Și Dumnezeu a văzut fiecare lucru pe care l-a făcut și, iată, totul era foarte bun. Și a fost o seară și o dimineață: ziua a șasea.

2 Astfel au fost terminate cerurile și pământul și toată oștirea lor. **2** Și în ziua a șaptea Dumnezeu și-a terminat lucrarea pe care o făcuse; și în ziua a șaptea s-a odihnit de toată lucrarea lui pe care o făcuse. **3** Și Dumnezeu a binecuvântat ziua a șaptea și a sfințit-o, pentru că în aceasta s-a odihnit de toată lucrarea sa, pe care Dumnezeu a creat-o și a făcut-o. **4** Acestea sunt generațiile cerurilor și ale pământului când au fost create, în ziua în care DOMNUL Dumnezeu a făcut pământul și cerurile, **5** Și fiecare verdeață a câmpului, înainte ca aceasta

Бытие

1 В начале сотворил Бог небо и землю. 2 Земля же была безвидна и пуста, и тьма над бездною, и Дух Божий носился над водою. 3 И сказал Бог: да будет свет. И стал свет. 4 И увидел Бог свет, что он хорош, и отделил Бог свет от тьмы. 5 И назвал Бог свет днем, а тьму ночью. И был вечер, и было утро: день один. 6 И сказал Бог: да будет твердь посреди воды, и да отделяет она воду от воды. И стало так. 7 И создал Бог твердь, и отделил воду, которая под твердью, от воды, которая над твердью. И стало так. 8 И назвал Бог твердь небом. И увидел Бог, что это хорошо. И был вечер, и было утро: день второй. 9 И сказал Бог: да соберется вода, которая под небом, в одно место, и да явится суша. И стало так. И собралась вода под небом в свои места, и явилась суша. 10 И назвал Бог сушу землею, а собрание вод назвал морями. И увидел Бог, что это хорошо. 11 И сказал Бог: да произрастит земля зелень, траву, сеющую семя по роду и по подобию ее, и дерево плодovitое, приносящее по роду своему плод, в котором семя его на земле. И стало так. 12 И произвела земля зелень, траву, сеющую семя по роду и по подобию ее, и дерево плодovitое, приносящее плод, в котором семя его по роду его на земле. И увидел Бог, что это хорошо. 13 И был вечер, и было утро: день третий. 14 И сказал Бог: да будут светила на тверди небесной для освещения земли и для отделения дня от ночи, и для знамений, и времен, и дней, и годов; 15 и да будут они светильниками на тверди небесной, чтобы светить на землю. И стало так. 16 И создал Бог два светила великие: светило большее, для управления днем, и светило меньшее, для управления ночью, и звезды; 17 и поставил их Бог на тверди небесной, чтобы светить на землю, 18 и управлять днем и ночью, и отделять свет от тьмы. И увидел Бог, что это хорошо. 19 И был вечер, и было утро: день четвертый. 20 И сказал Бог: да произведет вода пресмыкающихся, душу живую; и птицы да полетят над землею, по тверди небесной. И стало так. 21 И сотворил Бог рыб больших и всякую душу животных пресмыкающихся, которых произвела вода, по роду их, и всякую птицу

пернатую по роду ее. И увидел Бог, что это хорошо. 22 И благословил их Бог, говоря: плодитесь и размножайтесь, и наполняйте воды в морях, и птицы да размножаются на земле. 23 И был вечер, и было утро: день пятый. 24 И сказал Бог: да произведет земля душу живую по роду ее, скотов, и гадов, и зверей земных по роду их. И стало так. 25 И создал Бог зверей земных по роду их, и скот по роду его, и всех гадов земных по роду их. И увидел Бог, что это хорошо. 26 И сказал Бог: сотворим человека по образу Нашему и по подобию Нашему, и да владычествуют они над рыбами морскими, и над птицами небесными, и над зверями, и над скотом, и над всею землею, и над всеми гадами, пресмыкающимися по земле. 27 И сотворил Бог человека по образу Своему, по образу Божию сотворил его; мужчину и женщину сотворил их. 28 И благословил их Бог, и сказал им Бог: плодитесь и размножайтесь, и наполняйте землю, и обладайте ею, и владычествуйте над рыбами морскими и над зверями, и над птицами небесными, и над всяким скотом, и над всею землею, и над всяким животным, пресмыкающимся по земле. 29 И сказал Бог: вот, Я дал вам всякую траву, сеющую семя, какая есть на всей земле, и всякое дерево, у которого плод древесный, сеющий семя; - вам сие будет в пищу; 30 а всем зверям земным, и всем птицам небесным, и всякому гаду, пресмыкающемуся по земле, в котором душа живая, дал Я всю зелень травную в пищу. И стало так. 31 И увидел Бог все, что Он создал, и вот, хорошо весьма. И был вечер, и было утро: день шестой.

2 Так совершены небо и земля и все воинство их. 2 И совершил Бог к седьмому дню дела Свои, которые Он делал, и почил в день седьмый от всех дел Своих, которые делал. 3 И благословил Бог седьмой день, и освятил его, ибо в онный почил от всех дел Своих, которые Бог творил и созидал. 4 Вот происхождение неба и земли, при сотворении их, в то время, когда Господь Бог создал землю и небо, 5 и всякий полевой кустарник, которого еще не было на земле, и всякую полевую траву, которая еще не росла, ибо Господь Бог не посылал дождя на землю, и не было человека для возделывания земли, 6 но пар поднимался с земли и орошал

Postanak

1 U početku stvori Bog nebo i zemlju. **2** A zemlja bješe bez oblièja i pusta, i bješe tama nad bezdanom; i duh Božji dizaše se nad vodom. **3** I reèe Bog: neka bude svjetlost. I bi svjetlost. **4** I vidje Bog svjetlost da je dobra; i rastavi Bog svjetlost od tame. **5** I svjetlost nazva Bog dan, a tamu nazva noæ. I bi veèe i bi jutro, dan prvi. **6** Potom reèe Bog: neka bude svod posred vode, da rastavlja vodu od vode. **7** I stvori Bog svod, i rastavi vodu pod svodom od vode nad svodom; i bi tako. **8** A svod nazva Bog nebo. I bi veèe i bi jutro, dan drugi. **9** Potom reèe Bog: neka se sabere voda što je pod nebom na jedno mjesto, i neka se pokaže suho. I bi tako. **10** I suho nazva Bog zemlja, a zborišta vodena nazva mora; i vidje Bog da je dobro. **11** Opet reèe Bog: neka pusti zemlja iz sebe travu, bilje, što nosi sjeme, i drvo rodno, koje raða rod po svojim vrstama, u kojem æe biti sjeme njegovo na zemlji. I bi tako. **12** I pusti zemlja iz sebe travu, bilje, što nosi sjeme po svojim vrstama, i drvo, koje raða rod, u kojem je sjeme njegovo po njegovijem vrstama. I vidje Bog da je dobro. **13** I bi veèe i bi jutro, dan treæi. **14** Potom reèe Bog: neka budu vidjela na svodu nebeskom, da dijele dan i noæ, da budu znaci vremenima i danima i godinama; **15** I neka svijetle na svodu nebeskom, da obasjavaju zemlju. I bi tako. **16** I stvori Bog dva vidjela velika: vidjelo veæe da upravlja danom, i vidjelo manje da upravlja noæu, i zvijezde. **17** I postavi ih Bog na svodu nebeskom da obasjavaju zemlju. **18** I da upravljaju danom i noæu, i da dijele svjetlost od tame. I vidje Bog da je dobro. **19** I bi veèe i bi jutro, dan èetvrti. **20** Potom reèe Bog: neka vrve po vodi žive duše, i ptice neka lete iznad zemlje pod svod nebeski. **21** I stvori Bog kitove velike i sve žive duše što se mièu, što provrvješe po vodi po vrstama svojim, i sve ptice krilate po vrstama njihovijem. I vidje Bog da je dobro; **22** I blagoslovi ih Bog govoreæi: raðajte se i množite se, i napunite vodu po morima, i ptice neka se množe na zemlji. **23** I bi veèe i bi jutro, dan peti. **24** Potom reèe Bog: neka zemlja pusti iz sebe duše žive po vrstama njihovijem, stoku i sitne životinje i zvijeri zemaljske po vrstama njihovijem. I bi tako. **25** I stvori Bog zvijeri zemaljske po vrstama njihovijem, i stoku po vrstama njezinijem, i sve sitne životinje na zemlji po vrstama njihovijem.

I vidje Bog da je dobro. **26** Potom reèe Bog: da naèinimo èovjeka po svojemu oblièju, kao što smo mi, koji æe biti gospodar od riba morskih i od ptica nebeskih i od stoke i od cijele zemlje i od svih životinja što se mièu po zemlji. **27** I stvori Bog èovjeka po oblièju svojemu, po oblièju Božijemu stvori ga; muško i žensko stvori ih. **28** I blagoslovi ih Bog, i reèe im Bog: raðajte se i množite se, i napunite zemlju, i vladajte njom, i budite gospodari od riba morskih i od ptica nebeskih i od svega zvjerinja što se mièe po zemlji. **29** I još reèe Bog: evo, dao sam vam sve bilje što nosi sjeme po svoj zemlji, i sva drveta rodna koja nose sjeme; to æe vam biti za hranu. **30** A svjemu zvjerinju zemaljskom i svjema pticama nebeskim i svjemu što se mièe na zemlji i u èem ima duša živa, dao sam svu travu da jedu. I bi tako. **31** Tada pogleda Bog sve što je stvorio, i gle, dobro bješe veoma. I bi veèe i bi jutro, dan šesti.

2 Tako se dovrši nebo i zemlja i sva vojska njihova.

2 I svrši Bog do sedmoga dana djela svoja, koja uèini; i poèinu u sedmi dan od svih djela svojih, koja uèini; **3** I blagoslovi Bog sedmi dan, i posveti ga, jer u taj dan poèinu od svih djela svojih, koja uèini; **4** To je postanje neba i zemlje, kad postaše, kad Gospod Bog stvori zemlju i nebo, **5** I svaku biljku poljsku, dokle je još ne bješe na zemlji, i svaku travku poljsku, dokle još ne nicaše; jer Gospod Bog još ne pusti dažda na zemlju, niti bješe èovjeka da radi zemlju, **6** Ali se podizaše para sa zemlje da natapa svu zemlju. **7** A stvori Gospod Bog èovjeka od praha zemaljskoga, i dunu mu u nos duh životni; i posta èovjek duša živa. **8** I nasadi Gospod Bog vrt u Edemu na istoku; i ondje namjesti èovjeka, kojega stvori. **9** I uèini Gospod Bog, te nikoše iz zemlje svakojaka drveta lijepa za gledanje i dobra za jelo, i drvo od života usred vrta i drvo od znanja dobra i zla. **10** A voda tecijaše iz Edema natapajuæi vrt, i odande se dijeljaše u èetiri rijeke. **11** Jednoj je ime Fison, ona teèe oko cijele zemlje Evilske, a ondje ima zlata, **12** I zlato je one zemlje vrlo dobro; ondje ima i bdela i dragoga kamena onih. **13** A drugoj je rijeci ime Geon, ona teèe oko cijele zemlje Huske. **14** A treæoj je rijeci ime Hidekel, ona teèe k Asirskoj. A èetvrta je rijeka Efrat. **15** I uzevši Gospod Bog èovjeka namjesti ga u vrtu Edemskom, da ga radi i da

1 Мојсијева

1 У почетку створи Бог небо и земљу. **2** А земља беше без облича и пуста, и беше тама над безданом; и дух Божји дизаше се над водом. **3** И рече Бог: Нека буде светлост. И би светлост. **4** И виде Бог светлост да је добра; и растави Бог светлост од таме. **5** И светлост назва Бог дан, а таму назва ноћ. И би вече и би јутро, дан први. **6** Потом рече Бог: Нека буде свод посред воде, да раставља воду од воде. **7** И створи Бог свод, и растави воду под сводом од воде над сводом; и би тако. **8** А свод назва Бог небо. И би вече и би јутро, дан други. **9** Потом рече Бог: Нека се сабере вода што је под небом на једно место, и нека се покаже суво. И би тако. **10** И суво назва Бог земља, а зборишта водена назва мора; и виде Бог да је добро. **11** Опет рече Бог: Нека пусти земља из себе траву, биље, што носи семе, и дрво родно, које рађа род по својим врстама, у коме ће бити семе његово на земљи. И би тако. **12** И пусти земља из себе траву, биље, што носи семе по својим врстама, и дрво, које рађа род, у коме је семе његово по његовим врстама. И виде Бог да је добро. **13** И би вече и би јутро, дан трећи. **14** Потом рече Бог: Нека буду видела на своду небеском, да деле дан и ноћ, да буду знаци временима и данима и годинама; **15** И нека светле на своду небеском, да обасјавају земљу. И би тако. **16** И створи Бог два видела велика: видело веће да управља даном, и видело мање да управља ноћу, и звезде. **17** И постави их Бог на своду небеском да обасјавају земљу. **18** И да управљају даном и ноћу, и да деле светлост од таме. И виде Бог да је добро. **19** И би вече и би јутро, дан четврти. **20** Потом рече Бог: Нека врве по води живе душе, и птице нека лете изнад земље под свод небески. **21** И створи Бог китове велике и све живе душе што се мичу, што проврвеше по води по врстама својим, и све птице крилате по врстама њиховим. И виде Бог да је добро; **22** И благослови их Бог говорећи: Рађајте се и множите се, и напуните воду по морима, и птице нека се множе на земљи. **23** И би вече и би јутро, дан пети. **24** Потом рече Бог: Нека земља пусти из себе душе живе по врстама њиховим, стоку и ситне животиње и звери

земаљске по врстама њиховим. И би тако. **25** И створи Бог звери земаљске по врстама њиховим, и стоку по врстама њеним, и све ситне животиње на земљи по врстама њиховим. И виде Бог да је добро. **26** Потом рече Бог: Да начинимо човека по свом обличју, као што смо ми, који ће бити господар од риба морских и од птица небеских и од стоке и од целе земље и од свих животиња што се мичу по земљи. **27** И створи Бог човека по обличју свом, по обличју Божјем створи га; мушко и женско створи их. **28** И благослови их Бог, и рече им Бог: Рађајте се и множите се, и напуните земљу, и владајте њом, и будите господари од риба морских и од птица небеских и од свих звери што се миче по земљи. **29** И још рече Бог: Ево, дао сам вам све биље што носи семе по свој земљи, и сва дрвета родна која носе семе; то ће вам бити за храну. **30** А свим зверима земаљским и свим птицама небеским и свему што се миче на земљи и у чему има душа жива, дао сам сву траву да једу. И би тако. **31** Тада погледа Бог све што је створио, и гле, добро беше веома. И би вече и би јутро, дан шести.

2 Тако се доврши небо и земља и сва војска њихова. **2** И сврши Бог до седмог дана дела своја, која учини; и почину у седми дан од свих дела својих, која учини; **3** И благослови Бог седми дан, и посвети га, јер у тај дан почину од свих дела својих, која учини; **4** То је постање неба и земље, кад посташе, кад Господ Бог створи земљу и небо, **5** И сваку биљку пољску, докле је још не беше на земљи, и сваку травку пољску, докле још не ницаше; јер Господ Бог још не пусти дажда на земљу, нити беше човека да ради земљу, **6** Али се подизаше пара са земље да натапа сву земљу. **7** А створи Господ Бог човека од праха земаљског, и дуну му у нос дух животни; и поста човек душа жива. **8** И насади Господ Бог врт у Едему на истоку; и онде намести човека, ког створи. **9** И учини Господ Бог, те никоше из земље свакаква дрвећа лепа за гледање и добра за јело, и дрво од живота усред врта и дрво од знања добра и зла. **10** А вода течаше из Едема натапајући врт, и оданде се дељаше у четири реке. **11** Једној је име Фисон, она тече око целе земље евилске, а онде има злата, **12** И злато је оне земље врло добро;

Genesisi

1 Pakutanga Mwari akasika matenga nyenika.

2 Zvino nyika yakanga isina kugadzirwa uye isina chinhu, rima rakanga riri pamusoro pemvura yakadzika, uye Mweya waMwari wakanga uchigara pamusoro pemvura. **3** Uye Mwari akati, “Chiedza ngachivepo,” chiedza chikavapo. **4** Mwari akaona kuti chiedza chakanga chakanaka, uye akaparadzanisa chiedza nerima. **5** Mwari akatumidza chiedza kuti “masikati,” uye rima akaratumidza kuti “usiku.” Uye madekwana akavapo, namangwanani akavapo, zuva rokutanga. **6** Uye Mwari akati, “Ngapave nenzvimbo pakati pemvura kuti iparadzanise mvura nemvura.” **7** Saka Mwari akaita nzvimbo uye akaparadzanisa mvura yakanga iri pasi penzvimbo iyi kubva pamvura yakanga iri pamusoro payo. Uye zvakaita saizvozvo. **8** Mwari akatumidza nzvimbo iyi kuti “denga.” Uye madekwana akavapo, namangwanani akavapo, zuva rechipiri. **9** Uye Mwari akati, “Mvura iri pasi pedenga ngaiungane panzvimbo imwe chete, uye pasi pakaoma ngapaonekwe.” Uye zvakaita saizvozvo. **10** Mwari akatumidza pasi pakaoma kuti, “nyika,” uye mvura yakaungana akaiti “makungwa.” Uye Mwari akaona kuti zvakanga zvakanaka. **11** Ipapo Mwari akati, “Nyika ngaimereke uswa: miriwo inobereka mbeu nemiti panyika inobereka michero ine mhodzi mukati mayo, maererano nemhando dzayo dzakasiyana-siyana.” Uye zvakaita saizvozvo. **12** Nyika yakameraresa uswa: miriwo inobereka mbeu maererano nemhando dzayo nemiti inobereka michero ine mhodzi mukati mayo, maererano nemhando dzayo. Uye Mwari akaona kuti zvakanga zvakanaka. **13** Uye madekwana akavapo, namangwanani akavapo, zuva rechitatu. **14** Uye Mwari akati, “Ngakuve nezviedza munzvimbo yedenga kuti zviparadzanise masikati kubva pausiku, uye ngazvishande sezviratidzo zvokucherechedza mwaka namazuva namakore, **15** uye ngazvive zviedza munzvimbo yedenga kuti zvivhenekere panyika.” Uye zvakaita saizvozvo. **16** Mwari

akaita zviedza zvikuru zviviri, chiedza chikuru kuti chibate ushe masikati uye chiedza chiduku kuti chibate ushe usiku. Akaitawo nyeredzi. **17** Mwari akazviisa munzvimbo yedenga kuti zvivhenekere panyika, **18** kuti zvibate ushe masikati nousiku, uye kuti zviparadzanise chiedza kubva parima. Uye Mwari akaona kuti zvakanga zvakanaka. **19** Uye madekwana akavapo, namangwanani akavapo, zuva rechina. **20** Uye Mwari akati, “Mvura ngaive nezvisikwa zvipenyu, uye shiri ngadzibhururuke pamusoro penyika munzvimbo yedenga.” **21** Saka Mwari akasika zvisikwa zvikuru zvegungwa nezvipenyu zvose zvinokambaira zvinogara mumvura, maererano namarudzi azvo, uye neshiri dzina mapapiro, maererano namarudzi adzo. Uye Mwari akaona kuti zvakanga zvakanaka. **22** Mwari akazviropafadza akati, “Berekanai muwande muzadze mvura iri mumakungwa, uye shiri ngadziwande panyika.” **23** Uye madekwana akavapo, namangwanani akavapo, zuva rechishanu. **24** Uye Mwari akati, “Nyika ngaibereke zvisikwa zvipenyu maererano namarudzi azvo: zvipfuwo, zvisikwa zvinokambaira panyika, nezvikara zvesango, chimwe nechimwe nemhando yacho.” Uye zvakaita saizvozvo. **25** Mwari akaita mhuka dzesango maererano namarudzi adzo, zvipfuwo namarudzi azvo, nezvisikwa zvose zvinokambaira panyika maererano namarudzi azvo. Uye Mwari akaona kuti zvakanga zvakanaka. **26** Ipapo Mwari akati, “Ngatiitei munhu nomufananidzo wedu, akafanana nesu, uye ngavave nesimba pamusoro pehove dzegungwa napamusoro peshiri dzedenga, napamusoro pemombe, napamusoro penyika yose, uye napamusoro pezvisikwa zvose zvinokambaira panyika.” **27** Saka Mwari akasika munhu nomufananidzo wake, akamusika mumufananidzo waMwari; akavasika murume nomukadzi. **28** Mwari akavaropafadza akati kwavari, “Berekanai muwande; zadzai nyika uye mubate ushe pamusoro payo. Muve nesimba pamusoro pehove dzegungwa napamusoro peshiri dzedenga napamusoro pezvisikwa zvipenyu zvinokambaira panyika.” **29** Ipapo

1 Mojzes

1 V začetku je Bog ustvaril nebo in zemljo. **2** Zemlja pa je bila brez oblike ter prazna in tema je bila na obličju globin in Božji Duh se je premikal na obličju vodá. **3** [1. dan] Bog je rekel: »Naj bo svetloba.« In bila je svetloba. **4** Bog je videl svetlobo, da je bila dobra in Bog je ločil svetlobo od teme. **5** Bog je svetlobo imenoval Dan, temo pa je imenoval Noč. In večer in jutro sta bila prvi dan. **6** [2. dan] Bog je rekel: »Naj bo nebesni svod na sredi vodá in naj razdeli vode od vodá.« **7** Bog je naredil nebesni svod in razdelil vode, ki so bile pod nebesnim svodom od vodá, ki so bile nad nebesnim svodom. In bilo je tako. **8** Bog je nebesni svod imenoval Nebo. In večer in jutro sta bila drugi dan. **9** [3. dan] Bog je rekel: »Naj bodo vode pod nebom zbrane skupaj na en kraj in naj se pojavi kopna zemlja.« In bilo je tako. **10** Bog je kopno zemljo imenoval Zemlja, zbiranje skupnih vodá pa je imenoval Morja, in Bog je videl, da je bilo to dobro. **11** Bog je rekel: »Naj zemlja rodi travo, zelišče, ki obrodi seme in sadno drevo, ki obrodi sad po svoji vrsti, čigar seme je v njem samem na zemlji.« In bilo je tako. **12** Zemlja je rodila travo in zelišče, ki obrodi seme po svoji vrsti in drevo, ki obrodi sad po svoji vrsti, čigar seme je v njem samem, po njegovi vrsti. In Bog je videl, da je bilo to dobro. **13** In večer in jutro sta bila tretji dan. **14** [4. dan] Bog je rekel: »Naj bodo svetilke na nebesnem svodu neba, da razdelijo dan od noči; in naj bodo za znamenja, za letne dobe, za dneve in leta, **15** in naj bodo za svetilke na nebesnem svodu neba, da na zemljo dajejo svetlobo.« In bilo je tako. **16** Bog je naredil dve veliki luči: svetlejšo luč, da vlada dnevno in šibkejšo luč, da vlada noči; naredil je tudi zvezde. **17** Bog jih je postavil v nebesni svod neba, da na zemljo dajejo svetlobo **18** in da vladajo nad dnevom in nad nočjo in da ločijo svetlobo od teme. In Bog je videl, da je bilo to dobro. **19** In večer in jutro sta bila četrti dan. **20** [5. dan] Bog je rekel: »Naj vode obilno rodijo gibljivo ustvarjeno bitje, ki ima življenje in perjad, da lahko leti nad zemljo v odprtem nebesnem svodu neba.« **21** Bog je ustvaril velikanske kite in vsako živo ustvarjeno bitje, ki se giblje, ki so jih vode obilno rodile po svoji vrsti in vsako krilato perjad po svoji vrsti. In Bog je videl, da je bilo to dobro. **22** Bog jih je blagoslovil, rekoč: »Bodite rodovitne in se

množite ter napolnite vode v morjih in naj se perjad pomnoži na zemlji.« **23** In večer in jutro sta bila peti dan. **24** [6. dan] Bog je rekel: »Naj zemlja rodi živo ustvarjeno bitje po svoji vrsti, živino in plazečo stvar in žival zemlje po svoji vrsti.« In bilo je tako. **25** Bog je naredil žival zemlje po svoji vrsti in živino po svoji vrsti in vsako stvar, ki se plazi po zemlji, po svoji vrsti. In Bog je videl, da je bilo to dobro. **26** Bog je rekel: »Naredimo človeka po naši podobi, po naši podobnosti in naj imata gospodstvo nad ribo morja in nad zračno perjadjo in nad živino in nad vso zemljo in nad vsako plazečo stvarjo, ki se plazi na zemlji.« **27** Tako je Bog ustvaril človeka po svoji lastni podobi, po Božji podobi ga je ustvaril Bog. Moškega in žensko ju je ustvaril. **28** Bog ju je blagoslovil in Bog jima je rekel: »Bodita rodovitna in se množita in napolnita zemljo ter si jo podjarmita in imejta gospodstvo nad ribami morja in nad zračno perjadjo in nad vsako živo stvarjo, ki se giblje na zemlji.« **29** Bog je rekel: »Glejta, dal sem vama vsako zeleno zelišče, ki obrodi seme, ki je na obličju vse zemlje in vsako drevo, na katerem je sad drevesa, ki obrodi seme; naj vama bo to za hrano. **30** Vsaki zemeljski živali in vsaki zračni perjadi in vsaki stvari, ki se plazi na zemlji, v kateri je življenje, sem dal za hrano vsako zeleno zelišče.« In bilo je tako. **31** Bog je videl vsako stvar, ki jo je naredil, in glej, to je bilo zelo dobro. In večer in jutro sta bila šesti dan.

2 Tako sta bila končana nebo in zemlja in vsa njuna vojska. **2** [7. dan] Na sedmi dan je Bog končal svoje delo, ki ga je naredil; in na sedmi dan je počival od vsega svojega dela, ki ga je naredil. **3** Bog je blagoslovil sedmi dan ter ga posvetil, zato ker je na ta [dan] počival od vsega svojega dela, ki ga je Bog ustvaril in naredil. **4** To so rodovi neba in zemlje, ko so bili ustvarjeni, na dan, ko je Gospod Bog naredil zemljo in nebo **5** in vsako poljsko rastlino, preden je bila na zemlji in vsako poljsko zelišče, preden je zrastle, kajti Gospod Bog na zemljo ni poslal dežja in ni bilo človeka, da obdeluje tla. **6** Toda meglica se je dvigala iz zemlje in namakala celotno obličje tal. **7** Gospod Bog je iz prahu tal oblikoval človeka in v njegove nosnice vdihnil dih življenja, in človek je postal živa duša. **8** Gospod Bog je zasadil vrt proti vzhodu v Edenu in tja je postavil človeka, ki ga je oblikoval. **9** Gospod Bog je naredil, da iz tal požene

Bilowgii

1 Bilowgii Ilaah samada iyo dhulkuu abuuray. **2** Dhulkuna qaab ma lahayn, wuuna madhnaa; gudcurna moolkuu dul joogay; oo Ruuxa Ilaahna wuxuu ka dul dhaqdhaqaaqayay biyaha. **3** Ilaahna wuxuu yidhi, Iftiin ha ahaado: iftiin baana ahaaday. **4** Ilaahna wuxuu arkay iftiinkii inuu wanaagsan yahay: Ilaahna iftiinkii ayuu ka soocay gudcurkii. **5** Ilaahna iftiinkii wuxuu u bixiyey Maalin, gudcurkiina wuxuu u bixiyey Habeen. Waxaana jiray fiid iyo subax, isla maalin ah. **6** Ilaahna wuxuu yidhi, Meel bannaani ha noqoto biyaha dhexdooda, oo iyadu biyaha ha ka soocdo biyaha. **7** Markaasuu Ilaah sameeyey meeshii bannaanka ahayd, oo wuxuu biyihii bannaanka ka hooseeyey ka soocay kuwii bannaanka ka sarreeyey; sidaasayna ahaatay. **8** Ilaahna bannaankii wuxuu u bixiyey Samo. Waxaana jiray fiid iyo subax, maalintii labaad. **9** Ilaahna wuxuu yidhi, Biyaha samada ka hooseeya meel ha isugu soo urureen, oo ciidda engegani ha muuqato; sidaasayna ahaatay. **10** Markaasuu Ilaah ciiddii engegnayd u bixiyey Dhul; ururkii biyahana wuxuu u bixiyey Bado: oo Ilaah wuxuu arkay in taasu wanaagsan tahay. **11** Ilaahna wuxuu yidhi, Dhulku ha soo bixiyo doog, iyo geedo yaryar oo iniino dhala, iyo geedo waaweyn oo midho caynkooda ah dhala, oo iniinahoodu ku dhex jiraan, oo dhulka ku kor yaal; sidaasayna ahaatay. **12** Dhulkiina wuxuu soo bixiyey doog, iyo geedo yaryar oo leh iniino caynkooda ah, iyo geedo waaweyn oo midho dhala, oo iniinahoodu ku dhex jiraan, iyagoo caynkooda ah, Ilaahna wuxuu arkay in taasu wanaagsan tahay. **13** Waxaana jiray fiid iyo subax, maalintii saddexaad. **14** Ilaahna wuxuu yidhi, Iftiimmo ha ahaadeen meesha bannaan oo samada dhex ah si ay u kala soocaan maalinta iyo habeenka; oo ha u ahaadeen calaamooyin, iyo xilliyo, iyo maalmo iyo sannado; **15** oo iftiimmo ha u noqdeen meeshii bannaanayd oo samada dhex ahayd si ay u iftiimiyaan dhulka dushiisa; sidaasayna ahaatay. **16** Oo Ilaah wuxuu sameeyey labada iftiin ee waaweyn; si uu iftiinka weynu u xukumo maalinta, iftiinka yaruna u xukumo habeenka; oo xiddigahana wuu sameeyey. **17** Ilaahna wuxuu iyaga dhigay meeshii bannaanayd oo samada dhex ahayd si ay dhulka u iftiimiyaan, **18** oo ay u xukumaan maalinta iyo habeenka, oo ay

iftiinka uga soocaan gudcurka, Ilaahna wuxuu arkay in taasu wanaagsan tahay. **19** Oo waxaana jiray fiid iyo subax, maalintii afraad. **20** Oo Ilaah wuxuu yidhi, Biyuhu aad ha u soo bixiyeen uun dhaqdhaqaaqa oo badan, oo naf nool leh, haadduna ha duusho dhulka dushiisa xagga meeshii bannaanayd oo samada dhex ahayd. **21** Oo Ilaah wuxuu abuuray nibiriyada badda oo waaweyn, iyo uun kasta oo nool oo dhaqdhaqaaqa, ee biyuhu aad u soo bixiyeen iyagoo badan, oo caynkooda oo kale dhala, iyo haad kasta oo caynkiisa dhala; Ilaahna wuxuu arkay in taasu wanaagsan tahay. **22** Oo Ilaah baa barakeeyey iyaga, isagoo leh, Wax badan dhala, oo tarma, oo biyaha badaha ka buuxsama, haadduna ha ku tarmeen dhulka. **23** Oo waxaana jiray fiid iyo subax, maalintii shanaad. **24** Oo Ilaah wuxuu yidhi, Dhulku ha soo bixiyo uun nool oo caynkiisa dhala, kuwaasoo ah xoolo, iyo waxa gurguurta, iyo dugaagga dhulka oo caynkooda dhala; sidaasayna ahaatay. **25** Ilaahna wuxuu sameeyey dugaagga dhulka oo caynkiisa dhala, iyo xoolo caynkooda dhala, iyo wax kasta oo dhulka gurguurta oo caynkiisa dhala; Ilaahna wuxuu arkay in taasu wanaagsan tahay. **26** Ilaahna wuxuu yidhi, Aan nin inoo eg ka samayno araggeenna, oo iyagu ha xukumeen kalluunka badda, iyo haadda hawada, iyo xoolaha, iyo dhulka oo dhan, iyo waxa dhulka gurguurta oo dhan. **27** Oo Ilaah nin buu ka abuuray araggiisa, Ilaah araggiisa ayuu ka abuuray isaga; lab iyo dhaddig ayuu abuuray. **28** Oo Ilaah waa barakeeyey iyaga; oo Ilaah wuxuu iyaga ku yidhi, Wax badan dhala oo tarma, oo dhulka ka buuxsama, oo ka sara mara dhulka, oo xukuma kalluunka badda, iyo haadda hawada, iyo wax kasta oo nool oo dhulka kor dhaqdhaqaaqa. **29** Oo Ilaah wuxuu yidhi, Bal eeg, waxaan idin siiyey geed kasta oo yar oo iniino dhala, oo ku yaal dhulka dushiisa oo dhan, iyo geed kasta oo weyn, kaasoo midho leh, iniinona dhala; oo waxay idiin noqon doonaan cunto; **30** oo dugaag kasta oo dhulka jooga, iyo haad kasta oo hawada duula, iyo wax kasta oo dhulka gurguurta, oo naf nool leh ayaan geed kasta oo cagaar ah cunto u siiyey; sidaasayna ahaatay. **31** Oo Ilaah wuxuu arkay wax kasta oo uu sameeyey, oo bal eeg, aad bay u wanaagsanaayeen. Waxaana jiray fiid iyo subax, maalintii lixaad.

2 Samada iyo dhulkuna way dhammaadeen, iyo waxa badan ee ku jira oo dhammuba. **2** Maalintii

Génesis

1 En el principio, Dios creó los cielos y la tierra. **2** La tierra estaba sin forma y vacía. Las tinieblas estaban en la superficie de las profundidades y el Espíritu de Dios se cernía sobre la superficie de las aguas. **3** Dios dijo: "Que se haga la luz", y se hizo la luz. **4** Dios vio la luz y vio que era buena. Dios separó la luz de las tinieblas. **5** Dios llamó a la luz "día", y a las tinieblas las llamó "noche". Hubo tarde y hubo mañana, el primer día. **6** Dios dijo: "Que haya una extensión en medio de las aguas, y que divida las aguas de las aguas". **7** Dios hizo la expansión y dividió las aguas que estaban debajo de la expansión de las aguas que estaban encima de la expansión; y así fue. **8** Dios llamó a la expansión "cielo". Hubo tarde y mañana, un segundo día. **9** Dios dijo: "Que las aguas bajo el cielo se reúnan en un solo lugar, y que aparezca la tierra seca"; y así fue. **10** Dios llamó a la tierra seca "tierra", y a la reunión de las aguas la llamó "mares". Dios vio que era bueno. **11** Dijo Dios: "Produzca la tierra hierba, hierbas que den semillas y árboles frutales que den fruto según su especie, con sus semillas, sobre la tierra"; y así fue. **12** La tierra dio hierba, hierbas que producen semillas según su género, y árboles que dan fruto, con sus semillas, según su género; y vio Dios que era bueno. **13** Se hizo la tarde y la mañana, un tercer día. **14** Dios dijo: "Que haya luces en la extensión del cielo para separar el día de la noche; y que sean para señales que marquen las estaciones, los días y los años; **15** y que sean para luces en la extensión del cielo para alumbrar la tierra"; y así fue. **16** Dios hizo las dos grandes luces: la luz mayor para gobernar el día, y la luz menor para gobernar la noche. También hizo las estrellas. **17** Dios las puso en la extensión del cielo para que alumbraran la tierra, **18** y para que dominaran el día y la noche, y para que separaran la luz de las tinieblas. Dios vio que era bueno. **19** Se hizo la tarde y se hizo la mañana, un cuarto día. **20** Dios dijo: "Que las aguas abunden en seres vivos, y que las aves vuelen sobre la tierra en la abierta extensión del cielo". **21** Dios creó las grandes criaturas marinas y toda criatura viviente que se mueve, con las que pululan las aguas, según su especie, y toda ave alada según su especie. Dios vio

que era bueno. **22** Dios los bendijo diciendo: "Sean fecundos y multiplíquense, llenen las aguas de los mares y multiplíquense las aves en la tierra." **23** Se hizo la tarde y la mañana, un quinto día. **24** Dios dijo: "Que la tierra produzca seres vivos según su especie, ganado, reptiles y animales de la tierra según su especie"; y así fue. **25** Dios hizo a los animales de la tierra según su especie, a los animales según su especie y a todo lo que se arrastra por el suelo según su especie. Dios vio que era bueno. **26** Dios dijo: "Hagamos al hombre a nuestra imagen y semejanza. Que tenga dominio sobre los peces del mar, sobre las aves del cielo, sobre el ganado, sobre toda la tierra y sobre todo lo que se arrastra sobre ella". **27** Dios creó al hombre a su imagen y semejanza. A imagen y semejanza de Dios lo creó; hombre y mujer los creó. **28** Dios los bendijo. Dios les dijo: "Sed fecundos, multiplicaos, llenad la tierra y sometedla. Dominen a los peces del mar, a las aves del cielo y a todo ser viviente que se mueve sobre la tierra". **29** Dios dijo: "Mira, te he dado toda hierba que da semilla, que está en la superficie de toda la tierra, y todo árbol que da fruto que da semilla. Serán su alimento. **30** A todo animal de la tierra, y a toda ave del cielo, y a todo lo que se arrastra sobre la tierra, en el que hay vida, les he dado toda hierba verde como alimento"; y así fue. **31** Dios vio todo lo que había hecho, y he aquí que era muy bueno. Hubo tarde y mañana, un sexto día.

2 Los cielos, la tierra y todo su vasto conjunto fueron terminados. **2** En el séptimo día Dios terminó su obra que había hecho; y descansó en el séptimo día de toda su obra que había hecho. **3** Dios bendijo el séptimo día y lo santificó, porque en él descansó de toda su obra de creación que había hecho. **4** Esta es la historia de las generaciones de los cielos y de la tierra cuando fueron creados, el día en que Yahvé Dios hizo la tierra y los cielos. **5** Todavía no había en la tierra ninguna planta del campo, ni había brotado ninguna hierba del campo, porque Yahvé Dios no había hecho llover sobre la tierra. No había ningún hombre que labrara la tierra, **6** sino que una niebla subía de la tierra y regaba toda la superficie del suelo. **7** Yahvé Dios formó al hombre del polvo de la tierra y sopló en su nariz aliento de vida, y el hombre se convirtió en un alma viviente. **8** Yahvé

Mwanzo

1 Hapo mwanzo Mungu aliumba mbingu na dunia. **2** Wakati huu dunia ilikuwa haina umbo, tena ilikuwa tupu. Giza lilikuwa juu ya uso wa vilindi vya maji, naye Roho wa Mungu alikuwa ametulia juu ya maji. **3** Mungu akasema, “Iwepo nuru,” nayo nuru ikawepo. **4** Mungu akaona ya kuwa nuru ni njema, ndipo Mungu akatenganisha nuru na giza. **5** Mungu akaiita nuru “mchana,” na giza akaliita “usiku.” Ikawa jioni, ikawa asubuhi, siku ya kwanza. **6** Mungu akasema, “Iwepo nafasi kati ya maji igawe maji na maji.” **7** Kwa hiyo Mungu akafanya nafasi, akatenganisha maji yaliyo chini ya hiyo nafasi na maji yaliyo juu yake. Ikawa hivyo. **8** Mungu akaiita hiyo nafasi “anga.” Ikawa jioni, ikawa asubuhi, siku ya pili. **9** Mungu akasema, “Maji yaliyopo chini ya anga na yakusanyike mahali pamoja, pawepo na nchi kavu.” Ikawa hivyo. **10** Mungu akaiita nchi kavu “ardhi,” nalo lile kusanyiko la maji akaliita “bahari.” Mungu akaona kuwa ni vyema. **11** Kisha Mungu akasema, “Ardhi na itoe mimea: miche itoayo mbegu, miti juu ya nchi itoayo matunda yenye mbegu ndani yake, kila mmea kulingana na aina zake mbalimbali.” Ikawa hivyo. **12** Ardhi ikachipua mimea: Mimea itoayo mbegu kulingana na aina zake, na miti itoayo matunda yenye mbegu kulingana na aina zake. Mungu akaona ya kuwa hili ni jema. **13** Ikawa jioni, ikawa asubuhi, siku ya tatu. **14** Mungu akasema, “Iwepo mianga kwenye nafasi ya anga ili itenganishe usiku na mchana, nayo iwe alama ya kutambulisha majira mbalimbali, siku na miaka, **15** nayo iwe mianga kwenye nafasi ya anga ya kutia nuru juu ya dunia.” Ikawa hivyo. **16** Mungu akafanya mianga miwili mikubwa: mwanga mkubwa utawale mchana, na mwanga mdogo utawale usiku. Pia Mungu akafanya nyota. **17** Mungu akaiweka katika nafasi ya anga iangaze dunia, **18** itawale usiku na mchana, na ikatenganishe nuru na giza. Mungu akaona kuwa hili ni jema. **19** Ikawa jioni, ikawa asubuhi, siku ya nne. **20** Mungu akasema, “Kuwepo na viumbe hai tele kwenye maji, nao ndege waruke juu ya dunia katika nafasi ya anga.” **21** Kwa

hiyo Mungu akaumba viumbe wakubwa wa baharini na kila kiumbe hai kiendacho majini kulingana na aina zake, na kila ndege mwenye mabawa kulingana na aina yake. Mungu akaona kuwa hili ni jema. **22** Mungu akavibariki, akasema, “Zaeni mwongezeke, mkayajaze maji ya bahari, nao ndege waongezeke katika dunia.” **23** Ikawa jioni, ikawa asubuhi, siku ya tano. **24** Mungu akasema, “Ardhi na itoe viumbe hai kulingana na aina zake: wanyama wa kufugwa, viumbe vitambaavyo ardhini na wanyama pori, kila mnyama kulingana na aina yake.” Ikawa hivyo. **25** Mungu akafanya wanyama pori kulingana na aina zake, wanyama wa kufugwa kulingana na aina zake, na viumbe vyote vitambaavyo juu ya ardhi kulingana na aina zake. Mungu akaona kuwa hili ni jema. **26** Ndipo Mungu akasema, “Tufanye mtu kwa mfano wetu, kwa sura yetu, wakatawale juu ya samaki wa baharini na ndege wa angani, juu ya mifugo, juu ya dunia yote, na juu ya viumbe wote watambao juu ya nchi.” **27** Kwa hiyo Mungu akamuumba mtu kwa mfano wake mwenyewe, kwa mfano wa Mungu alimuumba; mwanaume na mwanamke aliwaumba. **28** Mungu akawabariki na akawaambia, “Zaeni na mkaongezeke, mkaijaze tena dunia na kuitiisha. Mkatawale samaki wa baharini, ndege wa angani, na kila kiumbe hai kiendacho juu ya ardhi.” **29** Kisha Mungu akasema, “Nimewapa kila mche utoao mbegu juu ya uso wa dunia yote, na kila mti wenye matunda yenye mbegu ndani yake. Vitakuwa chakula chenu. **30** Nao wanyama wote wa dunia, ndege wote wa angani, na viumbe vyote viendavyo juu ya ardhi: yaani kila kiumbe chenye pumzi ya uhai, ninawapa kila mche wa kijani kuwa chakula.” Ikawa hivyo. **31** Mungu akaona vyote alivyoumba, na tazama, ilikuwa vizuri sana. Ikawa jioni, ikawa asubuhi, siku ya sita.

2 Kwa hiyo mbingu na dunia zikakamilika, pamoja na vyote vilivyomo. **2** Katika siku ya saba Mungu alikuwa amekamilisha kazi aliyokuwa akiifanya, hivyo siku ya saba akapumzika kutoka kazi zake zote. **3** Mungu akaibariki siku ya saba akaifanya takatifu, kwa

1 Mosebok

1 I begynnelsen skapade Gud himmel och jord. **2** Och jorden var öde och tom, och mörker var över djupet, och Guds Ande svävade över vattnet. **3** Och Gud sade: »Varde ljus»; och det vart ljus. **4** Och Gud såg att ljuset var gott; och Gud skilde ljuset från mörkret. **5** Och Gud kallade ljuset dag, och mörkret kallade han natt. Och det vart afton, och det vart morgon, den första dagen. **6** Och Gud sade: »Varde mitt i vattnet ett fäste som skiljer vatten från vatten.» **7** Och Gud gjorde fästet, och skilde vattnet under fästet från vattnet ovan fästet; och det skedde så. **8** Och Gud kallade fästet himmel. Och det vart afton, och det vart morgon, den andra dagen. **9** Och Gud sade: »Samle sig det vatten som är under himmelen till en särskild plats, så att det torra bliver synligt.» Och det skedde så. **10** Och Gud kallade det torra jord, och vattensamlingen kallade han hav. Och Gud såg att det var gott. **11** Och Gud sade: »Frambringe jorden grönska, fröbärande örter och fruktträd, som efter sina arter bära frukt, vari de hava sitt frö, på jorden.» Och det skedde så; **12** jorden frambragte grönska, fröbärande örter, efter deras arter, och träd som efter sina arter buro frukt, vari de hade sitt frö. Och Gud såg att det var gott. **13** Och det vart afton, och det vart morgon, den tredje dagen. **14** Och Gud sade: »Varde på himmelens fäste ljus som skilja dagen från natten, och vare de till tecken och till att utmärka särskilda tider, dagar och år, **15** och vare de på himmelens fäste till ljus som lysa över jorden.» Och det skedde så; **16** Gud gjorde de två stora ljusen, det större ljuset till att råda över dagen, och det mindre ljuset till att råda över natten, så ock stjärnorna. **17** Och Gud satte dem på himmelens fäste till att lysa över jorden, **18** och till att råda över dagen och över natten, och till att skilja ljuset från mörkret. Och Gud såg att det var gott. **19** Och det vart afton, och det vart morgon, den fjärde dagen. **20** Och Gud sade: »Frambringe vattnet ett vimmel av levande varelser; flyge ock fåglar över jorden under himmelens fäste.» **21** Och Gud skapade de stora havsdjuren och hela det stim av levande varelser, som vattnet vimlar av, efter deras arter, så ock alla bevingade fåglar, efter deras arter. Och Gud såg att det var gott. **22** Och Gud välsignade dem och sade: »Varen fruktsamma och föröken eder, och

uppfyllen vattnet i haven; föröke sig ock fåglarna på jorden.» **23** Och det vart afton, och det vart morgon, den femte dagen. **24** Och Gud sade: »Frambringe jorden levande varelser, efter deras arter, boskapsdjur och kräldjur och vilda djur, efter deras arter.» Och det skedde så; **25** Gud gjorde de vilda djuren, efter deras arter, och boskapsdjuren, efter deras arter, och alla kräldjur på marken, efter deras arter. Och Gud såg att det var gott. **26** Och Gud sade: »Låt oss göra människor till vår avbild, till att vara oss lika; och må de råda över fiskarna i havet och över fåglarna under himmelen och över boskapsdjuren och över hela jorden och över alla kräldjur som röra sig på jorden.» **27** Och Gud skapade människan till sin avbild, till Guds avbild skapade han henne, till man och kvinna skapade han dem. **28** Och Gud välsignade dem; Gud sade till dem: »Varen fruktsamma och föröken eder, och uppfyllen jorden och läggen den under eder; och råden över fiskarna i havet och över fåglarna under himmelen och över alla djur som röra sig på jorden.» **29** Och Gud sade: »Se, jag giver eder alla fröbärande örter på hela jorden och alla träd med fröbärande trädfrukt; detta skolen I hava till föda. **30** Men åt alla djur på jorden och åt alla fåglar under himmelen och åt allt som krälar på jorden, vad som i sig har en levande själ, åt dessa giver jag alla gröna örter till föda.» Och det skedde så. **31** Och Gud såg på allt som han hade gjort, och se, det var mycket gott. Och det vart afton, och det vart morgon, den sjätte dagen.

2 Så blevo nu himmelen och jorden fullbordade med hela sin härskara. **2** Och Gud fullbordade på sjunde dagen det verk som han hade gjort; och han vilade på sjunde dagen från allt det verk som han hade gjort. **3** Och Gud välsignade den sjunde dagen och helgade den, därför att han på den dagen vilade från allt sitt verk, det som Gud hade gjort, när han skapade. **4** Detta är berättelsen om den ordning i vilken allt blev till på himmelen och jorden, när de skapades, då när HERREN Gud gjorde jord och himmel. **5** Då bar jorden ännu ingen buske på marken, och ingen ört hade ännu skjutit upp på marken, ty HERREN Gud hade icke låtit regna på jorden, och ingen människa fanns, som kunde bruka jorden; **6** men en dimma steg upp från jorden och vattnade hela marken. **7** Och HERREN Gud danade människan av stoft från jorden och inblåste livsande

Genesis

1 Noong simula nilikha ng Diyos ang langit at ang lupa. **2** Ang lupa ay walang anyo at walang laman. Ang kadiliman ay nasa ibabaw ng kalaliman. Ang Espiritu ng Diyos ay kumikilos sa ibabaw ng katubigan. **3** Sinabi ng Diyos, "Magkaroon ng liwanag" at nagkaroon ng liwanag. **4** Nakita ng Diyos na ang liwanag ay kaaya-aya. Hiniwalay niya ang liwanag mula sa kadiliman. **5** Tinawag ng Diyos ang liwanag na "araw," at ang kadiliman ay tinawag niyang "gabi". Naggabi at nag-umaga, ito ang unang araw. **6** Sinabi ng Diyos, "Magkaroon ng puwang sa pagitan ng mga tubig, at hayaang ihiwalay nito ang tubig mula sa tubig." **7** Ginawa ng Diyos ang puwang at hiniwalay niya ang tubig na nasa silong ng kalawakan mula sa tubig na nasa ibabaw ng kalawakan. At nagkagayon nga. **8** Tinawag ng Diyos ang puwang na "langit." Naggabi at nag-umaga, ito ang ikalawang araw. **9** Sinabi ng Diyos, "Hayaang ang katubigang nasa ilalim ng langit ay sama-samang magtipon sa isang lugar, at hayaang lumitaw ang tuyong lupain." At nagkagayon nga. **10** Tinawag ng Diyos ang tuyong lupain na "lupa" at ang natipong tubig ay tinawag niyang "dagat." Nakita niyang ito ay kaaya-aya. **11** Sinabi ng Diyos, "Hayaang tumubo ang halaman sa lupa: mga pananim na nagbibigay ng buto at mga namumungang punong kahoy na kung saan ang buto nito'y nasa loob ng kanyang bunga, ayon sa kanyang sariling uri." At nagkagayon nga. **12** Tinubuan ng halaman ang lupa, mga pananim na nagbibigay ng buto mula sa kanilang uri, at mga namumungang punong kahoy na taglay nito ang buto, mula sa kanilang uri. Nakita ng Diyos na ito ay kaaya-aya. **13** Naggabi at nag-umaga, ito ang ikatlong araw. **14** Sinabi ng Diyos, "Hayaang magkaroon ng mga liwanag sa langit upang ihiwalay ang araw mula sa gabi. At hayaan silang maging mga palatandaan, para sa mga panahon, para sa mga araw at sa mga taon. **15** Hayaan silang maging mga liwanag sa langit upang magbigay liwanag sa ibabaw ng mundo." At nagkagayon nga. **16** Ginawa ng Diyos ang dalawang malaking mga liwanag, ang mas malaking liwanag upang pamunuan ang araw, at ang mas maliit na liwanag upang pamunuan ang gabi. Ginawa rin niya ang mga bituin. **17** Inilagay sila ng Diyos sa langit upang magbigay liwanag sa ibabaw ng mundo, **18** upang pamunuan ang buong araw at ang buong

gabi, at upang ihiwalay ang liwanag sa kadiliman. Nakita ng Diyos na ito ay kaaya-aya. **19** Naggabi at nag-umaga, ito ang ikaapat na araw. **20** Sinabi ng Diyos, "Hayaang mapuno ang katubigan ng lahat ng uri ng buhay na nilalang na ginawa ko, mapuno ang himpapawid ng mga ibong lumilipad sa ibabaw ng lupa." **21** Kaya't nilikha ng Diyos ang malalaking nilalang na naninirahan sa dagat, gayon din ang bawat buhay na nilikha ayon sa kanyang uri, mga nilalang na kumikilos at nagkukumpol sa katubigan, at bawat mga ibong may pakpak ayon sa kanyang uri. Nakita ng Diyos na ito ay kaaya-aya. **22** Pinagpala sila ng Diyos, sinasabing, "Maging mabunga kayo at magpakarami, punuin niyo ang katubigan sa mga dagat. Hayaang dumami ang mga ibon sa mundo. **23** Naggabi at nag-umaga, ito ang ikalimang araw. **24** Sinabi ng Diyos, "Hayaang magdulot ang mundo ng buhay na mga nilalang, bawat isa ayon sa kanyang sariling uri, mga hayop, mga gumagapang na bagay, at mga mababangis na hayop ng mundo, bawat isa nito ayon sa kanyang sariling uri". Nagkagayon nga. **25** Ginawa ng Diyos ang mga mababangis na hayop sa mundo ayon sa kanilang uri, ang mga hayop ayon sa kanilang mga uri, at lahat ng bagay na gumagapang sa ibabaw ng lupa ayon sa kanyang uri. Nakita niya na ito ay kaaya-aya. **26** Sinabi ng Diyos, "Gawin natin ang tao ayon sa ating wangis, ayon sa ating larawan. Hayaan silang mamahala sa isda sa dagat, sa mga ibon sa langit, sa mga hayop, sa buong mundo, at sa lahat ng gumagapang na bagay na gumagapang sa mundo. **27** Nilikha ng Diyos ang tao ayon sa kanyang sariling wangis. Ayon sa kanyang wangis nilikha niya siya. Lalaki at babae nilikha niya sila. **28** Pinagpala sila ng Diyos at sinabihan silang, "Maging mabunga kayo, at magpakarami. Punuin niyo ang mundo, at supilin ito. Maging tagapamahala kayo sa isda sa dagat, sa mga ibon sa langit, at sa lahat ng buhay na bagay na kumikilos sa ibabaw ng mundo." **29** Sinabi ng Diyos, "Tingnan ninyo, ibinigay ko sa inyo ang bawat pananim na nagbibigay ng buto na nasa ibabaw ng buong mundo, at bawat punong-kahoy kasama ang bungang may buto sa loob nito. Sila ay magiging pagkain ninyo. **30** Sa bawat hayop sa mundo, sa bawat ibon sa kalangitan, at sa lahat ng bagay na gumagapang sa ibabaw ng mundo, at sa bawat nilikhang may hininga ng buhay ibinigay ko ang bawat luntiang halaman para maging pagkain." At nagkagayon nga. **31** Nakita ng Diyos ang lahat

ஆதியாகமம்

1 ஆரம்பத்தில் இறைவன் வானங்களையும் பூமியையும் படைத்தார். 2 பூமி உருவமற்று வெறுமையாய் இருந்தது. ஆழத்தின் மேற்பரப்பில் இருள் பரவியிருந்தது. இறைவனின் ஆவியானவர் தண்ணீரின்மேல் அசைவாடிக்கொண்டிருந்தார். 3 அதன்பின் இறைவன், “ஒளி உண்டாகட்டும்” என்று சொன்னார்; ஒளி உண்டாயிற்று. 4 ஒளி நல்லது என்று இறைவன் கண்டார், அவர் இருளிலிருந்து ஒளியைப் பிரித்தார். 5 இறைவன் ஒளிக்குப் “பகல்” என்றும் இருளுக்கு “இரவு” என்றும் பெயரிட்டார். மாலையும் காலையுமாகி முதலாம் நாள் ஆயிற்று. 6 அதன்பின் இறைவன், “தண்ணீர்திரளுக்கு இடையில் ஒரு வானவெளி உண்டாகட்டும்; அந்த வானவெளி கீழே இருக்கிற தண்ணீரிலிருந்து வானவெளிக்கு மேலே இருக்கிற தண்ணீரைப் பிரிக்கட்டும்” என்று சொன்னார். 7 இவ்வாறு இறைவன் இந்த வானவெளியை உண்டாக்கி, கீழேயுள்ள தண்ணீரை, மேலேயுள்ள தண்ணீரிலிருந்து பிரித்தார். அது அப்படியே ஆயிற்று. 8 இறைவன் வானவெளிக்கு “ஆகாயம்” என்று பெயரிட்டார். அப்பொழுது மாலையும் காலையுமாகி இரண்டாம் நாள் ஆயிற்று. 9 அதன்பின் இறைவன், “ஆகாயத்தின் கீழுள்ள தண்ணீர் ஓரிடத்தில் சேர்ந்து, உலர்ந்த தரை தோன்றட்டும்” என்று சொன்னார். அது அப்படியே ஆயிற்று. 10 இறைவன் உலர்ந்த தரைக்கு “நிலம்” என்றும், சேர்ந்த தண்ணீருக்கு “கடல்” என்றும் பெயரிட்டார். அது நல்லது என்று இறைவன் கண்டார். 11 அதன்பின் இறைவன், “நிலம் தாவர வகைகளை முளைப்பிக்கட்டும்: விதை தரும் பயிர்களையும், விதையுள்ள பழங்களைக் கொடுக்கும் மரங்களையும் தந்தன் வகைகளின்படியே முளைப்பிக்கட்டும்” என்று சொன்னார். அது அப்படியே ஆயிற்று. 12 நிலம் தாவரங்களை முளைப்பித்தது: விதையை பிறப்பிக்கும் பயிர்களை அவற்றின் வகைகளின்படியும், விதையுள்ள பழங்களைக் கொடுக்கும் மரங்களை அவற்றின் வகைகளின்படியும் முளைப்பித்தது. அது நல்லது என்று இறைவன் கண்டார். 13 அப்பொழுது மாலையும் காலையுமாகி மூன்றாம் நாள் ஆயிற்று. 14 அதன்பின் இறைவன், “வானவெளியில் ஒளிச்சுடர்கள் உண்டாகட்டும், அவை இரவிலிருந்து பகலைப் பிரிக்கட்டும்; அவை பூமியில் பருவகாலங்களையும், நாட்களையும், வருடங்களையும் குறிக்கும் அடையாளங்களாகவும், 15 அவை பூமிக்கு ஒளி கொடுக்கும்படி, வானவெளியில் ஒளிச்சுடர்களாய் இருக்கட்டும்” என்று சொன்னார். அது அப்படியே ஆயிற்று. 16 பகலை ஆளுவதற்குப் பெரிய சுடரும், இரவை ஆளுவதற்குச் சிறிய சுடருமாக, இறைவன் இரு பெரும் ஒளிச்சுடர்களை உண்டாக்கினார். அவர் நட்சத்திரங்களையும் உண்டாக்கினார். 17 இறைவன் அவற்றைப் பூமிக்கு வெளிச்சம் கொடுப்பதற்காக வானவெளியில் வைத்தார். 18 பகலையும் இரவையும் ஆளுவதற்காகவும், இருளிலிருந்து ஒளியைப் பிரிப்பதற்காகவும் அவற்றை வைத்தார். அது நல்லது என்று

ఆదికాండము

౧ ఆరంభంలో దేవుడు ఆకాశాలనూ భూమిని సృష్టించాడు. ౨ భూమి నిరాకారంగా, శూన్యంగా ఉంది. జలాగాధం మీద చీకటి కమ్ముకుని ఉంది. దేవుని ఆత్మ ఆ మహా జలరాశిపై కదలాడుతూ ఉన్నాడు. ౩ దేవుడు “వెలుగు కలుగు గాక” అన్నాడు. వెలుగు కలిగింది. ౪ ఆ వెలుగు దేవునికి మంచిదిగా అనిపించింది. దేవుడు వెలుగునూ చీకటిని వేరు చేశాడు. ౫ దేవుడు వెలుగుకు పగలు అనీ చీకటికి రాత్రి అని పేర్లు పెట్టాడు. సాయంత్రం అయింది, ఉదయం వచ్చింది, మొదటి రోజు. ౬ దేవుడు “మహా జలరాశి మధ్యలో ఒక విశాల ప్రదేశం కలుగు గాక. అది నీళ్ళనుండి నీళ్ళను వేరు చేయు గాక” అన్నాడు. ౭ దేవుడు ఆ విశాలమైన ప్రదేశాన్ని చేసి, దాని పైన ఉన్న జలాలను, కింద ఉన్న జలాలను వేరు చేసాడు. అది అలాగే జరిగింది. ౮ దేవుడు ఆ విశాల ప్రదేశానికి “ఆకాశం” అని పేరు పెట్టాడు. రాత్రి అయింది, ఉదయం వచ్చింది, రెండవ రోజు. ౯ దేవుడు “ఆకాశం కింద ఉన్న జలాలు ఒకే చోట సమకూడి ఆరిన నేల కనబడాలి” అన్నాడు. అలాగే జరిగింది. ౧౦ దేవుడు ఆరిన నేలకు “భూమి” అని పేరు పెట్టాడు. కూర్చి ఉన్న జలాలకు “సముద్రాలు” అని పేరు పెట్టాడు. అది ఆయనకు మంచిదిగా అనిపించింది. ౧౧ దేవుడు “వృక్ష జాలాన్ని, విత్తనాలుండే చెట్లను, భూమిపై తమ తమ జాతి ప్రకారం విత్తనాలు ఉండి ఫలం ఇచ్చే పండ్ల చెట్లను భూమి మొలిపించాలి” అన్నాడు. అలాగే జరిగింది. ౧౨ వృక్ష జాతిని, విత్తనాలుండే చెట్లను, భూమిమీద తమ తమ జాతుల ప్రకారం తమలో విత్తనాలు ఉండి ఫలం ఇచ్చే పండ్ల చెట్లను భూమి మొలిపించింది. అది ఆయనకు మంచిదిగా కనబడింది. ౧౩ రాత్రి అయింది, ఉదయం వచ్చింది-మూడవ రోజు. ౧౪ దేవుడు “రాత్రి నుంచి పగలును వేరు చెయ్యడానికి ఆకాశ విశాలంలో జ్యోతులు ఉండాలి. కాలాలకు, రోజులకు, సంవత్సరాలకు అవి సూచనలుగా ఉండాలి. ౧౫ భూమికి వెలుగు ఇవ్వడానికి ఆకాశ విశాలంలో జ్యోతులుగా అవి ఉండాలి” అన్నాడు. అలాగే జరిగింది. ౧౬ దేవుడు రెండు గొప్ప జ్యోతులు చేశాడు. పగటిని ఏలడానికి పెద్ద జ్యోతిని, రాత్రిని పాలించడానికి చిన్న జ్యోతిని చేశాడు. ఆయన నక్షత్రాలను కూడా చేశాడు. ౧౭ భూమికి వెలుగు ఇవ్వడానికీ, ౧౮ పగటిని రాత్రిని పాలించడానికీ, వెలుగునూ చీకటిని వేరు చెయ్యడానికీ,

దేవుడు ఆకాశ విశాలంలో వాటిని అమర్చాడు. అది ఆయనకు మంచిదిగా కనబడింది. ౧౯ రాత్రి అయింది. ఉదయం వచ్చింది-నాలుగో రోజు. ౨౦ దేవుడు “చలించే ప్రాణులు జలాల్లో కుప్పలు ఆప్పలుగా నిండిపోవాలి. భూమిపై ఉన్న ఆకాశవిశాలంలో పక్షులు ఎగరాలి” అన్నాడు. ౨౧ దేవుడు బ్రహ్మాండమైన జలచరాలనూ, చలించే ప్రాణులన్నిటినీ వాటి వాటి జాతుల ప్రకారం పుష్కలంగా జలాలను నింపి వేసినా సృష్టించాడు. ఇంకా వాటి వాటి జాతి ప్రకారం రెక్కలున్న ప్రతి పక్షిని సృష్టించాడు. అది ఆయనకు మంచిదిగా కనబడింది. ౨౨ దేవుడు “మీరు ఫలించి వృద్ధి పొందండి. సముద్ర జలాలను నింపండి. పక్షులు భూమి మీద విస్తరించాలి” అని వాటిని దీవించాడు. ౨౩ రాత్రి అయింది. ఉదయం వచ్చింది-ఐదో రోజు. ౨౪ దేవుడు “వాటి వాటి జాతుల ప్రకారం ప్రాణం గలవాటిని, అంటే వాటి వాటి జాతి ప్రకారం పశువులను, పురుగులను, అడవి జంతువులను భూమి పుట్టించాలి” అన్నాడు. అలాగే జరిగింది. ౨౫ దేవుడు, వాటి వాటి జాతుల ప్రకారం అడవి జంతువులనూ వాటి వాటి జాతుల ప్రకారం పశువులనూ, వాటి వాటి జాతుల ప్రకారం నేలమీద పాకే ప్రతి పురుగునూ చేశాడు. అది ఆయనకు మంచిదిగా కనబడింది. ౨౬ దేవుడు ఇలా అన్నాడు. “మన స్వరూపంలో మన పోలికలో మనిషిని చేద్దాం. సముద్రంలో చేపల మీదా ఆకాశంలో పక్షుల మీదా పశువుల మీదా భూమి మీద పాకే ప్రతి జంతువు మీదా భూమి అంతటా మీదా వారికి ఆధిపత్యం ఉండాలి” అన్నాడు. ౨౭ దేవుడు తన స్వరూపంలో మనిషిని సృష్టించాడు. దేవుని స్వరూపంలో అతణ్ణి సృష్టించాడు. పురుషుడిగా స్త్రీగా వాళ్ళను సృష్టించాడు. ౨౮ దేవుడు వాళ్ళను దీవించి “మీరు ఫలించి, సంఖ్యలో వృద్ధి చెందండి. భూమి అంతటా విస్తరించి, భూమిని నింపి దాన్ని స్వాధీనం చేసుకోండి. సముద్రంలో చేపలనూ ఆకాశంలో పక్షులనూ మీదా భూమి మీద పాకే ప్రతి ప్రాణిని పరిపాలించండి” అని చెప్పాడు. ౨౯ దేవుడు ఇంకా ఇలా అన్నాడు. “చూడండి, భూమిమీద ఉన్న విత్తనాలిచ్చే ప్రతి చెట్టును, విత్తనాలున్న ఫలాలు ఇచ్చే ప్రతి చెట్టును మీకు ఇచ్చాను. అవి మీకు ఆహారం అవుతాయి. ౩౦ భూమిమీద ఉండే జంతువులన్నిటికీ ఆకాశ పక్షులన్నిటికీ భూమి మీద పాకే జీవాలన్నిటికీ పచ్చని చెట్లన్నీ ఆహారం అవుతాయి” అన్నాడు. అలాగే జరిగింది. ౩౧ దేవుడు తాను చేసిందంతా చూసినప్పుడు

Senesi

1 Na'e fakatupu 'e he 'Otua 'i he kamata'anga 'ae langi mo māmani. **2** Pea na'e fuofuonoa 'a māmani mo lala; pea na'e fakapo'uli 'ae funga 'oe loloto. Pea na'e 'ō'ōfaki 'ae Laumālie 'oe 'Otua ki he fukahi vai. **3** Pea folofola 'ae 'Otua, "Ke maama pea na'e maama ai." **4** Pea 'afio 'e he 'Otua ki he maama, kuo lelei ia: pea na'e vahe'i 'e he 'Otua 'ae maama mei he po'uli. **5** Pea na'e ui 'e he 'Otua 'ae maama ko e "Aho," pea ne ui 'ae po'uli ko e "Pō." Pea ko e efiāfi mo e pongipongi ko e 'uluaki 'aho ia. **6** Pea na'e folofola 'ae 'Otua, "Ke ai 'ae 'atā 'i he vaha'a 'oe ngaahi vai, ke vahe'i 'ae ngaahi vai mei he ngaahi vai." **7** Pea na'e ngaohi 'e he 'Otua, 'ae 'atā, pea vahe'i 'ae ngaahi vai na'e 'i he lalo 'atā, mei he ngaahi vai na'e 'i 'olunga 'i he 'atā: pea na'e hoko ia. **8** Pea na'e ui 'ae 'atā 'e he 'Otua ko e "Langi." Pea ko e efiāfi mo e pongipongi ko hono 'aho ua ia. **9** Pea na'e folofola 'ae 'Otua, "Ke fakataha 'ae ngaahi vai 'i he lalo langi ki he potu pe taha, pea ke hā mai 'ae mōmoa: pea na'e hoko ia." **10** Pea na'e ui 'e he 'Otua 'ae mōmoa ko e Fonua; pea ko e ngaahi vai na'e tānaki fakataha, na'a ne ui ko e Tahi; pea na'e 'afio 'e he 'Otua kuo lelei. **11** Pea na'e folofola 'ae 'Otua, "Ke tupu 'ae mohuku mei he kelekele, mo e 'akau iiki 'oku ai hono tenga, mo e 'akau 'oku fua, pea 'i ai hono tenga, 'o tatau mo hono fa'ahinga:" pea na'e hoko ia. **12** Pea na'e tupu mei he kelekele 'ae mohuku, mo e 'akau iiki na'e tupu ai 'ae tenga 'o hono fa'ahinga, mo e 'akau 'oku fua, 'aia na'e 'i ai 'ae tenga 'o hono fa'ahinga: pea na'e 'afio 'e he 'Otua kuo lelei. **13** Pea ko e efiāfi mo e pongipongi ko hono 'aho tolu ia. **14** Pea na'e folofola 'ae 'Otua, "Ke ai 'ae ngaahi maama 'i he 'atā 'oe langi, ke vahe'i 'ae 'aho mei he pō; pea ke faka'ilonga 'aki ia 'ae ngaahi fa'ahita'u, mo e ngaahi 'aho, mo e ngaahi ta'u: **15** pea ke hoko ia ko e ngaahi maama 'i he 'atā 'oe langi ke fakamaama ki māmani:" pea na'e hoko ia. **16** Pea na'e ngaohi 'e he 'Otua 'ae maama lahi 'e ua; ko e maama lahi hake ke pule ki he 'aho, mo e maama si'i ke pule ki he pō: pea mo e ngaahi fetu'u foki. **17** Pea na'e tuku ia 'e he 'Otua 'i he 'atā 'oe langi,

ke fakamaama ki māmani, **18** Pea ke pule ki he 'aho mo e pō, pea ke vahe'i 'ae maama mei he po'uli: pea na'e 'afio 'e he 'Otua kuo lelei. **19** Pea ko e efiāfi mo e pongipongi ko hono 'aho fā ia. **20** Pea na'e folofola 'ae 'Otua, "Ke tupu 'o lahi 'aupito mei he ngaahi vai 'ae me'a mo'ui 'oku totolo, mo e fanga manupuna ke puna 'i he funga 'o māmani, 'i he 'atā 'oe langi." **21** Pea na'e ngaohi 'e he 'Otua 'ae ngaahi tofua'a lalahi, mo e me'a mo'ui kotoa pē na'e ngaolo, 'aia ne tupu lahi 'aupito mei he ngaahi vai 'i honau fa'ahinga, mo e fanga manupuna kotoa pē 'i honau fa'ahinga pea na'e 'afio 'e he 'Otua kuo lelei. **22** Pea na'e tāpuaki'i 'akinautolu 'e he 'Otua, 'o pēhē, "Mou fanafanau, mo tupu ke lahi, pea fakafonu 'ae ngaahi vai 'oe tahi, pea ke tupu ke lahi 'ae fanga manupuna 'i māmani. **23** Pea ko e efiāfi mo e pongipongi ko hono 'aho nima ia. **24** Pea na'e folofola 'ae 'Otua, "Ke tupu mei he fonua 'ae me'a mo'ui 'i hono fa'ahinga, 'ae fanga manu, mo e me'a totolo, mo e manu 'oe vao 'i hono fa'ahinga:" pea na'e hoko ia. **25** Pea na'e ngaohi 'e he 'Otua 'ae manu 'oe vao 'i hono fa'ahinga, mo e fanga manu lalahi 'i honau fa'ahinga, mo e me'a kotoa pē 'oku totolo 'i he funga fonua 'i hono fa'ahinga: pea na'e 'afio 'e he 'Otua kuo lelei ia. **26** Pea na'e folofola 'ae 'Otua, "Ke tau ngaohi 'ae tangata 'i hotau tatau, mo e tau anga: pea kenau pule ki he ika 'oe tahi, mo e manupuna 'oe 'atā, mo e fanga manu, mo māmani kotoa pē, mo e me'a totolo kotoa pē 'oku ngaue 'i he kelekele." **27** Ko ia na'e ngaohi 'ae tangata 'e he 'Otua 'i hono tatau, na'a ne ngaohi ia 'i he tatau 'oe 'Otua; na'a ne ngaohi 'akinaua ko e tangata mo e fefine. **28** Pea na'e tāpuaki'i 'akinaua 'e he 'Otua, pea folofola 'ae 'Otua kiate kinaua, "Fanafanau, mo fakatokolahi, mo fakakakai 'a māmani, pea pule ki ai: pea pule ki he ika 'oe tahi, mo e fanga manupuna 'oe 'atā, mo e me'a mo'ui kotoa pē 'oku ngaue 'i he funga 'o māmani." **29** Pea na'e folofola 'ae 'Otua, "Vakai, kuo u foaki kiate kimoua 'ae 'akau iiki kotoa pē 'oku 'i ai hono tenga, 'aia 'oku 'i he funga 'oe fonua kotoa, mo e 'akau kotoa pē 'oku fua 'aia 'oku 'i ai hono tenga; ko ia ia ke mo kai. **30** Pea ko e fanga manu kotoa pē 'i he fonua, mo e fanga manupuna

1 Mose

1 Mfiase no Onyankopɔn bɔɔ ɔsoro ne asase. **2** Na asase ye basaa a na eɔa mpan, na sum kata bun no ani, na Onyankopɔn Honhom butuw nsu no ani. **3** Onyankopɔn hye se, “Enye hann,” na eyee hann. **4** Onyankopɔn huu se hann no ye, na ɔtew hann no fii sum no ho. **5** Onyankopɔn frɛe hann no se, “adekyee,” na sum no nso se, “adesae.” Ade sae na ade kyee, da a edi kan ne no. **6** Onyankopɔn kae se, “Nkyemu mmra nsu no ntam, na enkyekye nsu no mu.” **7** Enti Onyankopɔn yee nkyemu no, de kyekye nsu a ewɔ nkyemu no ase fii nsu a ewɔ nkyemu no atifi no mu. Na eyee saa. **8** Onyankopɔn too atifi nkyemu no din wim. Na ade sae, na ade kyee; eyi ne da a eto so abien. **9** Na Onyankopɔn kae se, “Nsu a ewɔ nkyemu no ase no ano mmoa wɔ faako, na asase kesee nna ne ho adi.” Na eyee saa. **10** Onyankopɔn too beae kesee ne din “asase.” Na nsu a eboaa ne ho ano no nso, ɔtoo no din “ɛpo.” Onyankopɔn hui se eye. **11** Afei Onyankopɔn kae se, “Afifide mfifi wɔ asase so; afifide a esow aba, nnuaba ahorow a esow aba ne nea n’aba hyehye mu nyinaa mfifi wɔ asase so.” Na eyee saa. **12** Afifide a esow aba ne nnua fifii wɔ asase so na n’aba no nyin yee nnua ne afifide se ne seso. Onyankopɔn hui se eye. **13** Na ade sae, na ade kyee. Eyi ne da a eto so abiesa. **14** Na Onyankopɔn kae se, “Hann mmra nkyemu a ewɔ wim no mu, na emmɛpae adekyee ne adesae mu. Na emmɛye nnyinaso mma bere nkyekyemu, nna ne mfe, **15** na emma hann mmra nkyemu a ewɔ wim no mu, na ahyeren wɔ asase so.” Na eyee saa. **16** Onyankopɔn yee akanea akese abien a eye owia ne ɔsram se, owia no nni adekyee so na ɔsram no nni anadwo so. Ɖɔɔ nsoromma nso. **17** Onyankopɔn de akanea akese abien yi sii nkyemu a ewɔ wim no mu se enhyeren wɔ asase so, **18** na wonni adekyee ne adesae no so, na entew hann no mfi sum no ho. Na Onyankopɔn hui se eye. **19** Na ade sae, na ade kyee. Da a eto so anan ne no. **20** Onyankopɔn kae se, “Abɔde a nkwa wɔ mu nhye nsu no ma, na nnomaa ntu mfa asase ne nkyemu a ewɔ wim no so.” **21** Enti Onyankopɔn bɔɔ po mu mmoa

akese ne mmoa ahorow nyinaa a wɔwɔ nkwa na wɔkeka wɔn ho ne nnomaa ahorow nyinaa. **22** Onyankopɔn hyiraa abɔde no nyinaa so, kae se, “Monwo na monye bebree na monhye po no mu nsu no ma, na nnomaa ase ntrɛw wɔ asase so.” **23** Na ade sae, na ade kyee. Da a eto so anum ne no. **24** Onyankopɔn kae se, “Abɔde a nkwa wɔ mu ahorow nyinaa ne wɔn seso, anantwi ne mmoa a wɔwea wɔn afuru so ne mmoa ahorow a wɔye keka a wɔwɔ asase so nyinaa mmra asase so.” Na eyee saa. **25** Onyankopɔn bɔɔ mmoa ahorow, anantwi ahorow ne wɔn seso ne mmoa a wɔwea wɔn afuru so ne wɔn seso. Na Onyankopɔn hui se eye. **26** Onyankopɔn kae se, “Momma yemma onipa se yen seso, na onni po mu mpataa, wim nnomaa, anantwi ne mmoa a wɔye keka ne biribiara a ewea n’afuru so wɔ asase so no so.” **27** Enti Onyankopɔn bɔɔ onipa se ne seso; Onyankopɔn seso so na ɔbɔɔ wɔn; ɔbarima ne ɔbea na ɔbɔɔ wɔn. **28** Onyankopɔn hyiraa wɔn, ka kyerɛe wɔn se, “Monwo na monye asase so ma, na munnii biribiara so. Munnii po mu mpataa ne wim nnomaa ne abɔde biara a nkwa wɔ mu a ewɔ asase so no nyinaa so.” **29** Afei Onyankopɔn kae se, “Mede asase so afifide a esow aba nyinaa, afifide biara a aba hye ne nnuaba mu wɔ asase yi so nyinaa hye wo nsa. Eɛbye w’aduan. **30** Mede nhabammono nyinaa ama aboa biara a ɔwɔ asase so, anomaa biara a ɔwɔ wim, biribiara a ewea n’afuru so, biribiara a nkwa wɔ mu wɔ asase so se wɔn aduan.” Na eyee saa. **31** Onyankopɔn hwɛe nea waye nyinaa huu se eye papa. Na ade sae, na ade kyee. Eyi ne da a eto so asia.

2 Eyi ne ɔkwan a Onyankopɔn faa so bɔɔ ɔsoro ne asase ne nea ewɔ mu nyinaa. **2** Eduu da a eto so ason no, na Onyankopɔn awie nnnwuma a ofii ase yee no nyinaa. Enti da a eto so ason no, ogyee n’ahome. **3** Enti Onyankopɔn hyiraa da a eto so ason no, na ɔtew ho, efise saa da no na Onyankopɔn gye n’ahome fii adebɔ nnnwuma no nyinaa mu. **4** Eyi ne ɔsoro ne asasebɔ ho asem. Bere a Awurade Nyankopɔn bɔɔ ɔsoro ne asase no. **5** Na afifide biara nni asase so, na wuram nnua biara nso nni ho. Efise, na Awurade

1 Mose

1 Ahyeasɛɛ no Onyankopɔn bɔɔ ɔsoro ne asase.

2 Na asase ye sakasaka ne hunu. Na esum kata nsubunu no ani. Na Onyankopɔn honhom butu nsuo no ani. **3** Onyankopɔn hyɛɛ sɛ, enye hann! Na eyɛɛ hann. **4** Onyankopɔn hunuu sɛ hann no ye enti, ɔtee hann no firii esum no ho. **5** Onyankopɔn frɛɛ hann no sɛ adekyeɛɛ, na esum no nso sɛ adesaɛɛ. Adeɛ saɛɛ na adeɛ kyeɛɛ, ɛda a ɛdi ɛkan no no. **6** Onyankopɔn kaa sɛ, “Nkyɛmu mmra nsuo no ntam, na enkyekye nsuo no mu.” **7** Enti, Onyankopɔn yeɛ nkyɛmu no de kyekyeɛ nsuo a ɛwɔ nkyɛmu no ase firii nsuo a ɛwɔ nkyɛmu no atifi no mu. Na eyɛɛ saa. **8** Onyankopɔn too atifi nkyɛmu no edin ewiem. Na esum duruie enna adeɛ kyeɛɛ; yei ne ɛda a ɛto so mmienu. **9** Na Onyankopɔn kaa sɛ, “Nsuo a ɛwɔ nkyɛmu no ase no ano mmoa wɔ faako, na asase kesee nna ne ho adi.” Na eyɛɛ saa. **10** Onyankopɔn too beaɛ kesee no edin asase. Enna nsuo a ɛboaɛ ne ho ano no nso, ɔtoo no edin ɛpo. Onyankopɔn hunuu sɛ eyɛ. **11** Afei, Onyankopɔn kaa sɛ, “Afifideɛ mfifiri asase so; afifideɛ a eso aba, nnuaba ahodoɔ a eso aba ne deɛ, n’aba hyehye mu nyinaa mfifiri asase so.” Na eyɛɛ saa. **12** Afifideɛ a eso aba ne nnua fifirii asase so na n’aba no nyini yeɛ nnua ne afifideɛ sɛ ne sɛso. Onyankopɔn hunuu sɛ, eyɛ. **13** Na adeɛ saɛɛ enna adeɛ kyeɛɛ. Yei ne ɛda a ɛto so mmiensa. **14** Na Onyankopɔn kaa sɛ, “Hann mmra nkyɛmu a ɛwɔ ewiem no mu mmɛpaɛ adekyeɛɛ ne adesaɛɛ mu. Na emmɛye nnyinasoɔ mma ɛberɛ nkyekyeɛmu, nna ne mfee **15** na emma hann mmra nkyɛmu a ɛwɔ ewiem no mu, na ahyerɛn wɔ asase so.” Na eyɛɛ saa. **16** Onyankopɔn yeɛ nkanea akeseɛ mmienu a eyɛ owia ne ɔbosome sɛ, owia no nni adekyeɛɛ so na ɔbosome no nni anadwo so. ɔbɔɔ nsoromma nso. **17** Onyankopɔn de nkanea akeseɛ mmienu yi sii nkyɛmu ewiem no mu sɛ, enhyerɛn wɔ asase so, **18** na wɔnni adekyeɛɛ ne adesaɛɛ no so, na ente hann no mfiri esum no ho. Na Onyankopɔn hunuu sɛ, eyɛ. **19** Na adeɛ saɛɛ, enna adeɛ kyeɛɛ. ɛda a ɛto so enan ne no. **20** Onyankopɔn kaa sɛ, “Abɔdeɛ a nkwa

wɔ mu nhye nsuo no ma, na nnomaa ntu mfa asase ne nkyɛmu a ɛwɔ ewiem no so.” **21** Enti, Onyankopɔn bɔɔ ɛpo mu mmoa akeseɛ ne mmoa ahodoɔ nyinaa a wɔwɔ nkwa na wɔkeka wɔn ho ne nnomaa ahodoɔ nyinaa. Na Onyankopɔn hunuu sɛ eyɛ. **22** Onyankopɔn hyiraa abɔdeɛ no nyinaa so, enna ɔkaa sɛ, “Monwo na monye bebree na monhye ɛpo no ma, na nnomaa ase ntre wɔ asase so.” **23** Na adeɛ saɛɛ enna adeɛ kyeɛɛ. ɛda a, ɛto so enum ne no. **24** Onyankopɔn kaa sɛ, “Abɔdeɛ a nkwa wɔ mu ahodoɔ nyinaa ne wɔn sɛso, anantwie ne mmoa a wɔwea wɔn afuru so ne mmoa ahodoɔ a wɔye keka a wɔwɔ asase so nyinaa mmra asase so.” Na eyɛɛ saa. **25** Onyankopɔn bɔɔ mmoa ahodoɔ, anantwie ahodoɔ ne wɔn sɛso ne mmoa a, wɔwea wɔn afuru so ne wɔn sɛso. Na Onyankopɔn hunuu sɛ, eyɛ. **26** Onyankopɔn kaa sɛ, “Momma yemma onipa sɛ yen sɛso, na ɔnni ɛpo mu mpataa, ewiem nnomaa, anantwie ne mmoa a wɔye keka ne biribiara a ɛwea n’afuru so wɔ asase so.” **27** Enti, Onyankopɔn bɔɔ onipa sɛ ne sɛso; Onyankopɔn sɛso so na ɔbɔɔ wɔn; ɔbaa ne ɔbarima na ɔbɔɔ wɔn. **28** Onyankopɔn hyiraa wɔn, ka kyereɛ wɔn sɛ, “Monwo na monye asase so ma, na monni biribiara so. Monni ɛpo mu mpataa ne ewiem nnomaa ne abɔdeɛ biara a, nkwa wɔ mu a, ɛwɔ asase so no nyinaa so.” **29** Afei, Onyankopɔn kaa sɛ, “Mede asase so afifideɛ a eso aba nyinaa, afifideɛ biara a aba hye ne nnuaba mu wɔ asase yi so nyinaa hye wo nsa. ɛbɛye w’aduane. **30** Mede nhammono nyinaa ama aboa biara a ɔwɔ asase so, anomaa biara a ɔwɔ ewiem, biribiara a ɛwea n’afuru so, biribiara a nkwa wɔ mu wɔ asase so sɛ wɔn aduane.” Na eyɛɛ saa. **31** Onyankopɔn hwɛɛ deɛ waye nyinaa hunuu sɛ eyɛ papa. Na adeɛ saɛɛ na adeɛ kyeɛɛ. Yei ne ɛda a ɛto so nsia.

2 Ye ne ɛkwan a Onyankopɔn faa so bɔɔ ɔsoro ne asase ne deɛ ɛwɔ mu nyinaa. **2** ɛduruu ɛda a ɛto so nson no, na Onyankopɔn awie nnwuma a ɔhyɛɛ aseɛ yeɛɛ no nyinaa. Enti, ɛda a ɛto so nson no, ɔgyee n’ahome. **3** Onyankopɔn hyiraa ɛda a ɛto so nson no, na ɔtee ho. ɛfiri sɛ, saa ɛda no na Onyankopɔn gyee n’ahome firii adebɔ nnwuma no nyinaa ho. **4** Ye ne

Буття

1 На початку Бог створив небо та землю. **2** А земля була пуста та порожня, і темрява була над безоднею, і Дух Божий ширяв над поверхнею води. **3** І сказав Бог: „Хай станеться світло!“ І сталося світло. **4** І побачив Бог світло, що добре воно, — і Бог відділив світло від темряви. **5** І Бог назвав світло: „День“, а темряву назвав: „Ніч“. І був вечір, і був ранок, — день перший. **6** І сказав Бог: „Нехай станеться твердь посеред води, і нехай відділяє вона між водою й водою.“ **7** І Бог твердь учинив, і відділив воду, що під твердю вона, і воду, що над твердю вона. І сталося так. **8** І назвав Бог твердь: „Небо“. І був вечір, і був ранок — день другий. **9** І сказав Бог: „Нехай збереться вода з-під неба до місця одного, і нехай суходіл стане видний“. І сталося так. **10** І назвав Бог суходіл: „Земля“, а місце зібрання води назвав: „Море“. І Бог побачив, що добре воно. **11** І сказав Бог: „Нехай земля вродить траву, ярину, що насіння вона розсіває, дерево овочеве, що за родом своїм плід приносить, що в ньому насіння його на землі“. І сталося так. **12** І земля траву видала, ярину, що насіння розсіває за родом її, і дерево, що приносить плід, що насіння його в нім за родом його. І Бог побачив, що добре воно. **13** І був вечір, і був ранок, — день третій. **14** І сказав Бог: „Нехай будуть світила на тверді небесній для відділення дня від ночі, і нехай вони стануть знаками, і часами умовленими, і днями, і роками. **15** І нехай вони стануть на тверді небесній світилами, щоб світити над землею“. І сталося так. **16** І вчинив Бог обидва світила великі, — світило велике, щоб воно керувало днем, і світило мале, щоб керувало ніччю, також зорі. **17** І Бог умістив їх на тверді небесній, щоб світили вони над землею, **18** і щоб керували днем та ніччю, і щоб відділювали світло від темряви. І Бог побачив, що це добре. **19** І був вечір, і був ранок, — день четвертий. **20** І сказав Бог: „Нехай вода виройть дрібні істоти,

душу живу, і птаство, що літає над землею під небесною твердю“. **21** І створив Бог риби великі, і всяку душу живу плазуючу, що її вода виройла за їх родом, і всяку пташину крилату за родом її. І Бог побачив, що добре воно. **22** І поблагословив їх Бог, кажучи: „Плодіться й розмножуйтеся, і наповнюйте воду в морях, а птаство нехай розмножується на землі!“ **23** І був вечір, і був ранок, — день п'ятий. **24** І сказав Бог: „Нехай видасть земля живу душу за родом її, худобу й плазуюче, і зёмну звірину за родом її“. І сталося так. **25** І вчинив Бог зёмну звірину за родом її, і худобу за родом її, і все земне плазуюче за родом його. І бачив Бог, що добре воно. **26** І сказав Бог: „Створімо людину за образом Нашим, за подобою Нашою, і хай панують над морською рибою, і над птаством небесним, і над худобою, і над усею землею, і над усім плазуючим, що плазує по землі“. **27** І Бог на Свій образ людину створив, на образ Божий її Він створив, як чоловіка та жінку створив їх. **28** І поблагословив їх Бог, і сказав Бог до них: „Плодіться й розмножуйтеся, і наповнюйте землю, оволодійте нею, і пануйте над морськими рибами, і над птаством небесним, і над кожним плазуючим живим на землі!“ **29** І сказав Бог: „Оце дав Я вам усю ярину, що розсіває насіння, що на всій землі, і кожне дерево, що на ньому плід деревний, що воно розсіває насіння, — нехай буде на їжу це вам! **30** І зёмній усій звірині і всьому птаству небесному, і кожному, що плазує по землі, що душа в ньому жива, — уся зелень яринна на їжу для них.“ І сталося так. **31** І побачив Бог усе, що вчинив. І ото, — вельми добре воно! І був вечір, і був ранок, — день шостий.

2 І були скінчені небо й земля, і все воїнство їхне. **2** І скінчив Бог дня сьомого працю Свою, яку Він чинив. І Він відпочив у дні сьомім від усієї праці Своєї, яку був чинив. **3** І поблагословив Бог день сьомий, і його освятив, бо в нім відпочив Він від усієї праці Своєї, яку, чинячи, Бог був створив. **4** Це ось походження неба й землі, коли створено

पैदाइश

1 खुदा ने सबसे पहले ज़मीन — ओ — आसमान को पैदा किया।

2 और ज़मीन वीरान और सुनसान थी और गहराओ के ऊपर अँधेरा था: और खुदा की रूह पानी की सतह पर जुम्बिश करती थी।

3 और खुदा ने कहा कि रोशनी हो जा, और रोशनी हो गई। 4 और

खुदा ने देखा कि रोशनी अच्छी है, और खुदा ने रोशनी को अँधेरे से जुदा किया। 5 और खुदा ने रोशनी को तो दिन कहा और अँधेरे को

रात। और शाम हुई और सुबह हुई तब पहला दिन हुआ। 6 और

खुदा ने कहा कि पानियों के बीच फ़जा हो ताकि पानी, पानी से जुदा हो जाए। 7 फिर खुदा ने फ़जा को बनाया और फ़जा के नीचे के

पानी को फ़जा के ऊपर के पानी से जुदा किया; और ऐसा ही हुआ।

8 और खुदा ने फ़जा को आसमान कहा। और शाम हुई और सुबह

हुई — तब दूसरा दिन हुआ। 9 और खुदा ने कहा कि आसमान के

नीचे का पानी एक जगह जमा हो कि ख़श्की नज़र आए, और ऐसा

ही हुआ। 10 और खुदा ने ख़श्की को ज़मीन कहा और जो पानी

जमा हो गया था उसको समुन्दर; और खुदा ने देखा कि अच्छा है।

11 और खुदा ने कहा कि ज़मीन घास और बीजदार बूटियों को, और

फलदार दरख़्तों को जो अपनी — अपनी किस्म के मुताबिक फलें

और जो ज़मीन पर अपने आप ही में बीज रखें उगाए और ऐसा ही

हुआ। 12 तब ज़मीन ने घास, और बूटियों को, जो अपनी —

अपनी किस्म के मुताबिक बीज रखें और फलदार दरख़्तों को

जिनके बीज उन की किस्म के मुताबिक उनमें हैं उगाया; और खुदा

ने देखा कि अच्छा है। 13 और शाम हुई और सुबह हुई — तब

तीसरा दिन हुआ। 14 और खुदा ने कहा कि फलक पर सितारे हों

कि दिन को रात से अलग करें; और वह निशान और ज़मानो और

दिनों और बरसों के फ़र्क के लिए हों। 15 और वह फलक पर

रोशनी के लिए हों कि ज़मीन पर रोशनी डालें, और ऐसा ही हुआ।

16 फिर खुदा ने दो बड़े चमकदार सितारे बनाए; एक बड़ा चमकदार

सितारा, कि दिन पर हुक्म करे और एक छोटा चमकदार सितारा

कि रात पर हुक्म करे और उसने सितारों को भी बनाया। 17 और

खुदा ने उनको फलक पर रखवा कि ज़मीन पर रोशनी डालें, 18

और दिन पर और रात पर हुक्म करें, और उजाले को अन्धेरे से

जुदा करें; और खुदा ने देखा कि अच्छा है। 19 और शाम हुई और

सुबह हुई — तब चौथा दिन हुआ। 20 और खुदा ने कहा कि पानी

जानदारों को कसरत से पैदा करे, और परिन्दे ज़मीन के ऊपर फ़जा

में उड़ें। 21 और खुदा ने बड़े बड़े दरियाई जानवरों को, और हर

किस्म के जानदार को जो पानी से बकसरत पैदा हुए थे, उनकी

किस्म के मुताबिक और हर किस्म के परिन्दों को उनकी किस्म

के मुताबिक, पैदा किया; और खुदा ने देखा कि अच्छा है। 22

और खुदा ने उनको यह कह कर बरकत दी कि फलो और बढ़ो

और इन समुन्दरों के पानी को भर दो, और परिन्दे ज़मीन पर बहुत

बढ़ जाएँ। 23 और शाम हुई और सुबह हुई — तब पाँचवाँ दिन

हुआ। 24 और खुदा ने कहा कि ज़मीन जानदारों को, उनकी किस्म

के मुताबिक, चौपाये और रेंगनेवाले जानदार और जंगली जानवर

उनकी किस्म के मुताबिक पैदा करे, और ऐसा ही हुआ। 25 और

खुदा ने जंगली जानवरों और चौपायों को उनकी किस्म के मुताबिक

और ज़मीन के रेंगने वाले जानदारों को उनकी किस्म के मुताबिक

बनाया; और खुदा ने देखा कि अच्छा है। 26 फिर खुदा ने कहा कि

हम इंसान को अपनी सूरत पर अपनी शबीह की तरह बनाएँ और वह

समुन्दर की मछलियों और आसमान के परिन्दों और चौपायों, और

तमाम ज़मीन और सब जानदारों पर जो ज़मीन पर रेंगते हैं इख़्तियार

रखें। 27 और खुदा ने इंसान को अपनी सूरत पर पैदा किया खुदा

की सूरत पर उसको पैदा किया — नर — ओ — नारी उनको पैदा

किया। 28 और खुदा ने उनको बरकत दी और कहा कि फलो और

बढ़ो और ज़मीन को भर दो और हुक्मत करो और समुन्दर की

मछलियों और हवा के परिन्दों और कुल जानवरों पर जो ज़मीन

पर चलते हैं इख़्तियार रखो। 29 और खुदा ने कहा कि देखो, मैं

तमाम रू — ए — ज़मीन की कुल बीजदार सब्जी और हर दरख़्त

जिसमें उसका बीजदार फल हो, तुम को देता हूँ; यह तुम्हारे खाने को

हों। 30 और ज़मीन के कुल जानवरों के लिए, और हवा के कुल

परिन्दों के लिए और उन सब के लिए जो ज़मीन पर रेंगने वाले हैं

जिनमें ज़िन्दगी का दम है, कुल हरी बूटियाँ खाने को देता हूँ, और

ऐसा ही हुआ। 31 और खुदा ने सब पर जो उसने बनाया था नज़र

की, और देखा कि बहुत अच्छा है, और शाम हुई और सुबह हुई तब

छठा दिन हुआ।

2 तब आसमान और ज़मीन और उनके कुल लश्कर का बनाना

ख़त्म हुआ। 2 और खुदा ने अपने काम को, जिसे वह करता था

सातवें दिन ख़त्म किया, और अपने सारे काम से जिसे वह कर रहा

था, सातवें दिन फ़ारिग हुआ। 3 और खुदा ने सातवें दिन को बरकत

दी, और उसे मुक़द्दस ठहराया; क्योंकि उसमें खुदा सारी कायनात से

जिसे उसने पैदा किया और बनाया फ़ारिग हुआ। 4 यह है आसमान

और ज़मीन की पैदाइश, जब वह पैदा हुए जिस दिन खुदावन्द खुदा

ने ज़मीन और आसमान को बनाया; 5 और ज़मीन पर अब तक खेत

का कोई पौधा न था और न मैदान की कोई सब्जी अब तक उगी

थी, क्योंकि खुदावन्द खुदा ने ज़मीन पर पानी नहीं बरसाया था, और

न ज़मीन जोतने को कोई इंसान था। 6 बल्कि ज़मीन से कुहर उठती

थी, और तमाम रू — ए — ज़मीन को सेराब करती थी। 7 और

खुदावन्द खुदा ने ज़मीन की मिट्टी से इंसान को बनाया और उसके

नथनों में ज़िन्दगी का दम फूँका इंसान जीती जान हुआ। 8 और

يارتىلىش

بولۇپ، يەر يۈزىگە يورۇقلۇق بەرسۇن!» دېۋىدى، دەل شۇنداق بولدى. 16 خۇدا ئىككى چوڭ نۇر چىقارغۇچى جىسمىنى ياراتتى؛ چوڭ نۇر چىقارغۇچىنى كۈندۈزنى باشقۇرىدىغان، كىچىك نۇر چىقارغۇچىنى كېچىنى باشقۇرىدىغان قىلدى. ھەممە يەنە يۇلتۇزلارنىمۇ ياراتتى. 17 خۇدا بۇلارنى يەرگە يورۇقلۇق بېرىپ، كۈندۈز بىلەن كېچىنى باشقۇرۇپ، يورۇقلۇق بىلەن قاراڭغۇلۇقنى ئايرىسۇن دەپ ئاسمانلارنىڭ گۈمبىزىگە ئورۇنلاشتۇردى. خۇدا بۇنىڭ ياخشى بولغانلىقىنى كۆردى. 19 شۇ تەرىقىدە كەچ بىلەن سەھەر ئوتتى، بۇ تۆتىنچى كۈن بولدى. 20 خۇدا يەنە: «سۇلاردا مىغ-مىغ جانىۋارلار بولسۇن، ئۇچار-قاناتلار يەرنىڭ ئۈستىدە، ئاسمان بوشلۇقىدا ئۇچسۇن» دېدى. 21 شۇنداق قىلىپ خۇدا سۇدىكى چوڭ-چوڭ مەخلۇقلارنى، شۇنداقلا سۇلاردا مىغ-مىغ جانىۋارلارنى ئۆز تۈرلىرى بويىچە ۋە ھەرخىل ئۇچار-قاناتلارنى ئۆز تۈرلىرى بويىچە ياراتتى. خۇدا بۇنىڭ ياخشى بولغانلىقىنى كۆردى. 22 خۇدا بۇ جانلىقلارغا بەخت-بەرىكەت ئاتا قىلىپ: «نەسىلىنىپ، كۆپىيىپ، دېڭىز سۇلىرىنى تولدۇرۇڭلار، ئۇچار-قاناتلارمۇ يەر يۈزىدە ئاۋۇسۇن» دېدى. 23 شۇ تەرىقىدە كەچ بىلەن سەھەر ئوتتى، بۇ بەشىنچى كۈن بولدى. 24 خۇدا يەنە: «يەر جانىۋارلارنى ئۆز تۈرلىرى بويىچە چىقارسۇن - مال-چارۋىلارنى، ئۆمۈلگۈچى جانىۋارلارنى ۋە ياۋايى ھايۋانلارنى ئۆز تۈرلىرى بويىچە ئايرىدە قىلسۇن» - دېۋىدى، دەل شۇنداق بولدى. 25 شۇنداق قىلىپ خۇدا يەردىكى ياۋايى ھايۋانلارنى ئۆز تۈرلىرى بويىچە، مال-چارۋىلارنى ئۆز تۈرلىرى بويىچە ۋە يەر يۈزىدە ئۆمۈلگۈچى بارلىق جانىۋارلارنى ئۆز تۈرلىرى بويىچە ياراتتى. خۇدا بۇنىڭ ياخشى بولغانلىقىنى كۆردى. 26 ئاندىن خۇدا: «ئۆز سۈرەت-ئوبرازىمىزدا، بىزگە ئوخشايدىغان قىلىپ ئىنساننى ياراتايلى. ئۇلار دېڭىزدىكى بېلىقلارغا، ئاسماندىكى ئۇچار-قاناتلارغا، بارلىق مال-چارۋىلارغا، پۈتكۈل يەر يۈزىگە ۋە يەر يۈزىدىكى بارلىق ئۆمۈلگۈچى جانىۋارلارغا ئىگىدارچىلىق قىلسۇن» دېدى. 27 شۇنداق قىلىپ، خۇدا ئىنساننى ئۆز سۈرەت-ئوبرازىدا ياراتتى؛ ئۇنى ئۆزىنىڭ سۈرىتىدە ياراتتى؛ ئۇلارنى ئەركەك-چىشى قىلىپ ياراتتى. 28 خۇدا ئۇلارغا

1 مۇقەددەمدە خۇدا ئاسمانلار بىلەن زېمىننى ياراتتى. 2 ئۇ چاغدا يەر بولسا شەكىلسىز ۋە قۇيۇقلۇق ھالەتتە بولدى؛ قاراڭغۇلۇق چوڭقۇر سۇلارنىڭ يۈزىنى قاپلىدى؛ خۇدانىڭ روھى چوڭقۇر سۇلار ئۈستىدە لەرزەن پەرۋاز قىلاتتى. 3 خۇدا: «يورۇقلۇق بولسۇن!» دېۋىدى، يورۇقلۇق پەيدا بولدى. 4 خۇدا يورۇقلۇقنىڭ ياخشى ئىكەنلىكىنى كۆردى؛ خۇدا يورۇقلۇق بىلەن قاراڭغۇلۇقنى ئايرىدى. 5 خۇدا يورۇقلۇقنى «كۈندۈز»، قاراڭغۇلۇقنى «كېچە» دەپ ئاتىدى. شۇ تەرىقىدە كەچ بىلەن سەھەر ئوتتى، بۇ تۇنجى كۈن بولدى. 6 ئاندىن خۇدا: - سۇلارنىڭ ئارىلىقىدا بىر بوشلۇق بولسۇن ۋە سۇلار [يۇقىرى-تۆۋەن] ئىككىگە ئايرىلىپ تۇرسۇن، دېدى. 7 شۇنىڭ بىلەن خۇدا بىر بوشلۇق ھاسىل قىلىپ، سۇلارنى بوشلۇقنىڭ ئاستىغا ۋە بوشلۇقنىڭ ئۈستىگە ئايرىۋەتتى؛ ئىش ئەنە شۇنداق بولدى. 8 خۇدا بۇ بوشلۇقنى «ئاسمان» دەپ ئاتىدى. شۇ تەرىقىدە كەچ بىلەن سەھەر ئوتتى، بۇ ئىككىنچى كۈن بولدى. 9 ئاندىن خۇدا: «ئاسماننىڭ ئاستىدىكى سۇلار بىر بەرگە يىغىلسۇن، قۇرۇق تۇپراق كۆرۈلسۇن!» دېۋىدى، دەل شۇنداق بولدى. 10 خۇدا قۇرۇق تۇپراقنى «يەر»، يىغىلغان سۇلارنى بولسا «دېڭىزلار» دەپ ئاتىدى. خۇدا بۇلارنىڭ ياخشى بولغانلىقىنى كۆردى. 11 ئاندىن خۇدا يەنە: «يەر ھەرخىل ئۆسۈملۈكلەرنى، ئورۇقلۇق ئوتياشلارنى، مېۋە بېرىدىغان دەرەخلەرنى تۈرلىرى بويىچە ئۆزىدە ئۆندۈرسۇن! مېۋىلەرنىڭ ئىچىدە ئورۇقلىرى بولسۇن!» دېۋىدى، دەل شۇنداق بولدى؛ 12 يەردىكى ئۆسۈملۈكلەرنى، يەنى ئورۇق چىقىدىغان ئوتياشلارنى ئۆز تۈرلىرى بويىچە، مېۋە بېرىدىغان، يەنى مېۋىلەرنىڭ ئىچىدە ئورۇقلىرى بولغان دەرەخلەرنى ئۆز تۈرلىرى بويىچە ئۆندۈردى. خۇدا بۇلارنىڭ ياخشى بولغانلىقىنى كۆردى. 13 شۇ تەرىقىدە كەچ بىلەن سەھەر ئوتتى، بۇ ئۈچىنچى كۈن بولدى. 14 خۇدا يەنە: «كۈندۈز بىلەن كېچىنى ئايرىپ بېرىش ئۈچۈن ئاسمانلاردا يورۇقلۇق جىسىملار بولسۇن. ئۇلار كۈنلەر، پەسىللەر ۋە يىللارنى ئايرىپ تۇرۇشقا بەلگە بولسۇن؛ 15 ئۇلار ئاسمانلاردا تۇرۇپ نۇر چىقارغۇچى

Яритилиш

1 Муқәддәмдә Худа асманлар билән зиминни яратти. **2** У чағда йәр болса шәкилсиз вә қуқуруқ һаләттә болди; қараңғулуқ чоңқур суларниң йүзини қаплиди; Худаниң Роһи чоңқур сулар үстидә ләрзан пәрваз қилатти. **3** Худа: «Йоруқлуқ болсун!» девиди, йоруқлуқ пәйда болди. **4** Худа йоруқлуқниң яхши екәнлигини көрди; Худа йоруқлуқ билән қараңғулуқни айриди. **5** Худа йоруқлуқни «күндүз», қараңғулуқни «кечә» дәп атиди. Шу тәриқидә кәч билән сәһәр өтти, бу тунжа күн болди. **6** Андин Худа: — Суларниң арилиғида бир бошлуқ болсун вә сулар [жуқури-төвән] иккигә айрилип турсун, деди. **7** Шуниң билән Худа бир бошлуқ һасил қилип, суларни бошлуқниң астиға вә бошлуқниң үстигә айривәтти; иш әнә шундақ болди. **8** Худа бу бошлуқни «асман» дәп атиди. Шу тәриқидә кәч билән сәһәр өтти, бу иккинчи күн болди. **9** Андин Худа: «Асманниң астидики сулар бир йәргә жиғилсун, қуруқ тупрақ көрүнсун!» девиди, дәл шундақ болди. **10** Худа қуруқ тупрақни «йәр», жиғилған суларни болса «деңизлар» дәп атиди. Худа буларниң яхши болғанлиғини көрди. **11** Андин Худа йәнә: «Йәр һәр хил өсүмлүкләрни, уруқлуқ отяшларни, мевә беридиған дәрәқләрни түрлири бойичә өзидә үндүрсун! Мевиләрниң ичидә уруқлири болсун!» девиди, дәл шундақ болди; **12** йәрдики өсүмлүкләрни, йәни уруқ чиқидиған отяшларни өз түрлири бойичә, мевә беридиған, йәни мевилириниң ичидә уруқлири болған дәрәқләрни өз түрлири бойичә үндүрди. Худа буларниң яхши болғанлиғини көрди. **13** Шу тәриқидә кәч билән сәһәр өтти, бу үчинчи күн болди. **14** Худа йәнә: «Күндүз билән кечини айрип бериш үчүн асманларда йоруқлуқ жисимлар болсун. Улар күнләр, пәсиллар вә жилларни айрип турушқа бәлгү болсун; **15** улар асманларда туруп нур чиқарғучи болуп, йәр йүзигә йоруқлуқ

бәрсун!» девиди, дәл шундақ болди. **16** Худа икки чоң нур чиқарғучи жисимни яратти; чоң нур чиқарғучини күндүзни башқуридиған, кичик нур чиқарғучни кечини башқуридиған қилди. һәмдә йәнә юлтузларниму яратти. **17** Худа буларни йәргә йоруқлуқ берип, күндүз билән кечини башқуруп, йоруқлуқ билән қараңғулуқни айрисун дәп асманларниң гүмбизигә орунлаштурди. Худа буниң яхши болғанлиғини көрди. **19** Шу тәриқидә кәч билән сәһәр өтти, бу төртинчи күн болди. **20** Худа йәнә: «Суларда миғ-миғ жаниварлар болсун, учар-қанатлар йәрниң үстидә, асман бошлуғида учсун» деди. **21** Шундақ қилип Худа судики чоң-чоң мәхлуқларни, шундақла суларда миғ-миғ жаниварларни өз түрлири бойичә вә һәр хил учар-қанатларни өз түрлири бойичә яратти. Худа буниң яхши болғанлиғини көрди. **22** Худа бу жанлиқларға бәхит-бәрикәт ата қилип: «Нәсиллинип, көпийип, деңиз сулирини толдуруңлар, учар-қанатларму йәр йүзидә көпәйсун» деди. **23** Шу тәриқидә кәч билән сәһәр өтти, бу бәшинчи күн болди. **24** Худа йәнә: «Йәр жаниварларни өз түрлири бойичә чиқарсун — мал-чарвиларни, өмүлигүчи жаниварларни вә явайи һайванларни өз түрлири бойичә апиридә қилсун» — девиди, дәл шундақ болди. **25** Шундақ қилип Худа йәрдики явайи һайванларни өз түрлири бойичә, мал-чарвиларни өз түрлири бойичә вә йәр йүзидә өмүлигүчи барлиқ жаниварларни өз түрлири бойичә яратти. Худа буниң яхши болғанлиғини көрди. **26** Андин Худа: «Өз сүрәт-образимизда, Бизгә охшайдиған қилип инсанни яритағайли. Улар деңиздики белиқларға, асмандики учар-қанатларға, барлиқ мал-чарвиларға, пүткүл йәр йүзигә вә йәр йүзидики барлиқ өмилигүчи жаниварларға егидарчилик қилсун» деди. **27** Шундақ қилип, Худа инсанни Өз сүрәт-образида яратти; Уни Өзиниң сүритидә яратти; Уларни әркәк-чиши қилип яратти. **28** Худа уларға бәхит-бәрикәт ата қилип: «Силәр нәсиллинип, көпийип, йәр йүзини

Yaritilish

1 Muqaddemde Xuda asmanlar bilan zéminni yaratti. **2** U chaghda yer bolsa shekilsiz we qupquruq halette boldi; qarangghuluq chongqur sularning yüzini qaplidi; Xudaning Rohi chongqur sular üstide lerzan perwaz qilatti. **3** Xuda: «Yoruqluq bolsun!» déwidi, yoruqluq peyda boldi. **4** Xuda yoruqluqning yaxshi ikenlikini kördi; Xuda yoruqluq bilen qarangghuluqni ayridi. **5** Xuda yoruqluqni «kündüz», qarangghuluqni «kéche» dep atidi. Shu teriqide kech bilen seher ötti, bu tunji kün boldi. **6** Andin Xuda: — Sularning ariliqida bir boshluq bolsun we sular [yuqiri-töwen] ikkige ayrilip tursun, dédi. **7** Shuning bilen Xuda bir boshluq hasil qilip, sularni boshluqning astigha we boshluqning üstige ayriwetti; ish ene shundaq boldi. **8** Xuda bu boshluqni «asman» dep atidi. Shu teriqide kech bilen seher ötti, bu ikkinchi kün boldi. **9** Andin Xuda: «Asmanning astidiki sular bir yerge yighilsun, quruq tupraq körünsun!» déwidi, del shundaq boldi. **10** Xuda quruq tupraqni «yer», yighilghan sularni bolsa «dégizlar» dep atidi. Xuda bularning yaxshi bolghanliqini kördi. **11** Andin Xuda yene: «Yer herxil ösümlüklerni, uruqluq otyashlarni, méwe bérédighan derexlerni türliri boyiche özide ündürsun! Méwilerning ichide uruqliri bolsun!» déwidi, del shundaq boldi; **12** yerdiki ösümlüklerni, yeni uruq chiqidighan otyashlarni öz türliri boyiche, méwe bérédighan, yeni méwilirining ichide uruqliri bolghan derexlerni öz türliri boyiche ündürdi. Xuda bularning yaxshi bolghanliqini kördi. **13** Shu teriqide kech bilen seher ötti, bu üçinchi kün boldi. **14** Xuda yene: «Kündüz bilen kéchini ayrip bérish üçün asmanlarda yoruqluq jisimlar bolsun. Ular künler, pesillar we yillarni ayrip turushqa belge bolsun; **15** ular asmanlarda turup nur chiqarghuchi bolup, yer yüzige yoruqluq bersun!» déwidi, del shundaq boldi. **16** Xuda ikki chong nur chiqarghuchi jisimni yaratti; chong nur chiqarghuchini kündüzni bashquridighan, kichik nur chiqarghuchni kéchini bashquridighan qildi.

Hemde yene yultuzlarnimu yaratti. **17** Xuda bularni yerge yoruqluq béríp, kündüz bilen kéchini bashqurup, yoruqluq bilen qarangghuluqni ayrisun dep asmanlarning gümbizige orunlashturdi. Xuda buning yaxshi bolghanliqini kördi. **19** Shu teriqide kech bilen seher ötti, bu tötinchi kün boldi. **20** Xuda yene: «Sularda migh-migh janiwarlar bolsun, uchar-qanatlar yerning üstide, asman boshluqida uchsun» dédi. **21** Shundaq qilip Xuda sudiki chong-chong mexluqlarni, shundaqla sularda migh-migh janiwarlarni öz türliri boyiche we herxil uchar-qanatlarni öz türliri boyiche yaratti. Xuda buning yaxshi bolghanliqini kördi. **22** Xuda bu janliqlargha bext-beriket ata qilip: «Nesillinip, köpiyip, déngiz sulirini toldurunglar, uchar-qanatlar mu yer yüzide awusun» dédi. **23** Shu teriqide kech bilen seher ötti, bu beshinchi kün boldi. **24** Xuda yene: «Yer janiwarlarni öz türliri boyiche chiqarsun — mal-charwilarni, ömüligüchi janiwarlarni we yawayi haywanlarni öz türliri boyiche apiride qilsun» — déwidi, del shundaq boldi. **25** Shundaq qilip Xuda yerdiki yawayi haywanlarni öz türliri boyiche, mal-charwilarni öz türliri boyiche we yer yüzide ömüligüchi barliq janiwarlarni öz türliri boyiche yaratti. Xuda buning yaxshi bolghanliqini kördi. **26** Andin Xuda: «Öz süret-obrazimizda, Bizge oxshaydighan qilip insanni yaritayli. Ular déngizdiki béliqlargha, asmandiki uchar-qanatlargha, barliq mal-charwilargha, pütkül yer yüzige we yer yüzidiki barliq ömüligüchi janiwarlarga igidarchiliq qilsun» dédi. **27** Shundaq qilip, Xuda insanni Öz süret-obrazida yaratti; Uni Özining sürütide yaratti; Ularni erkek-chishi qilip yaratti. **28** Xuda ulargha bext-beriket ata qilip: «Siler nesillinip, köpiyip, yer yüzini toldurup boysundurunglar; déngizdiki béliqlar, asmandiki uchar-qanatlargha, shuningdek yer yüzide yüridighan herbir haywanlarga igidarchiliq qilinglar» dédi. **29** Andin Xuda yene: «Mana, Men pütkül yer yüzidiki uruqluq otyashlar bilen uruqluq méwe bérédighan herbir derexlerni silerge ozuqluq bolsun dep berdim; **30** shundaqla yerdiki barliq janiwarlar

Yaritilix

1 Mukəddəmdə Huda asmanlar bilən zeminni yaratti. **2** U qaojda yər bolsa xəkilsiz wə qupkuruq hələttə boldi; karangojuluk qongkur sularning yuzini kaplidi; Hudaning Roqi qongkur sular üstidə lərzan pərwaz kılatti. **3** Huda: «Yorukluk bolsun!» dewidi, yorukluk pəyda boldi. **4** Huda yoruklukning yahxi ikənlisini kərdi; Huda yorukluk bilən karangojulukni ayridi. **5** Huda yoruklukni «kündüz», karangojulukni «keqə» dəp atidi. Xu tərəkidə kəq bilən səhər ətти, bu tunji kün boldi. **6** Andin Huda: — Sularning arilikida bir boxluk bolsun wə sular [yukiri-təwən] ikkigə ayrilip tursun, dedi. **7** Xuning bilən Huda bir boxluk hasil kılıp, sularni boxlukning astioqa wə boxlukning üstigə ayriwətti; ix ənə xundak boldi. **8** Huda bu boxlukni «asman» dəp atidi. Xu tərəkidə kəq bilən səhər ətти, bu ikkinji kün boldi. **9** Andin Huda: «Asmanning astidiki sular bir yərgə yiojilsun, kuruk tuprak kəriunsun!» dewidi, dəl xundak boldi. **10** Huda kuruk tuprakni «yər», yiojilojan sularni bolsa «dengizlar» dəp atidi. Huda bularning yahxi boləjanlikini kərdi. **11** Andin Huda yənə: «Yər hərhil əsümlüklərni, urukluk otyaxlarni, mewə beridiojan dərəhlərni türliri boyiqə əzidə ündürsun! Mewilərnin iqidə urukliri bolsun!» dewidi, dəl xundak boldi; **12** yərdiki əsümlüklərni, yəni uruk qikidiojan otyaxlarni əz türliri boyiqə, mewə beridiojan, yəni mewilirining iqidə urukliri boləjan dərəhlərni əz türliri boyiqə ündürdi. Huda bularning yahxi boləjanlikini kərdi. **13** Xu tərəkidə kəq bilən səhər ətти, bu üqinqi kün boldi. **14** Huda yənə: «Kündüz bilən keqini ayrip berix üqün asmanlarda yorukluk jisimlar bolsun. Ular künlər, pəsillar wə yillarni ayrip turuxqa bəlgə bolsun; **15** ular asmanlarda turup nur qikərojuqi bolup, yər yuzigə yorukluk bərsun!» dewidi, dəl xundak boldi. **16** Huda ikki qong nur qikərojuqi jisimni yaratti; qong nur qikərojuqini kündüzni baxkuridiojan, kikiq nur qikərojuqni keqini baxkuridiojan kildi. Həmdə yənə yultuzlarnimu yaratti. **17** Huda bularni yərgə yorukluk bərip,

kündüz bilən keqini baxkurup, yorukluk bilən karangojulukni ayrisun dəp asmanlarning gümbizigə orunlaxturdi. Huda buning yahxi boləjanlikini kərdi. **19** Xu tərəkidə kəq bilən səhər ətти, bu tətinqi kün boldi. **20** Huda yənə: «Sularda mioj-mioj janiwarlar bolsun, uqar-qanatlar yərnin üstidə, asman boxlukida uqsun» dedi. **21** Xundak kılıp Huda sudiki qong-qong məhluklarni, xundakla sularda mioj-mioj janiwarlarni əz türliri boyiqə wə hərhil uqar-qanatlarni əz türliri boyiqə yaratti. Huda buning yahxi boləjanlikini kərdi. **22** Huda bu janliklarəja bəht-bərikət ata kılıp: «Nəsillinip, kəpiyip, dengiz sulirini toldurunglar, uqar-qanatlar mu yər yuzidə awusun» dedi. **23** Xu tərəkidə kəq bilən səhər ətти, bu bəxinqi kün boldi. **24** Huda yənə: «Yər janiwarlarni əz türliri boyiqə qikərsun — mal-qarwilarni, əmüligüqi janiwarlarni wə yawayi həywanlarni əz türliri boyiqə apiridə kilsun» — dewidi, dəl xundak boldi. **25** Xundak kılıp Huda yərdiki yawayi həywanlarni əz türliri boyiqə, mal-qarwilarni əz türliri boyiqə wə yər yuzidə əmüligüqi barlik janiwarlarni əz türliri boyiqə yaratti. Huda buning yahxi boləjanlikini kərdi. **26** Andin Huda: «Əz sürət-obrazimizda, Bizgə ohxaydiojan kılıp insanni yaritayli. Ular dengizdiki beliklarəja, asmandiki uqar-qanatlarəja, barlik mal-qarwiləja, pütkül yər yuzigə wə yər yuzidiki barlik əmiligüqi janiwarlarəja igidarqilik kilsun» dedi. **27** Xundak kılıp, Huda insanni Əz sürət-obrazida yaratti; Uni Əzining süritidə yaratti; Ularni ərkək-qixi kılıp yaratti. **28** Huda ularəja bəht-bərikət ata kılıp: «Silər nəsillinip, kəpiyip, yər yuzini toldurup boysundurunglar; dengizdiki beliklar, asmandiki uqar-qanatlarəja, xuningdək yər yuzidə yuridiojan hər bir həywanlarəja igidarqilik kilinglar» dedi. **29** Andin Huda yənə: «Mana, Mən pütkül yər yuzidiki urukluk otyaxlar bilən urukluk mewə beridiojan hər bir dərəhlərni silərgə ozukluk bolsun dəp bərdim; **30** xundakla yərdiki barlik janiwarlar bilən asmandiki barlik uqar-qanatlar wə yər yuzidə barlik əmiligüqilərgə, yəni barlik jan-janiwarlarəja ozukluk bolsun dəp barlik gül-giyahlarni bərdim» dewidi, dəl xundak boldi. **31** Huda yaratkanlirining həmmisigə səpselip

Sáng Thế

1 Ban đầu, Đức Chúa Trời sáng tạo trời đất.

2 Lúc ấy, đất chỉ là một khối hỗn độn, không có hình dạng rõ rệt. Bóng tối che mặt vực, và Linh Đức Chúa Trời vận hành trên mặt nước. **3** 23 Đó là buổi tối và buổi sáng ngày thứ năm. **24** Đức Chúa Trời phán: “Phải có ánh sáng.” Ánh sáng liền xuất hiện. **4** Đức Chúa Trời thấy ánh sáng tốt đẹp nên Ngài phân biệt sáng với tối. **5** Đức Chúa Trời gọi sáng là “ngày,” tối là “đêm.” Đó là buổi tối và buổi sáng ngày thứ nhất. **6** Đức Chúa Trời lại phán: “Phải có khoảng không để phân cách nước với nước.” **7** Vì thế, Đức Chúa Trời tạo ra khoảng không để phân cách nước dưới khoảng không và nước trên khoảng không. **8** Đức Chúa Trời gọi khoảng không là “trời.” Đó là buổi tối và buổi sáng ngày thứ hai. **9** Kế đến, Đức Chúa Trời phán: “Nước dưới trời phải tụ lại, và đất khô phải xuất hiện.” Liền có như thế. **10** Đức Chúa Trời gọi chỗ khô là “đất” và chỗ nước tụ lại là “biển.” Đức Chúa Trời thấy điều đó là tốt đẹp. **11** Đức Chúa Trời phán: “Đất phải sinh thảo mộc—có kết hạt tùy theo loại, và cây kết quả có hạt tùy theo loại.” Liền có như thế. **12** Đất sinh sản thảo mộc—có kết hạt tùy theo loại, và cây kết quả có hạt tùy theo loại. Đức Chúa Trời thấy vậy là tốt đẹp. **13** Đó là buổi tối và buổi sáng ngày thứ ba. **14** Tiếp theo, Đức Chúa Trời phán: “Phải có các thiên thể để soi sáng mặt đất, phân biệt ngày đêm, chỉ định thời tiết, ngày, và năm. **15** Hãy có những vì sáng trên bầu trời để soi sáng mặt đất.” Liền có như thế. **16** Đức Chúa Trời làm ra hai thiên thể. Thiên thể lớn hơn trị vì ban ngày; thiên thể nhỏ hơn cai quản ban đêm. Ngài cũng tạo nên các tinh tú. **17** Đức Chúa Trời đặt các thiên thể để soi sáng mặt đất, **18** cai quản ngày đêm, phân biệt sáng và tối. Đức Chúa Trời thấy điều đó là tốt đẹp. **19** Đó là buổi tối và buổi sáng ngày thứ tư. **20** Đức Chúa Trời phán tiếp rằng: “Nước phải có thật nhiều cá và sinh vật. Trên mặt đất dưới vòm trời phải có chim bay lượn.” **21** Đức Chúa Trời tạo ra các giống cá lớn dưới biển, các

loài cá khác tùy theo loại, và các loài chim tùy theo loại. **22** Đức Chúa Trời thấy điều đó là tốt đẹp. Ngài ban phước lành cho chúng và phán: “Hãy sinh sản và tăng thêm cho đầy dãy biển. Các loài chim hãy tăng thêm nhiều trên đất.” Đức Chúa Trời lại phán: “Đất phải có các sinh vật tùy theo loại—gia súc, loài bò sát, và thú rừng mỗi loài tùy theo loại.” Liền có như thế. **25** Đức Chúa Trời tạo ra các loài dã thú tùy theo loại, các loài súc vật tùy theo loại, và các loài bò sát tùy theo loại. Đức Chúa Trời thấy vậy là tốt đẹp. **26** Đức Chúa Trời phán: “Chúng ta hãy tạo nên loài người theo hình ảnh chúng ta, giống như chúng ta, để quản trị các loài cá dưới biển, loài chim trên trời, cùng các loài súc vật, loài dã thú, và các loài bò sát trên mặt đất.” **27** Vì thế, Đức Chúa Trời sáng tạo loài người theo hình ảnh Ngài. Dựa theo hình ảnh Đức Chúa Trời, Ngài tạo nên loài người. Ngài sáng tạo người nam và người nữ. **28** Đức Chúa Trời ban phước cho loài người và phán cùng họ rằng: “Hãy sinh sản và gia tăng cho đầy dãy đất. Hãy chinh phục đất đai. Hãy quản trị các loài cá dưới biển, loài chim trên trời, và loài thú trên mặt đất.” **29** Đức Chúa Trời phán: “Này, Ta cho các con mọi loài cỏ kết hạt trên mặt đất và mọi loài cây kết quả có hạt để dùng làm lương thực. **30** Ta cũng ban cỏ xanh làm lương thực cho các loài thú dưới đất và loài chim trên trời.” Liền có như vậy. **31** Đức Chúa Trời thấy mọi loài Ngài đã sáng tạo, tất cả đều tốt đẹp. Đó là buổi tối và buổi sáng ngày thứ sáu.

2 Như thế, trời đất và vạn vật đều được sáng tạo xong. **2** Đến ngày thứ bảy, công trình hoàn tất, Đức Chúa Trời nghỉ mọi việc. **3** Đức Chúa Trời ban phước lành và thánh hóa ngày thứ bảy, vì là ngày Ngài nghỉ mọi công việc sáng tạo. **4** Đó là gốc tích việc Đức Chúa Trời Hằng Hữu sáng tạo trời đất. Khi Đức Chúa Trời Hằng Hữu mới sáng tạo trời đất, **5** chưa có bụi cây nào trên mặt đất, cũng chưa có ngọn cỏ nào mọc ngoài đồng, và Đức Chúa Trời Hằng

Genesis

1 Ní ìbèrè ohun gbogbo Ọlọrun dá àwọn ọrun àti ayé. **2** Ayé sì wà ní rúdurúdu, ó sì sọfo, òkùnkùn sì wà lójú ibú omi, Èmí Ọlọrun sì ní rábàbà lójú omi. **3** Ọlọrun sì wí pé, “Jé kí ìmọlẹ́ kí ó wà,” ìmọlẹ́ sì wà. **4** Ọlọrun rí i pé ìmọlẹ́ nàà dára, ó sì ya ìmọlẹ́ nàà sọtò kúrò lára òkùnkùn. **5** Ọlọrun sì pe ìmọlẹ́ nàà ní “òsán,” àti òkùnkùn ní “òru.” Àsálẹ́ àti òwúrò sì jé ojó kìn-ín-ní. **6** Ọlọrun sì wí pé, “Jé kí òfúrufú kí ó wà ní àárín àwọn omi, láti pààlà sí àárín àwọn omi.” **7** Ọlọrun sì dá òfúrufú láti ya omi tí ó wà ní òkè òfúrufú kúrò lára omi tí ó wà ní orí ilẹ́. Ó sì rí bẹ̀ẹ̀. **8** Ọlọrun sì pe òfúrufú ní “òrun.” Àsálẹ́ àti òwúrò sì jé ojó kejì. **9** Ọlọrun sì wí pé, “Jé kí omi abé ọrun wọ papọ́ sí ojú kan, kí ilẹ́ gbígbe sì farahàn.” Ó sì rí bẹ̀ẹ̀. **10** Ọlọrun sì pe ilẹ́ gbígbe nàà ní “ilẹ́,” àti àpapọ́ omi ní “òkun.” Ọlọrun sì rí i wí pé ó dára. **11** Ọlọrun sì wí pé, “Jé kí ilẹ́ kí ó hu ọ̀gbìn: ewéko ti yòò máa mú èso wá àti igi tí yòò máa so èso ní irú tirẹ́, tí ó ní irúgbìn nínú.” Ó sì rí bẹ̀ẹ̀. **12** Ilẹ́ sì hù ọ̀gbìn: ewéko tí ó ní so èso ní irú tirẹ́, àti igi tí ó ní so èso, tí ó ní irúgbìn nínú ní irú tirẹ́. Ọlọrun sì rí pé ó dára. **13** Àsálẹ́ àti òwúrò sì jé ojó kẹta. **14** Ọlọrun sì wí pé, “Jé kí ìmọlẹ́ kí ó wà ní ojú ọrun, láti pààlà sí àárín ọsán àti òru, kí wọn ó sì máa wà fún àmì láti mọ àwọn àsikò, àti àwọn ojó àti àwọn ọdún. **15** Kí wọn ó jé ìmọlẹ́ ní ojú ọrun láti tan ìmọlẹ́ sí orí ilẹ́.” Ó sì rí bẹ̀ẹ̀. **16** Ọlọrun dá ìmọlẹ́ ríla ríla méjì, ìmọlẹ́ tí ó tóbi láti ẹ̀ ọ̀kóso ọsán àti ìmọlẹ́ tí ó kéré láti ẹ̀ ọ̀kóso ọru. Ó sì dá àwọn iràwọ̀ pẹ̀lú. **17** Ọlọrun sì ẹ̀ wọn lójò sí ojú ọrun láti máa tan ìmọlẹ́ sí orí ilẹ́, **18** láti ẹ̀kóso ọsán àti ọru àti láti pààlà sí àárín ìmọlẹ́ àti òkùnkùn. Ọlọrun sì rí i pé ó dára. **19** Àsálẹ́ àti òwúrò sì jé ojó kẹrin. **20** Ọlọrun sì wí pé, “Jé kí omi kí ó kún fún àwọn ohun aláàyè, kí àwọn ẹ̀yẹ́ kí ó sì máa fò ní òfúrufú.” **21** Nítorí nàà Ọlọrun dá àwọn ẹ̀dà aláàyè ríla ríla sí inú òkun, àwọn ohun ẹ̀lẹ́míí àti àwọn ohun tí ó rìn ní onírúurú tiwọn, àti àwọn ẹ̀yẹ́ abiyé ní onírúurú tiwọn. Ọlọrun sì rí i pé ó dára. **22** Ọlọrun sùre fún wọn, ó sì wí pé, “È máa bí sí i, ẹ̀ sì máa pọ́ sí i, ẹ̀ kún inú omi òkun, kí àwọn ẹ̀yẹ́ nàà sì máa pọ́ sí i ní

orí ilẹ́.” **23** Àsálẹ́ àti òwúrò sì jé ojó karùn-ún. **24** Ọlọrun sì wí pé, “Kí ilẹ́ kí ó mú ohun aláàyè jáde ní onírúurú wọn: ẹran ọ̀sìn, àwọn ohun afàyàfà àti àwọn ẹran inú igbó, ọ̀kò̀òkan ní irú tirẹ́.” Ó sì rí bẹ̀ẹ̀. **25** Ọlọrun sì dá ẹranko inú igbó àti ẹran ọ̀sìn gbogbo ní irú tirẹ́ àti gbogbo ohun aláàyè tí ó rìn ní ilẹ́ ní irú tirẹ́. Ọlọrun sì rí i pé ó dára. **26** Léyìn nàà ní Ọlọrun wí pé, “È jé kí a dá ẹ̀niyàn ní àwòrán ara wa, gégé bí ẹ̀wa ti rí, kí wọn kí ó jẹ ọba lórí ẹ̀ja òkun, ẹ̀yẹ́ ojú ọrun, ẹran ọ̀sìn, gbogbo ilẹ́ àti lórí ohun gbogbo tí ó rìn lórí ilẹ́.” **27** Nítorí nàà, Ọlọrun dá ẹ̀niyàn ní àwòrán ara rẹ̀, ní àwòrán Ọlọrun ni ó dá a, akọ àti abo ni ó dá wọn. **28** Ọlọrun sì sùre fún wọn, Ọlọrun sì wí fún wọn pé, “È máa bí sí i, kí ẹ̀ sì máa pọ́ sí i, kí ẹ̀ sì gbilẹ́, kí ẹ̀ ẹ̀ ẹ̀ ikápá ayé. È ẹ̀ ẹ̀ ọ̀kóso àwọn ẹ̀ja inú òkun, ẹ̀yẹ́ ojú ọrun àti gbogbo ẹ̀dà aláàyè tí ó rìn ní orí ilẹ́.” **29** Nígbà nàà ní Ọlọrun wí pé, “Mo fi gbogbo ohun ọ̀gbìn tí ó so èso fún un yín bí ọ̀unjẹ́ àti àwọn igi eléso pẹ̀lú. Gbogbo rẹ̀ yòò jẹ ọ̀unjẹ́ fún un yín. **30** Àti fún àwọn ẹranko inú igbó àti ẹ̀yẹ́ ojú ọrun àti àwọn ohun afàyàfà, gbogbo ohun tó ní ẹ̀émí iyẹ́ nínú ni mo fi ewéko fún bí ọ̀unjẹ́.” Ó sì rí bẹ̀ẹ̀. **31** Ọlọrun sì rí àwọn ohun gbogbo tí ó dá, ó dára gidigidi. Àsálẹ́ àti òwúrò sì jé ojó kẹfa.

2 Báyi ní Ọlọrun parí dídá àwọn ọrun àti ayé, àti ohun gbogbo tí ó wà nínú rẹ̀. **2** Ní ojó keje Ọlọrun sì parí iṣẹ́ rẹ̀ tí ó ti ní ẹ̀; ó sì sinmi ní ojó keje kúrò nínú iṣẹ́ rẹ̀ gbogbo tí ó ti ní ẹ̀. **3** Ọlọrun sì sùre fún ojó keje, ó sì yà á sí míímọ́, nítorí pé ní ojó nàà ni ó sinmi kúrò nínú iṣẹ́ dídá ayé tí ó ti ní ẹ̀. **4** Èyi ní itàn bí Ọlọrun ẹ̀ dá àwọn ọrun àti ayé nígbà tí ó dá wọn. Nígbà tí Olúwa Ọlọrun dá ayé àti àwọn ọrun. **5** Kò sí igi igbó kan ní orí ilẹ́, bẹ̀ẹ̀ ní kò sí ewéko igbó kan tí ó tí ì hù jáde ní ilẹ́, nítorí Olúwa Ọlọrun kò tí ì rọ̀jò sórí ilẹ́, kò sì sí ẹ̀niyàn láti ro ilẹ́. **6** Ẹ̀gbọn isun omi ní jáde láti ilẹ́, ó sì ní bu omi rìn gbogbo ilẹ́. **7** Olúwa Ọlọrun sì fi erùpẹ́ ilẹ́ mọ ẹ̀niyàn, ó sì mí ẹ̀émí iyẹ́ sí ihò imú rẹ̀, ẹ̀niyàn sì di aláàyè ọ̀kàn. **8** Olúwa Ọlọrun sì gbin ogbà kan sí Edeni ní ihà ilà-òòrùn, níbẹ̀ ni ó fi ọ̀kùnrin nàà tí ó ti dá sí. **9** Olúwa Ọlọrun sì mú kí onírúurú igi hù jáde láti inú ilẹ́, àwọn igi tí ó dùn ún wò lójú, tí